ಶುಕ್ರವಾರ, ಫೆಬ್ರುವರಿ 6, 2026| ₹ 7.00

prajavani.net prajavani

www.prajavani.net

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನ ಪತ್ರಿಕೆ



ಮುಷ್ಕರ...
‘ಸ್ಟೈಫಂಡ್’ ಜಾರಿ ಮಾಡುವಂತೆ ಆಗ್ರಹಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಮುಷ್ಕರಆರಂಭಿಸಿದರು



ಕಂಸಾಳೆ
ಕರ್ನಾಟಕ ನಾಟಕ ಅಕಾಡೆಮಿ ಮಲ್ಲತ್ತಹಳ್ಳಿಯ ಕಲಾ ಗ್ರಾಮದಲ್ಲಿ ಆಯೋಜಿಸಿದ್ದ ಭಾರತ ರಂಗ ಉತ್ಸವದಲ್ಲಿ ಕಂಸಾಳೆ ನೃತ್ಯವನ್ನು ಪ್ರಸ್ತುತ ಪಡಿಸಿದ ಮಹಿಳಾ ತಂಡದ ಕಲಾವಿದರು

ಶುಕ್ರವಾರ, ಫೆಬ್ರುವರಿ 6, 2026| ₹ 7.00
prajavani.net prajavani
www.prajavani.net

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನ ಪತ್ರಿಕೆ

ನಗು...
ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಬಜೆಟ್ ಅಧಿವೇಶನಕ್ಕೆ ಬರುವಾಗ ನಗೆ ಬೀರಿದರು



ಉಡುಗೆ...
ನಾಗಾಲ್ಯಾಂಡ್ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಲ್ಲಿನ ಸಾಂಪ್ರದಾಯಿಕ ದಿರಿಸಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡರು



ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡ ನುಂಗಪ್ಪಗಳು !



ಶ್ರಮಿಕರ ಬದುಕಿಗೆ ಭರವಸೆ ವಿಬಿ-ಜಿ ರಾಮ್ ಜಿ

Viksit Bharat Guarantee for Rozgar and Ajeevika Mission (Gramin)

- ಉದ್ಯೋಗ ಮತ್ತು ನ್ಯಾಯಯುತ ವೇತನ ಗ್ರಾಮೀಣ ಕಾರ್ಮಿಕರ ಹಕ್ಕು ಎಂದು ಪ್ರತಿಪಾದಿಸಿ ಕೆಲಸದ ದಿನಗಳನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ
- ವಿಬಿ-ಜಿ ರಾಮ್ ಜಿ ಅಡಿ ಹದಿನೈದು ದಿನದೊಳಗೆ ಡಿಬಿಟಿ ಮೂಲಕ ವೇತನ ಪಾವತಿಯಾಗಲಿದೆ. ಮನ್ರೇಗಾದಲ್ಲಿ ತಿಂಗಳಾನುಗಟ್ಟಲೆ ವೇತನ ಪಾವತಿಯಾಗುತ್ತಿರಲಿಲ್ಲ
- ಗ್ರಾಮ ಸಭೆಗಳಲ್ಲಿ ನಿರ್ಧಾರವಾಗಿ ಗ್ರಾಮ ಪಂಚಾಯಿತಿಗಳ ಮೂಲಕವೇ ಕೆಲಸಗಳು ನಡೆಯುತ್ತವೆ
- ಬಯೋಮೆಟ್ರಿಕ್ ಹಾಜರಾತಿ, ಮೊಬೈಲ್ ಆಧಾರಿತ ಮೇಲ್ವಿಚಾರಣೆ, AI ಡಿಜಿಟಲ್, GPS ವ್ಯವಸ್ಥೆ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ
- ನಿಗದಿತ ಸಮಯದೊಳಗೆ ಉದ್ಯೋಗ ಸಿಗದಿದ್ದರೆ ನಿರುದ್ಯೋಗ ಭತ್ಯೆ ಪಾವತಿಯಾಗಲಿದೆ
- ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ವಿಬಿ-ಜಿ ರಾಮ್ ಜಿ ಮೂಲಕ ನನಸು ಮಾಡುವುದೇ ಮೋದಿ ಸರ್ಕಾರದ ಸಂಕಲ್ಪವಾಗಿದೆ

➤ ನಕಲಿ ಗಾಂಧಿಗಳಿಂದ ಮಹಾತ್ಮ ಗಾಂಧೀಜಿ ಅವರಿಗೆ ಅವಮಾನ

➤ ಮಹಾತ್ಮರು ಹೇಳಿದ್ದು ಸ್ವಾತಂತ್ರ್ಯ ನಂತರ 'ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ' ಆದರೆ ನುಂಗಪ್ಪಗಳು ಕಾಂಗ್ರೆಸ್ಸನ್ನೇ ' ಬಂಡವಾಳ ಮಾಡಿಕೊಂಡರು !

➤ ಮಹಾತ್ಮ ಗಾಂಧಿ ಅವರ ಕನಸು ಸ್ವಚ್ಛ ಭಾರತ್ ಜಾರಿಗೆ ತಂದಿದ್ದು ನರೇಂದ್ರ ಮೋದಿಜಿ

ಮಹಾತ್ಮ ಗಾಂಧೀಜಿ ಅವರ "ಗ್ರಾಮ ಸ್ವರಾಜ್ಯ" ಕನಸನ್ನು
"ವಿಬಿ-ಜಿ ರಾಮ್ ಜಿ" ಮೂಲಕ ನನಸಾಗಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಂದ ದೃಢ ಹೆಜ್ಜೆ

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಹೇಮಾವತಿ ಪುನರ್ವಸತಿ ಯೋಜನೆ: 1,842 ಪ್ರಕರಣಗಳಲ್ಲಿ ಅಕ್ರಮ ಭೂಮಂಜೂರಾತಿ

• ಚಿದಂಬರಪ್ರಸಾದ

ಮುಖ್ಯಾಂಶಗಳು
- 14 ವರ್ಷ ಅಕ್ರಮ ಮಂಜೂರಾತಿ
- ಸಂತ್ರಸ್ತರಿಗೆ ದೊರಕದ ನ್ಯಾಯ

ಹಾಸನ: ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿಯೂ ಅಕ್ರಮ ಮಂಜೂರಾತಿ ಮಾಡಲಾಗಿದ್ದು, ಇಂತಹ 1,842 ಪ್ರಕರಣಗಳನ್ನು ಪತ್ತೆ ಮಾಡಿ, ಮಂಜೂರಾತಿ ರದ್ದುಪಡಿಸಲಾಗಿದೆ. ಆದರೆ, 'ಈ ಅಕ್ರಮಕ್ಕೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಇದುವರೆಗೂ ಕ್ರಮವಾಗಿಲ್ಲ.

ಅಕ್ರಮ ಭೂಮಂಜೂರಾತಿಯಲ್ಲಿ ನಾಲ್ವರು ವಿಶೇಷ ಭೂಸ್ವಾಧೀನ ಅಧಿಕಾರಿಗಳು, 30 ತಹಶೀಲ್ದಾರರು, ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯ 7 ಸಿಬ್ಬಂದಿ ಹಾಗೂ ತಾಲ್ಲೂಕು ಕಚೇರಿಗಳ ಶಿರಸ್ತೇದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ದ್ವಿತೀಯ ದರ್ಜೆ ಸಹಾಯಕರು, ಭೂಮಾಪಕರು ಹಾಗೂ 168 'ಸಿ' ಗ್ರೂಪ್ ಸಿಬ್ಬಂದಿ ಭಾಗಿಯಾಗಿರುವುದು ದೃಢಪಟ್ಟಿದೆ. ಈ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

'ಈ ಬಗ್ಗೆ ಸಿಐಡಿ ವಿಶೇಷ ವಿಚಾರಣಾ ವಿಭಾಗದ ಡಿವೈಎಸ್ಪಿ ಅವರಿಗೆ ತನಿಖೆಯ ಹೊಣೆ ನೀಡಲಾಗಿದ್ದು, ಅಧಿಕಾರಿಗಳ ವಿರುದ್ಧದ ತನಿಖೆ ಪ್ರಗತಿಯಲ್ಲಿದೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರಿಗೆ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.

ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುವ 47 ಗ್ರಾಮಗಳ ಸಂತ್ರಸ್ತರ ಪುನರ್ವಸತಿಗಾಗಿ 1969ರಲ್ಲಿ ಬೇರೆಡೆ ಜಮೀನು ಮಂಜೂರು ಮಾಡಲಾಗಿತ್ತು. ನಂತರ ಅರ್ಹ ಸಂತ್ರಸ್ತರನ್ನು ಗುರುತಿಸಿ, ಜಮೀನು ಮಂಜೂರು ಮಾಡಬೇಕಿತ್ತು. ಆದರೆ, ಅಧಿಕಾರಿಗಳು ತಮಗಿಷ್ಟ ಬಂದವರಿಗೆ ಭೂಮಿಯನ್ನು ಮಂಜೂರು ಮಾಡಿದ್ದರು.

ಈ ಬಗ್ಗೆ ರಾಜ್ಯ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, 2005 ರಿಂದ 2019 ರವರೆಗೆ 1,842 ಪ್ರಕರಣಗಳಲ್ಲಿ ಅನರ್ಹರಿಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವುದು ದೃಢಪಟ್ಟಿದೆ.

ಅಕ್ರಮ ಹೇಗೆ?: ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅನರ್ಹರಿಗೆ ತಲಾ 4 ಎಕರೆಯಂತೆ ಭೂಮಿಯನ್ನು ಮಂಜೂರು ಮಾಡಿ, ಆದೇಶಿಸಿದ್ದಾರೆ. ಆದೇಶ ನೀಡುವ ಮೊದಲು ನೈಜತೆಯನ್ನು ಪರಿಶೀಲಿಸಿಲ್ಲ.

ಕೆಲವು ಪ್ರಕರಣಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ವರದಿ ಇಲ್ಲದೆಯೇ ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕರು, ಮಂಜೂರಾತಿಗಾಗಿ ಕಡತಗಳನ್ನು ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಗೆ ಸಲ್ಲಿಸಿದ್ದರು. ಅಚ್ಚರಿಯ ವಿಷಯವೆಂದರೆ, ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು, ವಿಶೇಷ ಭೂಸ್ವಾಧೀನ ಅಧಿಕಾರಿಗಳ ಪರವಾಗಿ ಸಹಿ ಮಾಡಿ, 78 ಪ್ರಕರಣಗಳಲ್ಲಿ ಭೂ ಮಂಜೂರಾತಿಗೆ ಅಭಿಪ್ರಾಯ ನೀಡುವಂತೆ ಸಂಬಂಧಿಸಿದ ತಾಲ್ಲೂಕು ಕಚೇರಿಗೆ ಸಲ್ಲಿಸಿರುವುದು ತನಿಖೆಯಲ್ಲಿ ಸ್ಪಷ್ಟವಾಗಿದೆ.

> ನೈಜ ಸಂತ್ರಸ್ತರಿಗೆ ಇದುವರೆಗೆ ಜಮೀನಿನ ದಾಖಲೆಗಳೇ ಸಿಕ್ಕಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಅಧ್ಯಕ್ಷತೆಯಲ್ಲಿಯೇ ಸಭೆ ನಡೆಸಿ, ಇತ್ಯರ್ಥಪಡಿಸಬೇಕು
> **ಎಸ್. ಕೃಷ್ಣ** ಹೇಮಾವತಿ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ

ಅರ್ಹರಿಗೆ ಭೂಮಿ: ಮತ್ತೊಂದು ಸಮಿತಿ

ಈಗಾಗಲೇ ಅನರ್ಹರಿಗೆ ನೀಡಿದ್ದ ಭೂ ಮಂಜೂರಾತಿ ರದ್ದುಪಡಿಸಲಾಗಿದ್ದು, ಈ ಭೂಮಿಯನ್ನು ನೈಜ ಸಂತ್ರಸ್ತರಿಗೆ ಹಂಚಿಕೆ ಮಾಡಬೇಕಾಗಿದೆ.

ಆದರೆ, ಸರ್ಕಾರ ಅದಕ್ಕಾಗಿ ಮತ್ತೊಂದು ಸಮಿತಿಯನ್ನು ರಚಿಸಿ 2025ರ ಏ.15ರಂದು ಆದೇಶ ಹೊರಡಿಸಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ 10 ಸದಸ್ಯರ ಸಮಿತಿ ರಚಿಸಲಾಗಿದ್ದು, ಸಮಿತಿಯು ತನಿಖೆ ನಡೆಸಿ, ನೈಜತೆ ದೃಢೀಕರಿಸಿದ ನಂತರವೇ ಅರ್ಹರಿಗೆ ಭೂಮಿ ಸಿಗಲಿದೆ. ಅಕ್ರಮ ಭೂಮಂಜೂರಾತಿ ಪತ್ತೆಗಾಗಿ ಸಮಿತಿ ರಚಿಸಲಾಗಿತ್ತು. ಇದೀಗ ನೈಜ ಸಂತ್ರಸ್ತರ ಪತ್ತೆಗೆ ಮತ್ತೊಂದು ಸಮಿತಿ ಮಾಡಲಾಗಿದೆ. ಹೀಗಾದರೆ ನಮಗೆ ಭೂಮಿ ಸಿಗುವುದಾದರೂ ಯಾವಾಗ ಎಂಬುದು ಸಂತ್ರಸ್ತರ ಅಳಲು.

ಸುದ್ದಿ 2 ನಿಮಿಷ

'ಸಿಎಂ: ಹೈಕಮಾಂಡ್ ಆಯ್ಕೆಗೆ ಜೈ'

ಬೆಂಗಳೂರು: 'ಹೈಮಾಂಡ್ ಹೇಳಿದವರು ಮುಖ್ಯಮಂತ್ರಿ ಆಗುತ್ತಾರೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೊ ಅವರಿಗೆ ಜೈ ಹೇಳುತ್ತೇವೆ' ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಕುರಿತ ಗೊಂದಲವನ್ನು ಹೈಕಮಾಂಡ್ ಆದಷ್ಟು ಬೇಗ ಪರಿಹರಿಸಬೇಕು' ಎಂದರು.

'ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು' ಎಂಬ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿ, 'ಈ ರೀತಿ ನಾನು ಬೇಡಿಕೆ ಇಟ್ಟಿಲ್ಲ. ಸಚಿವನಾಗಿ ಎರಡು ವರ್ಷ ಕೆಲಸ ಮಾಡುತ್ತೇನೆ. ಮುಂದೆ ನೋಡೋಣ' ಎಂದರು.

'ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿಯೂ ನಾನು ಇಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ನಿಜ. ಆದಷ್ಟು ಬೇಗ ಹೈಕಮಾಂಡ್ ಇದಕ್ಕೆ ಇತಿಶ್ರೀ ಹೇಳಬೇಕು ಎಂಬುದು ನಮ್ಮ ಆಶಯ' ಎಂದರು.

ಗುತ್ತಿಗೆದಾರರ ಸಂಘದ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, 'ಗುತ್ತಿಗೆದಾರರದ್ದು ಆರೋಪ ಅಲ್ಲ, ಬೇಡಿಕೆ. ಲೋಕೋಪಯೋಗಿ ಇಲಾಖೆಯಿಂದಲೂ ಅವರಿಗೆ ಬಿಲ್ ಕೊಡಬೇಕು. ನಾವು ಆದ್ಯತೆ ಮೇಲೆ ಕೊಡುತ್ತಿದ್ದೇವೆ' ಎಂದರು.

'ಬಿಲ್ ಕೊಡದಿದ್ದರೆ ಕಾಮಗಾರಿ ತೆಗೆದುಕೊಳ್ಳುವುದಿಲ್ಲ' ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, 'ಕಾಮಗಾರಿ ತೆಗೆದುಕೊಳ್ಳದಿದ್ದರೆ ಅವರಿಗೇ ನಷ್ಟ. ಹೊರಗಿನವರು ಟೆಂಡರ್‌ನಲ್ಲಿ ಭಾಗವಹಿಸಿದರೆ ಯಾರಿಗೆ ನಷ್ಟ ಹೇಳಿ' ಎಂದರು.



'ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಪರಿಶಿಷ್ಟ ಜಾತಿ, ಪಂಗಡದ ಉದ್ಯಮಿಗಳು ನನ್ನನ್ನು ಭೇಟಿ ಮಾಡಿದ್ದರು. ಅವರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ' ಎಂದರು.

'ಲಿಂಗಾಯತ ಶಾಸಕರ ಸಭೆ ತಪ್ಪಲ್ಲ'

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿರುವ ಲಿಂಗಾಯತ ಶಾಸಕರ ಸಭೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ಇದು ಶಕ್ತಿ ಪ್ರದರ್ಶನ ಅಲ್ಲ. ಅಶೋಕ ಪಟ್ಟಣ ಮತ್ತು ಬಿ.ಆರ್. ಪಾಟೀಲ ಈ ಸಭೆ ಕರೆದಿದ್ದರು. ಸಮುದಾಯದ ಹಿತಾಸಕ್ತಿ ಕುರಿತು ಅಲ್ಲಿ ಚರ್ಚೆ ನಡೆಯಿತು ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಆಗಿಂದಾಗ್ಗೆ ಸಭೆ ಸೇರುತ್ತಲೇ ಇರುತ್ತೇವೆ. ಬೇರೆ ಬೇರೆ ಸಮುದಾಯಗಳ ಶಾಸಕರೂ ಸಭೆ ಮಾಡುತ್ತಾರೆ. ಆದರೆ, ನಮ್ಮ ಸಭೆಯನ್ನು ಮಾತ್ರ ಲಿಂಗಾಯತರ ಶಕ್ತಿ ಪ್ರದರ್ಶನ ಎಂದು ಬಿಂಬಿಸುವುದು ಸರಿಯಲ್ಲ' ಎಂದರು.

'1989ರಲ್ಲಿ ಲಿಂಗಾಯತರ ಬೆಂಬಲದಿಂದ ಕಾಂಗ್ರೆಸ್ 178 ಕಡೆ ಗೆದ್ದು, ಐತಿಹಾಸಿಕ ಸಾಧನೆ ಮಾಡಿತ್ತು. ಈಗಲೂ ಕಾಂಗ್ರೆಸ್‌ನಲ್ಲಿ 34 ಲಿಂಗಾಯತ ಶಾಸಕರಿದ್ದೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಕಾಂಗ್ರೆಸ್‌ಗೆ ವೋಟ್ ಹಾಕಿದೆ. ಹೀಗಾಗಿ ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಬೇಕು ಎನ್ನುವುದರಲ್ಲಿ ತಪ್ಪೇನಿಲ್ಲ. ಆದರೆ, ನಾವು ಇನ್ನೊಂದು ಸಮುದಾಯದ ಪಾಲನ್ನು ಕಿತ್ತುಕೊಳ್ಳುವುದಿಲ್ಲ' ಎಂದು ಹೇಳಿದರು.

ಚಿಟಿಕೆ ಸುದ್ದಿ

7 ನಾಡ ಬಂದೂಕು ವಶ; ವ್ಯಕ್ತಿ ಬಂಧನ




ಶಿಕಾರಿಪುರ: ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ.

ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್‌ಐ ಎಚ್.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.

ಹಂಪನಾ ಸೇರಿ ಎಂಟು ಸಾಧಕರಿಗೆ ಪ್ರಶಸ್ತಿ

ನವದೆಹಲಿ: ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಸೇರಿ ಎಂಟು ಸಾಧಕರನ್ನು ದೆಹಲಿ ಕರ್ನಾಟಕ ಸಂಘದ 2024 ಹಾಗೂ 2025ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಮಾಡಲಾಗಿದೆ.


ಹಂಪನಾ

ಪ್ರಶಸ್ತಿ ಪುರಸ್ಕೃತರಿಗೆ ₹50 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಇದೇ 8ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರಶಸ್ತಿ: ಹಂಪ ನಾಗರಾಜಯ್ಯ, ಪ್ರಧಾನ ಗುರುದತ್ತ.

ಶಿವರಾಮ ಕಾರಂತ ಪ್ರಶಸ್ತಿ: ಪಟ್ಲ ಸತೀಶ್ ಶೆಟ್ಟಿ, ಕೆರೆಮನೆ ಶಿವಾನಂದ ಹೆಗಡೆ.

ಸರೋಜಿನಿ ಮಹಿಷಿ ಪ್ರಶಸ್ತಿ: ಬಿ.ಆರ್. ಲಕ್ಷ್ಮಣ ರಾವ್, ಲತಾ ರಾಜಶೇಖರ್.

ದೆಹಲಿ ಕರ್ನಾಟಕ ಸಂಘದ ಕನ್ನಡ ಭಾರತಿ ರಂಗ ಪ್ರಶಸ್ತಿ: ಟಿ.ಎಸ್. ನಾಗಾಭರಣ, ಚರಣ್ ರಾಜ್.

ಹಣ ವಾಪಸ್: ರಾಯ್‌ಗೆ ಹೆಚ್ಚಿತ್ತೇ ಒತ್ತಡ?

'ಕಾನ್ಫಿಡೆಂಟ್ ಗ್ರೂಪ್' ಸಿಇಒ ಆತ್ಮಹತ್ಯೆ ಪ್ರಕರಣ; ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಹಣ ವಾಪಸ್ ನೀಡುವಂತೆ ರಿಯಲ್ ಎಸ್ಟೇಟ್ ಕಂಪನಿ 'ಕಾನ್ಫಿಡೆಂಟ್ ಗ್ರೂಪ್'ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಮೇಲೆ ಹೂಡಿಕೆದಾರರು ಒತ್ತಡ ಹೇರಿದ್ದರೇ ಎಂಬ ಅನುಮಾನ ವ್ಯಕ್ತವಾಗಿದ್ದು, ಆ ಆಯಾಮದಲ್ಲೂ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಸಿ.ಜೆ.ರಾಯ್

'ಹೂಡಿಕೆದಾರರು ಪದೇ ಪದೇ ಒತ್ತಡ ಹೇರಿದ್ದರಿಂದ ರಾಯ್ ಅವರು ಆತಂಕಕ್ಕೆ ಒಳಗಾಗಿದ್ದರು. ಇದೇ ವಿಚಾರದಿಂದ ರಾಯ್ ಅವರು ವಿಚಲಿತರಾಗಿದ್ದರು. ಆ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ. ಆದರೆ, ಅವರ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು, ತನಿಖೆ ನಡೆಯುತ್ತಿದೆ' ಎಂದು ಎಸ್‌ಐಟಿ ಪೊಲೀಸರು ಹೇಳಿದರು.

ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ 'ಕಾನ್ಫಿಡೆಂಟ್ ಗ್ರೂಪ್'ನ ತಮ್ಮ ಕಚೇರಿಯಲ್ಲಿ ಜ.30ರಂದು ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಎಸ್‌ಐಟಿ ರಚಿಸಿದ್ದು ತನಿಖೆ ನಡೆಯುತ್ತಿದೆ.

'ರಾಯ್ ಅವರು ಬೆಂಗಳೂರು, ಕೋಲಾರ, ಕೇರಳ ಹಾಗೂ ದುಬೈನಲ್ಲಿ ರಿಯಲ್ ಎಸ್ಟೇಟ್, ರೆಸಾರ್ಟ್, ಹೋಟೆಲ್, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಕೇರಳದಲ್ಲಿ ಇತ್ತೀಚೆಗೆ ಕೆಲವು ಯೋಜನೆಗಳನ್ನು ಆರಂಭಿಸಿದ್ದರು. ರಾಯ್ ಅವರ ಯೋಜನೆಗಳಿಗೆ ರಾಜಕಾರಣಿಗಳು, ಸಿನಿಮಾ ಕ್ಷೇತ್ರದ ಗಣ್ಯರು ಹಾಗೂ ನಟ–ನಟಿಯರು ಹೂಡಿಕೆ ಮಾಡಿದ್ದರು. ಹೂಡಿಕೆದಾರರ ಪೈಕಿ ಕೆಲವು ರಾಜಕಾರಣಿಗಳು ಹಣ ವಾಪಸ್ ನೀಡುವಂತೆ ರಾಯ್ ಮೇಲೆ ಒತ್ತಡ ಹೇರುತ್ತಿದ್ದರು. ಹಣ ಹೊಂದಿಸುವ ಸವಾಲು ರಾಯ್ ಅವರಿಗೆ ಎದುರಾಗಿತ್ತು. ಒಮ್ಮೆಲೇ ದೊಡ್ಡ ಮೊತ್ತದ ಹಣ ಹೊಂದಿಸುವ ಒತ್ತಡದಲ್ಲಿ ರಾಯ್ ಇದ್ದರು ಎನ್ನಲಾಗಿದೆ. ಆ ನಿಟ್ಟಿನಲ್ಲೂ ಮಾಹಿತಿ ಕಲೆ ಹಾಕಲಾಗುತ್ತಿದೆ' ಎಂದು ಮೂಲಗಳು ತಿಳಿಸಿವೆ.

'ತುರ್ತಾಗಿ ಹಣ ಹೊಂದಿಸುವ ಒತ್ತಡದಲ್ಲಿದ್ದರಿಂದ ರಾಯ್ ಅವರು ಮನೋವೈದ್ಯರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು. ಜಯನಗರದ 8ನೇ ಬ್ಲಾಕ್‌ನಲ್ಲಿರುವ ಮನೋವೈದ್ಯಕೀಯ ಆಸ್ಪತ್ರೆಯ ಮನೋವೈದ್ಯರನ್ನು ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನ ಮೊದಲು ರಾಯ್ ಭೇಟಿ ಮಾಡಿ ಒತ್ತಡ ನಿವಾರಣೆ ಸಂಬಂಧ ಚಿಕಿತ್ಸೆ, ಕೌನ್ಸೆಲಿಂಗ್ ಪಡೆದುಕೊಂಡಿದ್ದರು. ಅವರು ಚಿಕಿತ್ಸೆ ಪಡೆದುಕೊಂಡಿದ್ದ ಮನೋವೈದ್ಯರಿಂದಲೂ ಮಾಹಿತಿ ಪಡೆಯಲಾಗಿದೆ' ಎಂದು ಮೂಲಗಳು ಹೇಳಿವೆ.

'ಸಾಲ ಪಡೆಯದೇ ಉದ್ಯಮ ನಡೆಸುತ್ತಿರುವುದಾಗಿ ಅನೇಕ ಸಂದರ್ಶನಗಳಲ್ಲಿ ರಾಯ್ ಹೇಳಿಕೊಂಡಿದ್ದರು. ಹಾಗಿದ್ದರೆ ಅಷ್ಟೊಂದು ದೊಡ್ಡ ಯೋಜನೆಗಳಿಗೆ ಹೇಗೆ ಹಣ ಹೊಂದಿಸುತ್ತಿದ್ದರು ಎಂಬ ಆಯಾಮದಲ್ಲಿಯೂ ತನಿಖೆ ಸಾಗುತ್ತಿದೆ' ಎಂದು ಎಸ್‌ಐಟಿ ಮೂಲಗಳು ಹೇಳಿವೆ.

'ಜಪ್ತಿ ಮಾಡಿರುವ ಎರಡೂ ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ರಾಯ್ ಅವರ ದೂರವಾಣಿ ಕರೆಗಳ ಮಾಹಿತಿ (ಸಿಡಿಆರ್) ಬಂದ ಮೇಲೆ ಅವರು ಯಾರೊಂದಿಗೆ ಹೆಚ್ಚು ಮಾತನಾಡಿದ್ದರು ಎಂಬುದೂ ಸೇರಿದಂತೆ ಹಲವು ಸಂಗತಿಗಳು ಬಯಲಾಗಲಿವೆ. ರಿಯಲ್ ಎಸ್ಟೇಟ್ ಉದ್ಯಮ, ವೈಯಕ್ತಿಕ ಜೀವನ ಹಾಗೂ ಆದಾಯ ತೆರಿಗೆ ಇಲಾಖೆಯ ದಾಳಿಯನ್ನು ಕೇಂದ್ರೀಕರಿಸಿ ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸರು ಹೇಳಿದರು.

ಕಾರಣ ಪತ್ತೆ: ಎಸ್‌ಐಟಿಗೂ ಸವಾಲು

'ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡು ಏಳು ದಿನಗಳು ಕಳೆದಿವೆ. ಆರು ದಿನಗಳಿಂದ ಎಸ್‌ಐಟಿ ತನಿಖೆ ನಡೆಸುತ್ತಿದೆ. ರಾಯ್ ಅವರ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚುವುದು ಎಸ್‌ಐಟಿಗೂ ಸವಾಲಾಗಿದೆ. ಕಾನ್ಫಿಡೆಂಟ್ ಗ್ರೂಪ್ ಕಚೇರಿ ಹಾಗೂ ಕಾನ್ರಾಡ್ ಹೋಟೆಲ್‌ನಲ್ಲಿ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಈಗ ಸಿಕ್ಕಿರುವ 2026ರ ಡೈರಿಯಲ್ಲಿ ಉದ್ಯಮಕ್ಕೆ ಸಂಬಂಧಿಸಿದ ಮಾಹಿತಿಯಷ್ಟೇ ಇದೆ' ಎಂದು ಪೊಲೀಸರು ಹೇಳಿದರು.

ನೃತ್ಯ ಸಂಭ್ರಮ...

ಪ್ರಜಾವಾಣಿ ಚಿತ್ರ: ಎಂ.ಎಸ್. ಮಂಜುನಾಥ್



ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾ ಗ್ರಾಮದಲ್ಲಿ ಆಯೋಜಿಸಿದ್ದ ಭಾರತ ರಂಗ ಉತ್ಸವದಲ್ಲಿ ಕಲಾವಿದರು ಜಾನಪದ ನೃತ್ಯವನ್ನು ಪ್ರಸ್ತುತಪಡಿಸಿದರು

ನಂಜೇಗೌಡ ಆಯ್ಕೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವಾರ್ತೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಗೆದ್ದಿದ್ದ ಕಾಂಗ್ರೆಸ್‌ನ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ನಂಜೇಗೌಡರು ತಮ್ಮ ಎದುರಾಳಿ ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡ ಅವರಿಗಿಂತ 250 ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂಬುದನ್ನು ಗಮನಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠವು ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ 2025ರ ತೀರ್ಪನ್ನು ರದ್ದುಗೊಳಿಸಿತು.



> ಎರಡೂವರೆ ವರ್ಷಗಳಿಂದ ಮಾನಸಿಕವಾಗಿ ನೋವುಂಡಿದ್ದ ನನಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಈಗ ನೆಮ್ಮದಿ ಸಿಕ್ಕಿದೆ. ಇದು ಸತ್ಯಕ್ಕೆ ಲಭಿಸಿದ ಗೆಲುವು
> **ಕೆ.ವೈ.ನಂಜೇಗೌಡ**, ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ

ಚುನಾವಣಾ ಆಯೋಗವು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಮರು ಮತ ಎಣಿಕೆಯ ಫಲಿತಾಂಶವನ್ನು ಅರ್ಜಿದಾರರು–ಪ್ರತಿವಾದಿಗಳ ಸಮ್ಮುಖದಲ್ಲಿ ತೆರೆಯಲಾಯಿತು. ಮರು ಮತ ಎಣಿಕೆಯಲ್ಲಿ ನಂಜೇಗೌಡ 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ.

ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

'ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿಲ್ಲ. ಸಾಕಷ್ಟು ಅಕ್ರಮ ಎಸಗಲಾಗಿದೆ' ಎಂದು ಆರೋಪಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿತ್ತು.

'ಈ ಕ್ಷೇತ್ರದ ಮತಗಳನ್ನು ನಾಲ್ಕು ವಾರಗಳಲ್ಲಿ ಪುನಃ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು. ಅದರಲ್ಲಿ ಯಾರು ಹೆಚ್ಚು ಮತಗಳಿಸಿದವರು ಎಂದು ಕಂಡುಬರುತ್ತದೆಯೋ ಅಂಥವರನ್ನು ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಬೇಕು' ಎಂದು ನ್ಯಾಯಪೀಠವು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

'ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲ 15 ಸ್ಪರ್ಧಿಗಳ ಏಜೆಂಟರುಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಮತಗಳ ಎಣಿಕೆ ಒಂದೇ ಕೊಠಡಿಯಲ್ಲಿ ನಡೆಯಬೇಕಿತ್ತು. ಆದರೆ, ಎರಡು ಪ್ರತ್ಯೇಕ ಕೊಠಡಿಗಳಲ್ಲಿ ನಡೆದಿದೆ. ಈ ಮೂಲಕ ಜನಪ್ರತಿನಿಧಿಗಳ ಕಾಯ್ದೆ-1951 ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ, ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಮತಗಳ ಮರು ಎಣಿಕೆಗೆ ನಿರ್ದೇಶಿಸಬೇಕು' ಎಂದು ಮಂಜುನಾಥ್ ಗೌಡ ಕೋರಿದ್ದರು.

'ಬೆಂಗಳೂರು–ಮುಂಬೈ ಹೈಸ್ಪೀಡ್ ರೈಲು ಓಡಿಸಿ'

ಬೆಂಗಳೂರು: ಬೆಂಗಳೂರು–ಮುಂಬೈ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಆಗ್ರಹಿಸಿದ್ದಾರೆ.


ಎಂ.ಬಿ. ಪಾಟೀಲ

ಈ ಕುರಿತು, ಪ್ರಧಾನಿ ನರೇಂದ್ರ ಮೋದಿ, ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಚಿವ ವಿ.ಸೋಮಣ್ಣ ಅವರಿಗೆ ಪಾಟೀಲರು ಪತ್ರ ಬರೆದಿದ್ದಾರೆ.

ಈ ಯೋಜನೆ ಜಾರಿಯಾದರೆ ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈಗೆ ಅಷ್ಟೇ ಅಲ್ಲದೆ ಕರ್ನಾಟಕ, ಮಹಾರಾಷ್ಟ್ರಕ್ಕೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಬೆಂಗಳೂರುವರೆಗೂ ವಿಸ್ತರಿಸಬಹುದು. ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತಿತರ ಜಿಲ್ಲೆಗಳಿಗೆ ಲಾಭವಾಗಲಿದೆ. ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನು ಬದಲಿಸಲಿದೆ ಎಂದಿದ್ದಾರೆ.

ಬೆಂಗಳೂರು - ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

'ಜೋಶಿ, ಎಚ್‌ಡಿಕೆ ಸ್ಪಂದನೆ ಸ್ವಾಗತಾರ್ಹ'

'ಕೇಂದ್ರ ಬಜೆಟ್ ಮಂಡನೆಯಾದ ಕೂಡಲೇ ಬೆಂಗಳೂರು- ಪುಣೆ- ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಿದೆ ಎಂದು ನಾನು ಹೇಳಿದ್ದೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಎಚ್. ಡಿ. ಕುಮಾರಸ್ವಾಮಿ ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿರುವುದು ಸ್ವಾಗತಾರ್ಹ. ಇದು ಕೇವಲ ಭೇಟಿಗೆ ಸೀಮಿತಗೊಳ್ಳದೇ, ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು' ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ಕಡಿವಾಣಕ್ಕೆ ಎ.ಐ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷಪೂರಿತ ಪೋಸ್ಟ್‌ಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ₹67.26 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಾಂಶ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ.

₹50 ಕೋಟಿ ವೆಚ್ಚದಲ್ಲಿ 'ಸೋಷಿಯಲ್ ಮೀಡಿಯಾ ಅನಲಿಟಿಕಲ್ ಸಲ್ಯೂಷನ್' ಖರೀದಿಸಲಾಗುತ್ತಿದ್ದು, ₹7 ಕೋಟಿ ವೆಚ್ಚದಲ್ಲಿ ಸರ್ವರ್ ಮತ್ತು ಸರ್ವರ್ ನಿರ್ವಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ₹10.26 ಕೋಟಿಗೂ ಹೆಚ್ಚು ಜಿಎಸ್‌ಟಿ ಪಾವತಿ ಮಾಡಬೇಕಾಗುತ್ತದೆ ಎಂದು ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾಗುವ ಪೋಸ್ಟ್‌ಗಳು ಮತ್ತು ಸುದ್ದಿ ಜಾಲತಾಣಗಳಲ್ಲಿ ಪ್ರಕಟಿಸಲಾಗುವ ಸುದ್ದಿಗಳನ್ನು ಈ ತಂತ್ರಾಂಶವು ಸ್ವಯಂಚಾಲಿತವಾಗಿ ಪರಿಶೀಲನೆ ನಡೆಸಲಿದೆ. ಪೋಸ್ಟ್‌ಗಳಲ್ಲಿ ಸುಳ್ಳುಮಾಹಿತಿ, ದ್ವೇಷಪೂರಿತ ಸಂದೇಶಗಳು, ತಿರುಚಲಾದ ಸುದ್ದಿ–ಮಾಹಿತಿಗಳು ಇದ್ದರೆ, ಸಂಬಂಧಿತ ಜಿಲ್ಲಾ ಘಟಕಕ್ಕೆ ಸ್ವಯಂಚಾಲಿತವಾಗಿ ಮಾಹಿತಿ ರವಾನೆಯಾಗಲಿದೆ ಎಂದು ವಿವರಿಸಿದರು.

ಗೃಹ ಇಲಾಖೆಯು ಈ ಘಟಕಗಳನ್ನು ನಿರ್ವಹಿಸಲಿದ್ದು, ಅವುಗಳಿಂದ ಬಂದ ಸೂಚನೆಗಳನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಂತಹ ಪೋಸ್ಟ್ ಮಾಡಿದವರ ವಿರುದ್ಧ, ಈಗ ಇರುವ ಕಾನೂನಿನ ಅಡಿಯಲ್ಲಿಯೇ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಗತ್ಯ ಎನಿಸಿದರೆ, ಮುಂದಿನ ದಿನಗಳಲ್ಲಿ ಪ್ರತ್ಯೇಕ ಕಾನೂನು ರೂಪಿಸಲಾಗುತ್ತದೆ ಎಂದರು.

> ಮುಖ್ಯವಾಹಿನಿಯ ಮಾಧ್ಯಮಗಳ ಜಾಲತಾಣಗಳಿಗೆ, ಈ ತಂತ್ರಾಂಶದ ಸ್ವಯಂಚಾಲಿತ ಪರಿಶೀಲನಾ ವ್ಯವಸ್ಥೆಯಿಂದ ವಿನಾಯತಿ ನೀಡಲಾಗಿದೆ
> **ಎಚ್.ಕೆ.ಪಾಟೀಲ,** ಕಾನೂನು ಸಚಿವ

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮಾಹಿತಿ ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಈ ಹಿಂದೆ 'ಫ್ಯಾಕ್ಟ್‌ಚೆಕ್' ಘಟಕಗಳನ್ನು ಆರಂಭಿಸಲಾಗಿತ್ತು. ಹೊಸ ತಲೆಮಾರಿನ ಎಐ ಮತ್ತಿತರ ತಂತ್ರಜ್ಞಾನಗಳ ಎದುರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಈ ಘಟಕಕ್ಕೆ ಸಾಧ್ಯವಿರಲಿಲ್ಲ. ಹೀಗಾಗಿ ಹೊಸ ತಲೆಮಾರಿನ ತಂತ್ರಾಂಶಗಳನ್ನು ಬಳಸಿಕೊಂಡು, ಪ್ರಬಲವಾದ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಅಂಕಿ ಅಂಶಗಳು

- **₹33 ಕೋಟಿ** ತಂತ್ರಾಂಶಗಳ ಖರೀದಿ ವೆಚ್ಚ
- **₹3 ಕೋಟಿ** ಕಮಾಂಡಿಂಗ್ ಕೇಂದ್ರ ಸ್ಥಾಪನೆ ಮತ್ತು ತಂತ್ರಾಂಶ ಅಳವಡಿಕೆ ವೆಚ್ಚ
- **₹14 ಕೋಟಿ** ಮೂರು ವರ್ಷಗಳ ಅವಧಿಗೆ ಇಡೀ ವ್ಯವಸ್ಥೆಯ ನಿರ್ವಹಣಾ ವೆಚ್ಚ
- **₹7 ಕೋಟಿ** ದತ್ತಾಂಶ ವಿಶ್ಲೇಷಣಾ ಕೇಂದ್ರ, ಸರ್ವರ್ ಮತ್ತಿತರ ವೆಚ್ಚ
- **₹10.26 ಕೋಟಿ** ಜಿಎಸ್‌ಟಿ

ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಹಂಸಲೇಖ ಆಯ್ಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ 17ನೇ ಬೆಂಗಳೂರು ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಹಂಸಲೇಖ

ನಗರದ ಲುಲು ಮಾಲ್‌ನಲ್ಲಿ ಶುಕ್ರವಾರ ನಡೆಯಲಿರುವ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಗುರುವಾರ ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ವಿನೋದ್ ಚಂದ್ರ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ ಪಿ.ಬಿ. ಹಂಸಲೇಖ ಅವರನ್ನು ಭೇಟಿ ಮಾಡಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

32,997 ಅರ್ಜಿಗಳು ಬಾಕಿ: ಮುಖ್ಯ ಮಾಹಿತಿ ಆಯುಕ್ತ ರಾಮನ್ ಕೆ.

ಮಾಹಿತಿ ಆಯೋಗ: 36,474 ವಿಲೇವಾರಿ

ಪ್ರಜಾವಾಣಿ ವಾರ್ತೆ

ಮುಖ್ಯಾಂಶಗಳು
- ಮಾಹಿತಿ ನೀಡಲು 23 ಜಿಲ್ಲೆಗಳಲ್ಲಿ ಕಾರ್ಯಾಗಾರ
- ಮಾಹಿತಿ ಒದಗಿಸುವ ಪ್ರಮಾಣ ಶೇ90ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗವು 2025ರ ಫೆಬ್ರುವರಿಯಿಂದ 2026ರ ಜನವರಿ ಅಂತ್ಯದವರೆಗೆ ಒಟ್ಟು 36,474 ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ.

ಅಧಿಕಾರಿಗಳು ಮಾಹಿತಿ ನೀಡದ, ಮಾಹಿತಿ ನಿರಾಕರಿಸಿದ, ತಪ್ಪು ಮಾಹಿತಿ ನೀಡಿದ ಸಂಬಂಧ ಪರಿಹಾರ ಕೋರಿ ಆಯೋಗಕ್ಕೆ ಸಲ್ಲಿಸಿದ್ದ ದ್ವಿತೀಯ ಮೇಲ್ಮನವಿಗಳು ಇವಾಗಿದ್ದವು. 2025ರ ಫೆಬ್ರುವರಿಯಲ್ಲಿ ಆಯೋಗದ ಮುಂದೆ ಇಂತಹ 69,471 ಅರ್ಜಿಗಳು ಇದ್ದವು. ಅವುಗಳಲ್ಲಿ ಅರ್ಧಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಆಗಿದ್ದು, 32,997 ಅರ್ಜಿಗಳು ಬಾಕಿ ಉಳಿದಿವೆ.

'2023ರಿಂದ 2025ರ ಫೆಬ್ರುವರಿವರೆಗೆ ಮೂವರು ಮಾಹಿತಿ ಆಯುಕ್ತರಷ್ಟೇ ಕಾರ್ಯನಿರ್ವಹಿಸುತ್ತಿದ್ದರು. ನಾನು ಅಧಿಕಾರ ವಹಿಸಿಕೊಂಡ ನಂತರ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ತೆಗೆದುಕೊಂಡೆ. ಹೀಗಾಗಿ ಆಯೋಗದ ಮೇಲಿದ್ದ ಅರ್ಜಿಗಳ ಹೊರೆಯನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಲು ಸಾಧ್ಯವಾಯಿತು' ಎಂದು ರಾಜ್ಯ ಮುಖ್ಯ ಮಾಹಿತಿ ಆಯುಕ್ತ ರಾಮನ್ ಕೆ. ಅವರು ಹೇಳಿದ್ದಾರೆ.

'ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾದುದರ ಬಗ್ಗೆ ಮಾಹಿತಿ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವ ಸಲುವಾಗಿ 23 ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದೆ. ಪರಿಣಾಮವಾಗಿ, ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಲಾಗುವ ಅರ್ಜಿಗಳಿಗೆ ಸರಿಯಾದ ಮಾಹಿತಿ ಒದಗಿಸುವ ಪ್ರಮಾಣ ಶೇ 90ರಷ್ಟಕ್ಕೆ ಏರಿಕೆಯಾಗಿದೆ' ಎಂದು ವಿವರಿಸಿದ್ದಾರೆ.

ಇಲಾಖಾವಾರು ಬಾಕಿ ಮೇಲ್ಮನವಿಗಳು

ಇಲಾಖೆ	ಬಾಕಿ ಇರುವ ದ್ವಿತೀಯ ಮೇಲ್ಮನವಿಗಳು
ಗ್ರಾಮೀಣಾಭಿವೃದ್ಧಿ	11,195
ಕಂದಾಯ	5,384
ನಗರಾಭಿವೃದ್ಧಿ	4,336
ಶಿಕ್ಷಣ	1,537
ಸಮಾಜ ಕಲ್ಯಾಣ	1,328
ಲೋಕೋಪಯೋಗಿ	1,280
ಜಲಸಂಪನ್ಮೂಲ	1,047
ಆರೋಗ್ಯ	959
ಕೈಗಾರಿಕೆ	803
ಅರಣ್ಯ	555
ಕೃಷಿ	531

₹45.29 ಲಕ್ಷ ಅಧಿಕಾರಿಗಳಿಗೆ ವಿಧಿಸಿದ ದಂಡದ ಮೊತ್ತ

241 ಮಾಹಿತಿ ನೀಡದಕ್ಕೆ, ದಂಡಕ್ಕೆ ಗುರಿಯಾದ ಅಧಿಕಾರಿಗಳು

'ಹೆಣ್ಮಗು ವಿಚಾರ ಮಾತನಾಡಿದ್ದಕ್ಕೆ ವಿಷಾದ'

ಬೆಂಗಳೂರು: ಬಿಜೆಪಿ ಶಾಸಕ ಶರಣು ಸಲಗರ ಅವರ ಪತ್ನಿ ಬಗ್ಗೆ ಸದನದಲ್ಲಿ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, 'ನನ್ನನ್ನು 'ಕೊಬ್ಬರಿ ಕಳ್ಳ' ಎಂದು ಕರೆದು ಪ್ರಚೋದಿಸಿದ ಕಾರಣ ಕೋಪದಿಂದ ಈ ರೀತಿ ಪ್ರತಿಕ್ರಿಯೆ ನೀಡಬೇಕಾಯಿತು' ಎಂದು ಸ್ಪಷ್ಟನೆ ನೀಡಿದರು.


ಶಿವಲಿಂಗೇಗೌಡ

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, 'ನನಗೆ ಯಾವ ಸದಸ್ಯರ ಬಗ್ಗೆಯೂ ವೈಯಕ್ತಿಕವಾಗಿಯಾಗಲಿ, ಅವರ ಕುಟುಂಬದವರ ಬಗ್ಗೆಯಾಗಲಿ ಮಾತನಾಡುವ ಉದ್ದೇಶ ಇರಲಿಲ್ಲ' ಎಂದರು.

'ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮುಖ್ಯಮಂತ್ರಿ ಮಂಡಿಸಿದ್ದ ನಿರ್ಣಯದ ಪರ ವಿಧಾನಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ನನಗೆ ಅಡ್ಡಿಪಡಿಸಿದರು. ನನ್ನ ಬಗ್ಗೆ ವೈಯಕ್ತಿಕ ನಿಂದನೆ, ಟೀಕೆಗಳನ್ನು ಮಾಡಿದ್ದರಿಂದ ಆಕ್ರೋಶ ವ್ಯಕ್ತಪಡಿಸಬೇಕಾಯಿತು' ಎಂದರು.

'ಸಲಗರ ಮತ್ತು ವೇದವ್ಯಾಸ ಕಾಮತ್ ಬಗ್ಗೆ ಮಾತ್ರ ನಾನು ಮಾತನಾಡಿದ್ದೇನೆ. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ ಶರಣು ಸಲಗರ ಶಾಸಕ ಆಗಿದ್ದಾರೆಂದು ನಮ್ಮ ಕಡೆಯ ಯಾರೊ ಹೇಳಿದ್ದರು. ಹೆಣ್ಮಗು ವಿಚಾರವಾಗಿ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಹೆಣ್ಣು ಮಕ್ಕಳ ಬಗ್ಗೆ ಯಾವತ್ತೂ ನಾನು ಮಾತನಾಡುವವನಲ್ಲ' ಎಂದೂ ಹೇಳಿದರು.

'ಅಧಿವೇಶನದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ಮಾಡುವುದು ಬಿಟ್ಟು ಥೈತಕ ಕುಣಿಯುತ್ತಿದ್ದರು. ಸಭಾಧ್ಯಕ್ಷರ ಪೀಠದ ಮುಂದೆ ಮಾತನಾಡಿದ ಆಡಿಯೊ ಮಾಧ್ಯಮಗಳ ಮೂಲಕ ಹೋಗಲ್ಲ ಎಂದು ಅವರು ಬಾಯಿಗೆ ಬಂದಂತೆ ಕೂಗಿದರು. ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕಿತ್ತೊ ಕೊಟ್ಟೆ. ಬಿಜೆಪಿಯವರಿಗೆ ನನ್ನ ವೈಯಕ್ತಿಕ ಬದುಕಿನ ವಿಚಾರ ಯಾಕೆ ಬೇಕು? ಕಳ್ಳ ಎಂದು ಪ್ರಚೋದಿಸಿದವರನ್ನು ಬುದ್ಧಿ, ಗುರುಗಳೇ ಎಂದು ಹೇಳಬೇಕಿತ್ತೇ' ಎಂದೂ ಪ್ರಶ್ನಿಸಿದರು.

ಶುಕ್ರವಾರ, ಫೆಬ್ರುವರಿ 6, 2026 | ಬೆಂಗಳೂರು | ₹ 7.00 | ಸಂಪುಟ 79 | ಸಂಚಿಕೆ 37 | ಪುಟ 20
prajavani.net prajavani • www.prajavani.net
ಪ್ರಜಾವಾಣಿ
ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನ ಪತ್ರಿಕೆ

ಸ್ಮೃತಿ ಪಡೆಗೆ ಕಿರೀಟ
ವಡೋದರದಲ್ಲಿ ಗುರುವಾರ ನಡೆದ ಡಬ್ಲ್ಯುಪಿಎಲ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಆರ್‌ಸಿಬಿ ತಂಡವು 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಆಯಿತು ▶14



ಸೆನ್ಸೆಕ್ಸ್ 83,313 | ನಿಫ್ಟಿ 25,642 | $/₹ 90.34 | ಚಿನ್ನ (Std. 10g) ₹1,59,000 (ಬೆಂಗಳೂರು) | ಶುದ್ಧ ಬೆಳ್ಳಿ (kg) ₹2,69,800 (ಬೆಂಗಳೂರು)

ಟೆಂಡರ್ ಬಿಟ್ಟು ಟಿ.ವಿ ಖರೀದಿ

10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಒಂದೇ ಸಂಸ್ಥೆಯಿಂದ ಪೂರೈಕೆ

• ಚಂದ್ರಹಾಸ ಹಿರೇಮಳಲಿ

ಬೆಂಗಳೂರು: ಟೆಂಡರ್ ಕರೆಯದೆ ನಿಯಮಗಳಲ್ಲಿನ ನ್ಯೂನತೆಯನ್ನೇ ಬಳಸಿಕೊಂಡು ಕೊಟೇಶನ್ ಆಧಾರದಲ್ಲೇ ರಾಜ್ಯದ 10 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳಿಗೆ ಒಂದೇ ಸಂಸ್ಥೆಯ ಮೂಲಕ ಟಿ.ವಿಗಳನ್ನು ಸರಬರಾಜು ಮಾಡಲಾಗಿದೆ.

ಯಾವುದೇ ಕಾಮಗಾರಿ ಕೈಗೊಳ್ಳಲು, ಸಾಮಗ್ರಿಗಳನ್ನು ಪೂರೈಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯ್ದೆ (ಕೆಟಿಪಿಪಿ) ಅನ್ವಯ ಟೆಂಡರ್ ಕರೆಯುವುದು ಕಡ್ಡಾಯ. ಯಾವುದೇ ಸಾಮಗ್ರಿ ಸರಬರಾಜು ಮಾಡಲು ಇ–ಟೆಂಡರ್‌ಗೆ ಅರ್ಜಿ ಸಲ್ಲಿಸುವ ಕಂಪನಿಗಳು ಸರ್ಕಾರ ಹಾಗೂ ಸರ್ಕಾರದ ಸಂಸ್ಥೆಗಳಿಗೆ, ನಿಗಮಗಳಿಗೆ ನಿಗದಿತ ಸಾಮಗ್ರಿಗಳನ್ನು ಪೂರೈಸಿದ ಅನುಭವ ಪ್ರಮಾಣಪತ್ರ ಹೊಂದಿರಬೇಕು. ಒಂದು ವೇಳೆ ಟೆಂಡರ್ ಮೊತ್ತ ₹10 ಕೋಟಿಗೂ ಅಧಿಕವಾಗಿದ್ದರೆ ಸಂಪುಟ ಸಭೆಯ ಅನುಮೋದನೆ ಪಡೆಯಲೇಬೇಕು. ಆರ್ಥಿಕ ಇಲಾಖೆಯಿಂದ ಕೆಟಿಪಿಪಿ ಕಾಯ್ದೆ ಅಡಿ 4(ಜಿ) ವಿನಾಯಿತಿ ಪಡೆದರೂ ಗರಿಷ್ಠ ಮಿತಿ ₹2 ಕೋಟಿ ಇದೆ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ಟೆಂಡರ್ ಕರೆಯದೆಯೇ ಅಂಗನವಾಡಿಗಳಿಗೆ ಟಿ.ವಿಗಳನ್ನು ಪೂರೈಸಲು ₹30 ಕೋಟಿ ವೆಚ್ಚ ಮಾಡಿದೆ.

ಪೂರೈಕೆಗೆ ಅಡ್ಡದಾರಿ: ಯಾವುದೇ ಇಲಾಖೆ ಅಥವಾ ಇಲಾಖೆಯ ಅಧೀನದ ಕಚೇರಿಗಳು ತಮ್ಮ ಬಳಿ ಇರುವ ಆಡಳಿತ ವೆಚ್ಚ, ಸ್ಥಳೀಯ ನಿಧಿ ಬಳಸಿಕೊಂಡು ₹5 ಲಕ್ಷದ ಒಳಗಿನ ಸಾಮಗ್ರಿಗಳನ್ನು ಖರೀದಿಸಬಹುದು. ಅದಕ್ಕಾಗಿ ಮೂರು ಕಂಪನಿಗಳಿಂದ ಕೊಟೇಶನ್ ಪಡೆಯಬೇಕು. ಯಾವ ಕಂಪನಿ ಕಡಿಮೆ ದರಕ್ಕೆ ಸಾಮಗ್ರಿಯ ದರ ನಮೂದು ಮಾಡಿರುತ್ತದೆಯೋ ಆ ಕಂಪನಿಯಿಂದ ಖರೀದಿಸಬಹುದು. ಈ ಅವಕಾಶವನ್ನು ಬಳಸಿಕೊಂಡು ಟೆಂಡರ್‌ನ ಗೊಡವೆ ಇಲ್ಲದೆ ತಾಲ್ಲೂಕುವಾರು ಅಂಗನವಾಡಿಗಳನ್ನು ಪಟ್ಟಿ ಮಾಡಿ ಸಾಮಗ್ರಿಗಳನ್ನು ಪೂರೈಸಲಾಗಿದೆ. ಪ್ರತಿ ತಾಲ್ಲೂಕಿನ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳಿಗೆ (ಸಿಡಿಪಿಒ) ಬಿಲ್ ಮೊತ್ತ ಪಾವತಿಸಲು ಸೂಚಿಸಲಾಗಿದೆ.

ಇಲಾಖೆಯ ಮೇಲಧಿಕಾರಿಗಳೇ ಸಿಡಿಪಿಒ ಕಚೇರಿಗಳಿಗೆ ತಲಾ ಮೂರು ಕೊಟೇಶನ್ ತಲುಪಿಸಿದ್ದಾರೆ. ಏರ್‌ವೇವ್ ಕಂಪನಿ ಒಂದು ಯೂನಿಟ್ ಬೆಲೆಯನ್ನು ₹31,187.50 ನಿಗದಿ ಮಾಡಿದೆ. 16 ಯೂನಿಟ್‌ಗೆ ಒಂದು ಬಿಲ್ ನೀಡಲಾಗಿದೆ. ಒಂದು ಬಿಲ್‌ನ ಒಟ್ಟು ಮೊತ್ತ ₹4,99,999 ಆಗುತ್ತದೆ. ಹೀಗೆ 16 ಯೂನಿಟ್‌ಗೆಗಳಿಗೆ ಒಂದು ಬಿಲ್‌ನಂತೆ ಆಯಾ ತಾಲ್ಲೂಕಿಗೆ ಎಷ್ಟು ಯೂನಿಟ್ ಸರಬರಾಜು ಮಾಡಲಾಗಿದೆಯೋ ಅಷ್ಟು ಬಿಲ್‌ಗಳನ್ನು ಬೇರೆ ಬೇರೆ ದಿನಾಂಕ ನಮೂದಿಸಿ ನೀಡಲಾಗಿದೆ. ಟೆಂಡರ್ ಕರೆಯುವುದನ್ನು ತಪ್ಪಿಸಲು, ನಿಯಮದಂತೆಯೇ ನಡೆದುಕೊಂಡಿದ್ದೇವೆ ಎಂದು ಪ್ರತಿಪಾದಿಸಲು ಪ್ರತಿ ಬಿಲ್ ಮೊತ್ತ ₹5 ಲಕ್ಷಕ್ಕೆ ಮಿತಿಗೊಳಿಸಲಾಗಿದೆ.



ಅಂಕಿ ಅಂಶಗಳು

65,911
ಕರ್ನಾಟಕದ ಅಂಗನವಾಡಿ ಕೇಂದ್ರಗಳು

15,000
ಕೇಂದ್ರ ಪುರಸ್ಕೃತ ಯೋಜನೆ ಅಡಿ ಪೂರೈಸಲಾದ ಟಿ.ವಿಗಳು

10,000
ಪ್ರಸಕ್ತ ಹಣಕಾಸಿನ ವರ್ಷದಲ್ಲಿ ಸರಬರಾಜು ಮಾಡಿದ ಟಿ.ವಿಗಳು

‘ಗೋದಾಮಿನಲ್ಲೇ ಉಳಿದ ಸಾಮಗ್ರಿ’

‘ಬಹುತೇಕ ತಾಲ್ಲೂಕುಗಳಿಗೆ ಈಗಾಗಲೇ ಟಿ.ವಿ ಸರಬರಾಜು ಮಾಡಲಾಗಿದ್ದು, ಕೆಲವೆಡೆ ಅಂಗನವಾಡಿಗಳಿಗೆ ತಲುಪಿಯೇ ಇಲ್ಲ. ಗೋದಾಮುಗಳಲ್ಲೇ ಸಂಗ್ರಹಿಸಿ ಇಡಲಾಗಿದೆ. ತಲುಪಿದ ಅಂಗನವಾಡಿಗಳಲ್ಲಿ ಅವುಗಳನ್ನು ಅಳವಡಿಸಲು ಅಗತ್ಯ ವ್ಯವಸ್ಥೆ ಇಲ್ಲ. ಮಕ್ಕಳ ಕಲಿಕೆಗೆ ಅಗತ್ಯವಾದ ಕಾರ್ಯಕ್ರಮಗಳ ಸಾಫ್ಟ್‌ವೇರ್ ಒಳಗೊಂಡ ಪೆನ್‌ಡ್ರೈವ್ ಒದಗಿಸಲಿಲ್ಲ. ಕೆಲ ತಾಲ್ಲೂಕುಗಳಲ್ಲಿ ಪೂರೈಸಲಾಗಿರುವ ಟಿ.ವಿಗಳಿಗೆ ನೀಡುವಷ್ಟು ಹಣ ಆಡಳಿತಾತ್ಮಕ ನಿಧಿಯಲ್ಲಿ ಇಲ್ಲ’ ಎನ್ನುತ್ತಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಲ್ಲಿ ಒಬ್ಬರು.

> **ಹಣಕಾಸು ವರ್ಷ ಮುಗಿಯುತ್ತಾ ಬಂದಿದ್ದು, ಕೇಂದ್ರ ಪುರಸ್ಕೃತ ಯೋಜನೆಯ ಹಣವನ್ನು ಬಳಕೆ ಮಾಡಿಕೊಳ್ಳಲು ನಿಯಮದಂತೆ ಟಿ.ವಿಗಳನ್ನು ಖರೀದಿಸಲು ಸೂಚಿಸಲಾಗಿದೆ. ದುರ್ಬಳಕೆ ಆಗಿಲ್ಲ**
> **ಮಹೇಶ್ ಬಾಬು,** ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

> **ಆಹಾರ ಪದಾರ್ಥ, ಟಿ.ವಿ ಸೇರಿದಂತೆ ಯಾವುದೇ ಸಾಮಗ್ರಿಗಳ ಖರೀದಿ, ಸರಬರಾಜು ವಿಕೇಂದ್ರೀಕರಣಗೊಳ್ಳಬೇಕು. ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಹೇರಬಾರದು**
> **ಎಸ್. ವರಲಕ್ಷ್ಮಿ,** ಅಧ್ಯಕ್ಷೆ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ

ಬೆಳ್ಳಿ ಬೆಲೆ ಶೇ 10ರಷ್ಟು ಇಳಿಕೆ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರವು ಶೇ 3ರಷ್ಟು ಮತ್ತು ಬೆಳ್ಳಿ ಬೆಲೆಯು ಶೇ 10.16ರಷ್ಟು ಕುಸಿದಿದೆ.

ವಿವರ ▶12

ಚಿನಕುರುಳಿ


ಪ್ರಕಾಶ್ ಶೆಟ್ಟಿ



ಪೊಲೀಸ್ ವಿರುದ್ಧ ಕ್ರಮಕ್ಕೆ ಕಾಯ್ದೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಪೊಲೀಸ್ ಮಸೂದೆ’ಗೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ.



ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಅಪರಾಧ ಚಟುವಟಿಕೆಗಳಲ್ಲಿ ಸಿಕ್ಕಿ ಬಿದ್ದ ಹಲವು ಪ್ರಕರಣಗಳು ವರದಿಯಾಗಿವೆ. ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಈ ತಿದ್ದುಪಡಿಯ ಮೂಲಕ ಪೊಲೀಸ್ ಸಿಬ್ಬಂದಿ ಮಂಡಳಿಗೆ ಅಧಿಕಾರ ನೀಡಲಾಗುವುದು ಎಂದು ಅವರು ವಿವರಿಸಿದರು.

‘ಕರ್ನಾಟಕ ಪೊಲೀಸ್ ಕಾಯ್ದೆ 1963ಕ್ಕೆ (ಕರ್ನಾಟಕ ಕಾಯ್ದೆ 4, 1964) ಮತ್ತಷ್ಟು ತಿದ್ದುಪಡಿ ತರಲಾಗುವುದು. ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ವರ್ಗಾಯಿಸಲು ತುರ್ತಾಗಿ ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೇಳಿದರು. ▶12

ಪ್ರಧಾನಿ ಉತ್ತರವಿಲ್ಲದೇ ವಂದನಾ ನಿರ್ಣಯ ಅಂಗೀಕಾರ

ಪ್ರಜಾವಾಣಿ ವಾರ್ತೆ



ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಗೆ ಉತ್ತರ ನೀಡದೆಯೇ ಗುರುವಾರ ಲೋಕಸಭೆಯಲ್ಲಿ ಅಂಗೀಕಾರ ಮಾಡಲಾಯಿತು.

‘ಕಾಂಗ್ರೆಸ್ ಸದಸ್ಯರು ದುರದೃಷ್ಟಕರ ಘಟನೆಗಳಿಗೆ ಕಾರಣವಾಗುವ ಅನಿರೀಕ್ಷಿತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇದ್ದ ಕಾರಣ ಸದನಕ್ಕೆ ಬಾರದಂತೆ ಪ್ರಧಾನಿ ಅವರಿಗೆ ನಾನೇ ಮನವಿ ಮಾಡಿದ್ದೆ’ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಸದನಕ್ಕೆ ತಿಳಿಸಿದರು.

ಸಭಾಧ್ಯಕ್ಷರ ಈ ಹೇಳಿಕೆಗೆ ವಿರೋಧಪಕ್ಷ ಕಾಂಗ್ರೆಸ್ ತಿರುಗೇಟು ನೀಡಿದೆ. ▶13

ಹವಾಮಾನ ಮುನ್ಸೂಚನೆ: ನಗರದಲ್ಲಿ ಶುಭ್ರ ಆಗಸ ಇರಲಿದೆ.

ಕಾವೇರಿ ನೀರಿನ ದರ ಏರಿಕೆ?

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆಯಾಗುವ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪ್ರತಿ ವರ್ಷ ಏಪ್ರಿಲ್ 1ರಿಂದ ನೀರಿನ ದರ ಶೇ 3ರಷ್ಟು ಹೆಚ್ಚಳವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್‌ಬಿ) ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ ಕಳೆದ ವರ್ಷ ನೀಡಿದ್ದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಪ್ರತಿ ವರ್ಷ ನೀರಿನ ದರವನ್ನು ಪರಿಷ್ಕರಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ಗೃಹ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆಯವರೆಗೆ ನೀರಿನ ದರ ಹೆಚ್ಚಳ ಮಾಡಲಾಗಿತ್ತು. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಗರಿಷ್ಠ 1.90 ಪೈಸೆಯವರೆಗೆ ದರ ಏರಿಕೆ ಮಾಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಬಿಡಬ್ಲ್ಯುಎಸ್ಎಸ್‌ಬಿ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ ಅವರಿಗೆ ಕರೆ ಮಾಡಿದರೆ ಸ್ವೀಕರಿಸಲಿಲ್ಲ. 'ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಮಾಹಿತಿ ನೀಡದ ಮಾಲೀಕ: ಎಫ್‌ಐಆರ್

ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಮನೆಯನ್ನು ಬಾಡಿಗೆಗೆ ನೀಡಿರುವ ಕುರಿತು ಮಾಹಿತಿ ನೀಡದ ಮನೆ ಮಾಲೀಕರ ವಿರುದ್ಧ ಕೊತ್ತನೂರು ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಕೊತ್ತನೂರಿನ ಆರ್.ಕೆ. ಹೆಗಡೆ ನಗರದ ನಿವಾಸಿ ರಿಯಾಜ್ ಹುಸೇನ್ ಅವರ ವಿರುದ್ಧ ವಿದೇಶಿಗರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಸುಡಾನ್ ದೇಶದ ಇಬ್ಬರು ಪ್ರಜೆಗಳಿಗೆ ರಿಯಾಜ್ ಹುಸೇನ್ ಸುಮಾರು ಒಂದು ವರ್ಷದಿಂದ ಮನೆ ಬಾಡಿಗೆಗೆ ನೀಡಿದ್ದಾರೆ. ಆದರೆ, ವಿದೇಶಿ ಪ್ರಜೆಗಳ ಮಾಹಿತಿ ಒಳಗೊಂಡಿರುವ ಸಿ-ಫಾರಂ ಸಹ ನೀಡಿಲ್ಲ. ಜತೆಗೆ ಮೌಖಿಕವಾಗಿಯೂ ಮಾಹಿತಿ ನೀಡಿಲ್ಲ ಎಂದರು.

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡುವುದು, ಪಿ.ಜಿಯಲ್ಲಿ ಉಳಿಯಲು ಅವಕಾಶ ನೀಡುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ.

ರವಿಶಂಕರ ಗುರೂಜಿ ವಿರುದ್ಧದ ಎಫ್‌ಐಆರ್: ಆಕ್ಷೇಪಣೆ ಸಲ್ಲಿಕೆ



ಬೆಂಗಳೂರು: ಕಗ್ಗಲೀಪುರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಆರೋಪ ಎದುರಿಸುತ್ತಿರುವ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀಶ್ರೀ ರವಿಶಂಕರ ಗುರೂಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಪ್ರಾಸಿಕ್ಯೂಷನ್, ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ.

'ನನ್ನ ವಿರುದ್ಧ, ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್‌ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು' ಎಂದು ಕೋರಿ ಶ್ರೀಶ್ರೀ ರವಿಶಂಕರ ಗುರೂಜಿ (68) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಬೆಳ್ಳಿಯಪ್ಪ ಅರ್ಜಿಗೆ ಸಂಬಂಧಿಸಿದಂತೆ ಅಸಲು ದಾವೆಗಳ ಉಲ್ಲೇಖಗಳೂ ಸೇರಿದಂತೆ ಬೃಹತ್ ಕಡತಗಳ ಆಕ್ಷೇಪಣಾ ದಸ್ತಾವೇಜನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಶ್ರೀಶ್ರೀ ರವಿಶಂಕರ ಗುರೂಜಿ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 192 ಎ ಅಡಿಯಲ್ಲಿ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ. ರವಿಶಂಕರ ಗುರೂಜಿ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನಕುಮಾರ್ ಹಾಜರಿದ್ದರು.

ಹೊಸಕೋಟೆ ಯೋಜನಾ ಪ್ರಾಧಿಕಾರ

ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ–562114, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ/ಫ್ಯಾಕ್ಸ್: 080–27934470/27935412
E-mail: hosakote.pa@gmail.com URL: www.hoskote.tpa.gov.in

ಸಂಖ್ಯೆ: ಹೊಯೋಪ್ರಾ/ಭೂಉನಿ/12/2025–26 ದಿನಾಂಕ: 02–02–2026

ಸಾರ್ವಜನಿಕ ಪ್ರಕಟಣೆ

ವಿಷಯ: **ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 69 (2) ಮತ್ತು (3) ರಡಿಯಲ್ಲಿ ಸಾರ್ವಜನಿಕ ಮತ್ತು ಅರೆ–ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿರುವ ಜಮೀನನ್ನು ವಸತಿ ಉದ್ದೇಶಕ್ಕೆ ಭೂ ಉಪಯೋಗ ಮರು ನಿಗಧಿ ಮಾಡಲು ಕೋರಿರುವ ಬಗ್ಗೆ.**

ಶ್ರೀ ಹೆಚ್.ವಿ. ಸಂಜೀವ ಮೂರ್ತಿ ಬಿನ್ ಹೆಚ್.ಎಂ. ವೆಂಕಟಶಾಮಪ್ಪ ಇವರು ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಹೊಸಕೋಟೆ ಗ್ರಾಮದ ಸ.ನಂ. 106/2 ರ ಪೈಕಿ 05 1/2 ಗುಂಟೆ ವಿಸ್ತೀರ್ಣದ ಜಮೀನನ್ನು **"ಸಾರ್ವಜನಿಕ ಮತ್ತು ಅರೆ–ಸಾರ್ವಜನಿಕ ವಲಯದಿಂದ ವಸತಿ ಉದ್ದೇಶಕ್ಕೆ"** ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 69 (2) ಮತ್ತು (3) ರಡಿಯಲ್ಲಿ ಭೂ ಉಪಯೋಗ ಮರು ನಿಗಧಿ ಮಾಡಲು ಕೋರಿರುತ್ತಾರೆ.

ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿ, ಪ್ರಶ್ನಿತ ಜಮೀನಿನ ಸುತ್ತಮುತ್ತಲಿನ ಪರಿಸರದಲ್ಲಿ ವಸತಿ ಬೆಳವಣಿಗೆಗಳು ಬಂದಿದ್ದು / ಬರುತ್ತಿದ್ದು, ಸದರಿ ಜಮೀನಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಯೋಜನಾ ಬದ್ಧವಾದ ವಸತಿ ಬಡಾವಣೆ / ವಸತಿ ಸಮುಚ್ಚಯ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವುದರಿಂದ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಉತ್ತಮವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ವಸತಿ ನಿವೇಶನ / ಮನೆಗಳನ್ನು ಒದಗಿಸಿಕೊಡುವುದರ ಜೊತೆಗೆ ನಗರದ ಯೋಜನಾ ಬದ್ಧವಾದ ಬೆಳವಣಿಗೆಗೆ ಸಹಕಾರಿಯಾಗುವುದು ಎಂಬ ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುತ್ತೇವೆ ಎಂದು ಅರ್ಜಿದಾರರು ತಮ್ಮ ಪ್ರಮಾಣ ಪತ್ರದ ಮುಖಾಂತರ ತಿಳಿಸಿರುತ್ತಾರೆ.

ಹಾಗಾಗಿ, ಸದರಿ ಭೂ ಉಪಯೋಗ ಮರು ನಿಗಧಿ ಪ್ರಸ್ತಾವನೆಯನ್ನು ಪರಿಗಣಿಸುವ ಬಗ್ಗೆ ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ / ಇತರರಿಗೆ / ಪರಿಸರಕ್ಕೆ ಉಂಟಾಗಬಹುದಾದಂತಹ ತೊಂದರೆಗಳು ಹಾಗೂ ಇತರೆ ಅಂಶಗಳಿಗೆ ಸಂಬಂಧಿಸಿದಂತೆ ಸಲಹೆ / ಸೂಚನೆ / ಆಕ್ಷೇಪಣೆಗಳು ಇದ್ದಲ್ಲಿ ಈ ಪ್ರಕಟಣೆ ನೀಡಿದ ದಿನಾಂಕದಿಂದ 15 ದಿನಗಳ ಒಳಗಾಗಿ ಲಿಖಿತ ರೂಪದಲ್ಲಿ **ಸದಸ್ಯ ಕಾರ್ಯದರ್ಶಿ, ಹೊಸಕೋಟೆ ಯೋಜನಾ ಪ್ರಾಧಿಕಾರ, ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ – 562114, ಬೆಂಗಳೂರು ಗ್ರಾಮಾಂತರ ಜಿಲ್ಲೆ** ರವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಕೋರಲಾಗಿದೆ. ಅವಧಿ ಮೀರಿದ ನಂತರ ಸ್ವೀಕರಿಸಲಾಗುವ ಸಲಹೆ / ಸೂಚನೆ / ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಸಹಿ/–
ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಹೊಸಕೋಟೆ ಯೋಜನಾ ಪ್ರಾಧಿಕಾರ, ಹೊಸಕೋಟೆ.

ವಾಸಾಸಂಇ/ವಾ.ಪ್ರ/5441/ಅಡ್ವರ್ಟೋರ್/2025–26

ಹೊಸಕೋಟೆ ಯೋಜನಾ ಪ್ರಾಧಿಕಾರ

ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ–562114 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ/ಫ್ಯಾಕ್ಸ್: 080–27934470 / 27935412
Email: hosakote.pa@gmail.com URL: www.hoskote.tpa.gov.in

ಸಂಖ್ಯೆ: ಹೊಯೋಪ್ರಾ/ಭೂಉಬ/18/2025–26 ದಿನಾಂಕ: 05.02.2026

ಸಾರ್ವಜನಿಕ ಪ್ರಕಟಣೆ

ವಿಷಯ: ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 14(ಎ) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿರುವ ಜಮೀನನ್ನು ವಸತಿ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಲು ಕೋರಿರುವ ಬಗ್ಗೆ.

ಶ್ರೀಮತಿ ಗುಣವತಿ ಕೋಂ ಸತೀಶ್‌ರೆಡ್ಡಿ ಇವರು ಹೊಸಕೋಟೆ ತಾಲ್ಲೂಕು, ಅನುಗೊಂಡನಹಳ್ಳಿ ಹೋಬಳಿ, ಗುಳ್ಳಕಾಯಿಪುರ ಗ್ರಾಮದ ಸ.ನಂ. 46/1 ರಲ್ಲಿನ 37 ಗುಂಟೆ ವಿಸ್ತೀರ್ಣದ ಜಮೀನನ್ನು **"ಕೃಷಿ ವಲಯದಿಂದ ವಸತಿ ಉದ್ದೇಶಕ್ಕೆ"** ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 14 (ಎ) ರಡಿಯಲ್ಲಿ ಭೂ ಉಪಯೋಗ ಬದಲಾವಣೆ ಮಾಡಲು ಕೋರಿರುತ್ತಾರೆ.

ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿ, ಪ್ರಶ್ನಿತ ಜಮೀನುಗಳ ಸುತ್ತಮುತ್ತಲಿನ ಪರಿಸರದಲ್ಲಿ ವಸತಿ ಬೆಳವಣಿಗೆಗಳು ಬಂದಿದ್ದು/ ಬರುತ್ತಿದ್ದು, "ಸದರಿ ಜಮೀನುಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಯೋಜನಾ ಬದ್ಧವಾದ ವಸತಿ ಬಡಾವಣೆಯನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವುದರಿಂದ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಉತ್ತಮವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ವಸತಿ ನಿವೇಶನಗಳನ್ನು ಒದಗಿಸಿ ಕೊಡುವುದರ ಜೊತೆಗೆ ನಗರದ ಯೋಜನಾ ಬದ್ಧವಾದ ಬೆಳವಣಿಗೆಯಾಗುವುದು" ಎಂಬ ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುತ್ತೇವೆ ಎಂದು ಅರ್ಜಿದಾರರು ತಮ್ಮ ಪ್ರಮಾಣ ಪತ್ರದ ಮುಖಾಂತರ ತಿಳಿಸಿರುತ್ತಾರೆ.

ಹಾಗಾಗಿ, ಸದರಿ ಭೂ ಉಪಯೋಗ ಬದಲಾವಣೆಯ ಪ್ರಸ್ತಾವನೆಯನ್ನು ಪರಿಗಣಿಸುವ ಬಗ್ಗೆ ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ/ ಇತರರಿಗೆ/ ಪರಿಸರಕ್ಕೆ ಉಂಟಾಗಬಹುದಾದಂತಹ ತೊಂದರೆಗಳು ಹಾಗೂ ಇತರೆ ಅಂಶಗಳಿಗೆ ಸಂಬಂಧಿಸಿದಂತೆ ಸಲಹೆ/ಸೂಚನೆ/ಆಕ್ಷೇಪಣೆಗಳು ಇದ್ದಲ್ಲಿ ಈ ಪ್ರಕಟಣೆ ನೀಡಿದ ದಿನಾಂಕದಿಂದ 15 ದಿನಗಳ ಒಳಗಾಗಿ ಲಿಖಿತ ರೂಪದಲ್ಲಿ **ಸದಸ್ಯ ಕಾರ್ಯದರ್ಶಿ, ಹೊಸಕೋಟೆ ಯೋಜನಾ ಪ್ರಾಧಿಕಾರ, ಮಿಷನ್ ಹಾಸ್ಪಿಟಲ್ ರಸ್ತೆ, 1ನೇ ಅಡ್ಡ ರಸ್ತೆ, ಶ್ರೀ ವೆಂಕಟಾದ್ರಿ ಬಡಾವಣೆ, ಹೊಸಕೋಟೆ–562114, ಬೆಂಗಳೂರು ಗ್ರಾಮಾಂತರ ಜಿಲ್ಲೆ** ರವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಕೋರಲಾಗಿದೆ. ಅವಧಿ ಮೀರಿದ ನಂತರ ಸ್ವೀಕರಿಸಲಾಗುವ ಸಲಹೆ/ಸೂಚನೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಸಹಿ/–,
ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಹೊಸಕೋಟೆ ಯೋಜನಾ ಪ್ರಾಧಿಕಾರ, ಹೊಸಕೋಟೆ

ವಾಸಾಸಂಇ/ವಾಪ್ರ/ಎಲ್‌ಸಿ/5472/2025–26



ಸೂರ್ಯ ಪ್ರಖ್ಯಾತ್

‘ಜೆಸಿ ಡಾಲಿ ಫ್ಲೇವರ್ ಸಿನಿಮಾ’

‘ನಡುವೆ ಅಂತರವಿರಲಿ’ ಸಿನಿಮಾ ಮೂಲಕ ನಾಯಕನಾಗಿ ಬಂದ ಸೂರ್ಯ ಪ್ರಖ್ಯಾತ್ ಏಳು ವರ್ಷಗಳ ಬಳಿಕ ‘ಜೆಸಿ–ದಿ ಯೂನಿವರ್ಸಿಟಿ’ಯಲ್ಲಿ ಕಾಣಿಸಿಕೊಂಡಿದ್ದಾರೆ. ಜೈಲಿನಲ್ಲಿ ನಡೆಯುವ ಅವ್ಯವಹಾರಗಳು, ಅದರ ಪರಿಣಾಮದ ಕಥೆ ಹೊತ್ತ ಈ ಸಿನಿಮಾಗಾಗಿ ತಯಾರಾದ ಬಗೆಯನ್ನು ಸೂರ್ಯ ವಿವರಿಸಿದ್ದಾರೆ...

• ಅಭಿಲಾಷ್ ಪಿ.ಎಸ್.

• ನೀವು ಏಳು ವರ್ಷ ತೆರೆ ಮೇಲೆ ಕಾಣಿಸಿಕೊಳ್ಳದೇ ಇರುವುದಕ್ಕೆ ಕಾರಣವೇನು?

ಮೊದಲ ಸಿನಿಮಾ ‘ನಡುವೆ ಅಂತರವಿರಲಿ’ ಬೆನ್ನಲ್ಲೇ ಮೂರು ಸಿನಿಮಾಗಳನ್ನು ಮಾಡಿದೆ. ಹಲವು ಕಾರಣಗಳಿಂದಾಗಿ ಅವು ತೆರೆ ಕಾಣಲೇ ಇಲ್ಲ. ಈ ಪೈಕಿ ಎರಡು ಚಿತ್ರಗಳ ಶೂಟಿಂಗ್ ಪೂರ್ಣಗೊಂಡಿತ್ತು, ಮತ್ತೊಂದು ಸಿನಿಮಾ ಅರ್ಧ ಆಗಿತ್ತು. ಜೊತೆಗೆ ಕೋವಿಡ್ ಕಾರಣದಿಂದ ಏಳು ವರ್ಷ ವ್ಯರ್ಥವಾಯಿತು. ಮೊದಲ ಸಿನಿಮಾದಲ್ಲೇ ಹೆಜ್ಜೆ ಗುರುತು ಮೂಡಿಸಿದ್ದೆ. ಅದೇ ಭರವಸೆಯಲ್ಲಿ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದೆ. ಕಾರಣಾಂತರಗಳಿಂದ ಅವುಗಳು ಕೈಹಿಡಿಯಲಿಲ್ಲ. ಇದು ನನ್ನ ಸಿನಿಪಯಣಕ್ಕೆ ದೊಡ್ಡ ಹೊಡೆತ ನೀಡಿತು. ಮತ್ತೆ ತೆರೆ ಮೇಲೆ ಬರಲೇಬೇಕು ಎನ್ನುವ ಹಟದೊಂದಿಗೆ ಮುಂದಿನ ಹೆಜ್ಜೆ ಇಟ್ಟೆ. ಬಳಿಕ ‘ಜೆಸಿ’ ಸಿನಿಮಾದ ಪ್ರೀಪ್ರೊಡಕ್ಷನ್ ಪೂರ್ಣಗೊಳಿಸಿಯೇ ಧನಂಜಯ ಅವರನ್ನು ನಾವು ಸಂಪರ್ಕಿಸಿದ್ದೆವು.

• ಧನಂಜಯ ಬಳಿ ಕಥೆ ಹೋದ ಸಮಯ...

ಚೇತನ್ ಜೈರಾಮ್ ನನಗೆ ‘ಜೆಸಿ’ ಕಥೆ ಹೇಳಿದಾಗ ಬಹಳ ಕನೆಕ್ಟ್ ಆಯಿತು. ಅದರೊಳಗಿನ ಅಂಶಗಳು ಇಷ್ಟವಾದವು. ಅಲ್ಲಿಂದ ನಿರ್ಮಾಪಕರ ಹುಡುಕಾಟ ನಡೆಯಿತು. ಈ ಪಾತ್ರವನ್ನು ನಿಭಾಯಿಸುವವರು ಬೇಕಲ್ಲವೇ ಎಂದು ಧನಂಜಯ ಯೋಚಿಸಿದರು. ನಾವು ಕಥೆ ಹೇಳಿದಾಗ ‘ಚಿತ್ರರಂಗಕ್ಕೆ ಓರ್ವ ಎಳೆ ರೌಡಿ ಬೇಕು ಕಣೋ’ ಎಂದಿದ್ದರು. ‘ಸದ್ಯ ಚಿತ್ರರಂಗದಲ್ಲಿ ಯಾರೂ ಇಂಥವರಿಲ್ಲ. ನಾವೆಲ್ಲಾ ಹಿಟ್ ಆಗಿರೋದು ಅಂಥ ಪಾತ್ರ ಮಾಡಿಯೇ’ ಎಂದು ನೆನಪಿಸಿಕೊಂಡರು. ಈ ರೀತಿ ವಿಷಯಗಳು ತೆರೆ ಮೇಲೆ ಹಿಟ್ ಆಗಿರುವ ಇತಿಹಾಸ ಚಿತ್ರರಂಗದಲ್ಲಿದೆ. ಡಾಲಿ ಪಿಕ್ಚರ್ಸ್‌ನಡಿ ಬರುತ್ತಿರುವ ಡಾಲಿ ಫ್ಲೇವರ್ ಸಿನಿಮಾ ಈ ‘ಜೆಸಿ’.

• ನೀವೇ ನಾಯಕನಾಗಿದ್ದು ಹೇಗೆ?

ಮೊದಲು ನನ್ನನ್ನು ಎಲ್ಲರೂ ಚಾಕೊಲೇಟ್ ಬಾಯ್, ಅಮೂಲ್ ಬಾಯ್ ರೀತಿ ನೋಡುತ್ತಿದ್ದರು. ನನ್ನ ಮೊದಲ ಸಿನಿಮಾವೂ ಆ ಜಾನರ್‌ನಲ್ಲಿ ಇದ್ದಿದ್ದು ಇದಕ್ಕೆ ಕಾರಣ. ‘ಜೆಸಿ’ಯಲ್ಲಿನ ‘ಮ್ಯಾಡಿ’ ಪಾತ್ರ ನನಗೆ ಹಿಡಿಸುತ್ತದೆಯೇ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡವು. ಈ ಪಾತ್ರಕ್ಕಾಗಿ ನಾನು ದೈಹಿಕವಾಗಿ ಬದಲಾದೆ. ಸಿಕ್ಸ್ ಪ್ಯಾಕ್ ಮಾಡಿಕೊಂಡು ಮಾಸ್ ಅವತಾರಕ್ಕೆ ತಯಾರಾಗಿ ಫೋಟೋಶೂಟ್ ಮಾಡಿಸಿದೆ. ಇದನ್ನು ನೋಡಿ ಧನಂಜಯ ಅವರೂ ಒಪ್ಪಿದರು.

‘ಜೆಸಿ’ಯಲ್ಲಿ ಹಲವು ಶೇಡ್‌ಗಳು ನನ್ನ ಪಾತ್ರಕ್ಕಿದೆ. ಕಾಲೇಜು ಹುಡುಗನಾಗಿಯೂ ಕಾಣಿಸಿಕೊಂಡಿದ್ದೇನೆ. 32–33 ವರ್ಷದ ಯುವಕನ ಪಾತ್ರವೂ ಇದೆ.

• ಏನಿದು ಯೂನಿವರ್ಸಿಟಿ ಕಥೆ?

‘ಮ್ಯಾಡಿ’ ಓರ್ವ ಮುಗ್ಧ ಹುಡುಗ. ಜೊತೆಗೆ ಸ್ನೇಹಕ್ಕೆ ಬೆಲೆ ಕೊಡುವ ವ್ಯಕ್ತಿತ್ವ. ಇಂಥವನಿಗೆ ನ್ಯಾಯ ಸಿಗದೇ ಇದ್ದಾಗ ನ್ಯಾಯಕ್ಕಾಗಿ ಹೋರಾಡುವ ಕಥೆ ಇದು. ಇಡೀ ಸಿನಿಮಾ ಕಥೆ ಜೈಲಿನೊಳಗೆ ನಡೆಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿರುವ ಜೈಲಿನ ವ್ಯವಸ್ಥೆ ಬಗ್ಗೆ ಕಥೆಯಲ್ಲಿದೆ. ಈ ವ್ಯವಸ್ಥೆ ಎಷ್ಟು ಹದಗೆಟ್ಟಿದೆ, ಅಲ್ಲಿನ ರಾಜಕೀಯ, ಒಳ ಸೇರುವ ಅಪರಾಧಿಗಳು ಪರಿವರ್ತನೆ ಆಗದೆ ಹೇಗೆ ಮತ್ತಷ್ಟು ಹದಗೆಡುತ್ತಿದ್ದಾರೆ ಎನ್ನುವುದನ್ನು ತೋರಿಸಿದ್ದೇವೆ. ಇದೊಂದು ರೀತಿ ಯೂನಿವರ್ಸಿಟಿ ಆಗಿದೆ. ಅಲ್ಲಿಗೆ ಹೋದ ಮೇಲೆ ‘ಪದವಿ’ ಸಿಕ್ಕು ಹೊರಬರುವಂತಾಗಿದೆ. ಇಂಥವರು ಹೊರಬಂದ ಮೇಲೆ ದೊಡ್ಡಮಟ್ಟದ ಅಕ್ರಮಗಳನ್ನು ಮಾಡಿದರೆ ಆಗುವ ಪರಿಣಾಮಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ. ಯುವ ಜನತೆ ಈ ಸಿನಿಮಾ ನೋಡಿ ಒಂದೊಳ್ಳೆಯ ಸಂದೇಶವನ್ನು ಅರ್ಥಮಾಡಿಕೊಳ್ಳಬಹುದು.

ಸಿನಿಮಾ ಮುಖಾಂತರ ತಂದೆ–ಮಗನ ಬಾಂಧವ್ಯದ ಕಥೆಯನ್ನೂ ಹೇಳಲಾಗಿದೆ. ಮಗನನ್ನು ದಾರಿಗೆ ತರಲು ತಂದೆಯ ಹೋರಾಟ ಹೇಗಿರುತ್ತದೆ ಎನ್ನುವುದೂ ಕಥೆಯಲ್ಲಿದೆ. ರಂಗಾಯಣ ರಘು ಅವರು ತಂದೆ ಪಾತ್ರಕ್ಕೆ ಜೀವ ತುಂಬಿ ಸಿನಿಮಾ ನಾಯಕರಾಗಿದ್ದಾರೆ.

• ನಿಮ್ಮ ಮುಂದಿನ ಆಯ್ಕೆಗಳು...

ನಾಯಕನ ಪಾತ್ರಕ್ಕಿಂತ ಕಥೆಗೆ ಪ್ರಾಮುಖ್ಯತೆ ಇರಲಿದೆ. ಎಲ್ಲಾ ಮಾದರಿಯ ಪಾತ್ರಗಳನ್ನು ಮಾಡುವ ಆಸೆ ನನಗಿದೆ. ಮಧ್ಯಮ ವರ್ಗದ ಹುಡುನಗಾಗಿ ಕಾಣಿಸಿಕೊಳ್ಳುವ, ಪೌರಾಣಿಕ ಕಥೆಗಳನ್ನು ಮಾಡುವ ಆಸೆ ಇದೆ. ‘ನಡುವೆ ಅಂತರವಿರಲಿ’ ಬಳಿಕ ನಟಿಸಿದ ಸಿನಿಮಾದಲ್ಲಿ ‘ಕ್ಯಾಬ್ ಡ್ರೈವರ್’ ಪಾತ್ರ ಮಾಡಿದ್ದೆ. ಹೀಗೆ ಸಿನಿಮಾದಿಂದ ಸಿನಿಮಾಗೆ ಹೊಸ ಪಾತ್ರಗಳನ್ನು ಅರಸುವಾತ. ಈ ನಿಟ್ಟಿನಲ್ಲಿ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದೇನೆ. ಇದರಲ್ಲಿ ಮಧ್ಯಮ ವರ್ಗದ ಹುಡುಗನಾಗಿ ನಟಿಸಲಿದ್ದೇನೆ.

• ಹೆಸರು ಬದಲಾವಣೆಗೆ ಕಾರಣ...

ಮೊದಲು ಪ್ರಖ್ಯಾತ್ ಪರಮೇಶ್ ಎಂದಿತ್ತು. ಮನೆಯಲ್ಲಿ ಅಪ್ಪ ‘ಸೂರ್ಯ’ ಎಂದು ಕರೆಯುತ್ತಿದ್ದರು. ಈ ಹೆಸರೇ ಎಲ್ಲರಿಗೂ ಹೇಳುವುದಕ್ಕೆ ಸುಲಭ ಎಂದು ಪ್ರಖ್ಯಾತ್ ಮೊದಲು ಸೇರಿಸಿಕೊಂಡೆ.

• ಧನಂಜಯ ಅವರ ಬೆಂಬಲ ಹೇಗಿತ್ತು?

ಚಿತ್ರರಂಗಕ್ಕೆ ಅವರ ಕೊಡುಗೆ ಕಂಡು ಖುಷಿಯಾಗುತ್ತದೆ. ನಟನಾಗಿ ಉಳಿಯದೆ ನಿರ್ಮಾಪಕನಾಗಿ ಹೊಸಬರಿಗೆ ಅವಕಾಶ ನೀಡುತ್ತಾ ಬಂದಿದ್ದಾರೆ. ಇದಕ್ಕೆ ಧೈರ್ಯ ಬೇಕು. ಇದರಿಂದ ಕಲಾವಿದರು, ತಂತ್ರಜ್ಞರನ್ನು ಗುರುತಿಸುವ ಕೆಲಸವಾಗುತ್ತಿದೆ. ❖



ಚೈತ್ರಾ ಜೆ.ಆಚಾರ್, ರಿತ್ವಿಕ್ ಮಠದ್

ಫೆ.20ಕ್ಕೆ ಮಾರ್ನಮಿ

ಕಳೆದ ನವೆಂಬರ್‌ನಲ್ಲಿ ತೆರೆಕಾಣಬೇಕಿದ್ದ ರಿಶಿತ್ ಶೆಟ್ಟಿ ನಿರ್ದೇಶನದ, ರಿತ್ವಿಕ್ ಮಠದ್ ಹಾಗೂ ಚೈತ್ರಾ ಜೆ.ಆಚಾರ್ ನಟಿಸಿರುವ ‘ಮಾರ್ನಮಿ’ ಸಿನಿಮಾ ಕೊನೆ ಕ್ಷಣದಲ್ಲಿ ಎರಡು ಬಾರಿ ಮುಂದೂಡಿಕೆಯಾಗಿತ್ತು. ಇದೀಗ ಸಿನಿಮಾ ಫೆ.20ರಂದು ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ‘ಇದೇ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ಈ ಮುಂಚೆ ಎರಡು ಬಾರಿ ದಿನಾಂಕ ಪ್ರಕಟಿಸಿದ್ದ ವೇಳೆ ಪ್ರಚಾರಕ್ಕೆ ಸಮಯ ಸಿಕ್ಕಿರಲಿಲ್ಲ. ಚಿತ್ರ ಮಾಡಿ ಜನರಿಗೆ ತಲುಪಲು ಸಾಧ್ಯವಾಗಲಿಲ್ಲ ಎನ್ನುವ ಕಾರಣದಿಂದ ಮುಂದೂಡಿದ್ದೆವು. ಚಿತ್ರದಲ್ಲಿ ಒಳ್ಳೆಯ ಕಥೆ ಇದೆ. ಹುಲಿವೇಷ, ಕರಾವಳಿ ಭಾಗದ ಪ್ರೇಮಕಥೆ, ಆ್ಯಕ್ಷನ್, ಭಾವನಾತ್ಮಕ ದೃಶ್ಯಗಳು, ಸಂಬಂಧಗಳ ಬೆಲೆ ಹೀಗೆ ಹಲವು ವಿಷಯಗಳು ಕಥೆಯಲ್ಲಿವೆ. ಕರಾವಳಿ ಭಾಗದಲ್ಲಿ ‘ಮಾರ್ನಮಿ’ ಎಂದರೆ ದಸರಾ. ಚಿತ್ರದಲ್ಲಿನ ‘ಚೇತು’ ಮತ್ತು ‘ದೀಕ್ಷಾ’ ಪಾತ್ರಗಳು ಜನರಿಗೆ ಇಷ್ಟವಾಗಲಿವೆ’ ಎಂದರು.

‘ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಮನುಷ್ಯ ತಾಳ್ಮೆ ಕಳೆದುಕೊಂಡರೆ ಏನೆಲ್ಲಾ ಆಗಲಿದೆ ಎನ್ನುವ ಹಲವು ಮುಖಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಜೊತೆಗೆ ನಟ ಕಿಚ್ಚ ಸುದೀಪ್ ಅವರು ಚಿತ್ರಕ್ಕೆ ಬೆಂಬಲವಾಗಿ ನಿಂತಿರುವುದು ಮತ್ತಷ್ಟು ಶಕ್ತಿ ತುಂಬಿದೆ’ ಎನ್ನುತ್ತಾರೆ ರಿತ್ವಿಕ್ ಮಠದ್.

ಮೊದಲು ಕನ್ನಡದಲ್ಲಿ ಸಿನಿಮಾ ಬಿಡುಗಡೆ ಮಾಡಿ ಪ್ರತಿಕ್ರಿಯೆ ನೋಡಿಕೊಂಡು ಬೇರೆ ಭಾಷೆಗೆ ಡಬ್ ಮಾಡುವ ಯೋಚನೆಯಲ್ಲಿದೆ ಚಿತ್ರತಂಡ. ಚಿತ್ರಕ್ಕೆ ಶಿವಸೇನಾ ಛಾಯಾಚಿತ್ರಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ವರದರಾಜ್ ಕಾಮತ್ ಕಲಾನಿರ್ದೇಶನವಿದೆ. ❖



ನಿಶ್ಚಿತ ಶೆಟ್ಟಿ

ಶೀಘ್ರದಲ್ಲೇ ತೆರೆಗೆ ‘ತ್ರಿಕಾರಂ’

ದಿಲೀಪ್ ಕುಮಾರ್ ಜೆ.ಆರ್ ನಿರ್ದೇಶನದ ‘ತ್ರಿಕಾರಂ’ ಎಂಬ ಸಿನಿಮಾದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಹರ್ಷವರ್ಧನ್ ನಾಯಕರಾಗಿ ನಟಿಸಿದ್ದು, ನಿಶ್ಚಿತ ಶೆಟ್ಟಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು...’ ಎಂಬ ಹಾಡಿಗೆ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದು, ಶಶಾಂಕ್ ಶೇಷಗಿರಿ ದನಿಯಾಗಿದ್ದಾರೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶಿಸಿದ್ದಾರೆ.

ಜಿ. ಗಣೇಶ್ ಮೂರ್ತಿ ಅವರು ಸದ್ಗುರು ಸಿನಿ ಪ್ರೊಡಕ್ಷನ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದು, ಜೊತೆಗೆ ಖಳನಾಯಕನ ಪಾತ್ರವನ್ನು ನಿಭಾಯಿಸಿದ್ದಾರೆ. ನಾಗೇಂದ್ರ ಅರಸು, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊನ್ನಾಳಿ ಯಾಸಿನ್ ಛಾಯಾಚಿತ್ರಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಮಾರಿಕಣಿವೆ, ಸಾಣೇಹಳ್ಳಿ, ದಾವಣಗೆರೆ, ಮೈಸೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ❖

‘ಸರಳ ಸುಬ್ಬರಾವ್’ ಟ್ರೇಲರ್ ಬಿಡುಗಡೆ



ಮಿಶಾ ನಾರಂಗ್, ಅಜೇಯ್ ರಾವ್

ಮಂಜು ಸ್ವರಾಜ್ ನಿರ್ದೇಶನದ, ಅಜೇಯ್ ರಾವ್ ನಟನೆಯ ‘ಸರಳ ಸುಬ್ಬರಾವ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಮಾ ಫೆ.12ರಂದು ತೆರೆಕಾಣಲಿದೆ.

ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅಜೇಯ್ ರಾವ್ ಅವರಿಗೆ ಮಿಶಾ ನಾರಂಗ್ ಜೋಡಿಯಾಗಿದ್ದಾರೆ. 1970ರ ಕಾಲಘಟ್ಟದ ಪ್ರೇಮಕಥೆಯನ್ನು ಈ ಸಿನಿಮಾ ಹೊಂದಿದೆ.

‘ಇದು ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಇದಾಗಿದೆ. ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಚಿತ್ರಗ್ರಹಣ ಹಾಗೂ ಬಸವರಾಜ್ ಅರಸ್ ಸಂಕಲನ ಸಿನಿಮಾಗಿದೆ’ ಎಂದು ಮಾಹಿತಿ ನೀಡಿದರು ಮಂಜು ಸ್ವರಾಜ್. ❖

ಧನಂಜಯ ಮುಕ್ತ ಮಾತುಕತೆ

ನಟ ಧನಂಜಯ ಇತ್ತೀಚೆಗೆ ಸಿನಿಮಾ ಪತ್ರಕರ್ತರಿಗೆ ಮುಕ್ತವಾಗಿ ಮಾತಿಗೆ ಸಿಕ್ಕರು. ಈ ಸಂದರ್ಭದಲ್ಲಿ ಸಿನಿಪಯಣ, ವೈಯಕ್ತಿಕ ಜೀವನ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಒಳಗಾದ ತಮ್ಮ ವಿಷಯದ ಬಗ್ಗೆ ಮಾತಿಗಿಳಿದರು...

1 ನಾನು ಬಹಳ ಮುಗ್ಧವಾಗಿ, ಸ್ನೇಹಿತನ ‘ಅಪ್ಪುಸ್ ಬಿರಿಯಾನಿ’ ಉದ್ಘಾಟಿಸಿ, ಪ್ರೀತಿಯಿಂದ ಕೊಟ್ಟ ಊಟ ಮಾಡಿ ಬಂದೆ. ಈ ಹಿಂದೆ ಸುಮಾರು 10–15 ಬಿರಿಯಾನಿ ಅಂಗಡಿಗಳನ್ನು ನಾನೇ ಉದ್ಘಾಟಿಸಿದ್ದೇನೆ. ಈ ವಿಷಯ ಈಗ ಏಕೆ ಎತ್ತಿಕೊಂಡು ಚರ್ಚಿಸಿದರೋ ಗೊತ್ತಿಲ್ಲ. ಈ ವಿಚಾರವಾಗಿ ಸಮುದಾಯಗಳನ್ನು ಎಳೆಯುವುದು ಬೇಡವಿತ್ತು. ಇಂಥ ವಿಚಾರಗಳು ಮೊದಲು ಬಹಳ ಪರಿಣಾಮ ಬೀರುತ್ತಿತ್ತು. ಈಗ ಇಲ್ಲ. ನನ್ನ ಊಟ, ತಿಂಡಿ ಅಥವಾ ಚಟ ಎಲ್ಲವೂ ನನ್ನ ವೈಯಕ್ತಿಕ. ಕದ್ದು ಮುಚ್ಚಿ ತಿನ್ನಲು ಮಾಡುತ್ತಿರುವುದು ಅಪರಾಧವೇನಲ್ಲ. ಇಷ್ಟವಾಗುವುದನ್ನು ಚೆನ್ನಾಗಿ ತಿನ್ನುತ್ತೇನೆ. ನಾನು ಯುವಕನಾಗಿದ್ದಾಗ ‘ಬಿಯರ್ ಬಾಯ್’ ಎಂದೇ ಖ್ಯಾತಿ ಹೊಂದಿದ್ದೆ. ಸಿಗರೇಟ್ ಸೇದುತ್ತಿದ್ದೆ. ಈಗ ನಿಲ್ಲಿಸಿದ್ದೇನೆ. ಈ ಅಭ್ಯಾಸಗಳನ್ನು ಇಟ್ಟುಕೊಳ್ಳಿ ಎನ್ನುವುದಿಲ್ಲ.

2 ಡಾಲಿ ಸಿನಿಮಾ ಕ್ಷೇತ್ರದಲ್ಲಿ ಏನು ಮಾಡುತ್ತಿದ್ದಾನೆ ಎನ್ನುವುದು ಚರ್ಚೆಯಾಗುತ್ತಿಲ್ಲ. ಇದು ಬೇಸರದ ವಿಷಯ. ಹೀಗಾಗಿ ಮಾತನಾಡಲೇಬೇಕು ಎಂದೆನಿಸಿತು. ನಟನಾಗಿ ಬಂದು ನನಗಾಗಿ ನಿರ್ಮಾಣ ಸಂಸ್ಥೆ ಆರಂಭಿಸಿದೆ. ಬಳಿಕ ಹೊಸಬರಿಗಾಗಿ ‘ಟಗರುಪಲ್ಯ’, ‘ವಿದ್ಯಾಪತಿ’, ‘ಜೆಸಿ’, ‘ಹೆಗ್ಗಣ ಮುದ್ದು’ ಸಿನಿಮಾಗಳನ್ನು ಮಾಡಿದ್ದೇನೆ. ‘ಮದರ್ ಪ್ರಾಮಿಸ್’ ಎನ್ನುವ ಇನ್ನೊಂದು ಸಿನಿಮಾ ನಿರ್ಮಾಣವಾಗುತ್ತಿದೆ. ‘ಜೀ’ಗಾಗಿ ಒಂದು ವೆಬ್ ಸರಣಿ ಮಾಡುತ್ತಿದ್ದೇನೆ. ‘ಡೇರ್‌ಡೆವಿಲ್ ಮುಸ್ತಾಫಾ’ ಹಾಗೂ ‘ಆರ್ಕೆಸ್ಟ್ರಾ’ ಸಿನಿಮಾಗಳನ್ನು ಪ್ರಸ್ತುತಪಡಿಸಿ ಬಿಡುಗಡೆ ಮಾಡಿದ್ದೇನೆ. ಇದರಲ್ಲಿ ಬಹುತೇಕ ಸಿನಿಮಾಗಳು ಯಶಸ್ವಿಯಾಗಿವೆ. ಈ ಅಪಾಯವನ್ನು ತೆಗೆದುಕೊಳ್ಳುತ್ತಿರುವುದರ ಬಗ್ಗೆ, ಕೆಲಸಗಳ ಬಗ್ಗೆ ಮಾತನಾಡಬೇಕಲ್ಲವೇ?

3 ಶಂಕರ್‌ಗುರು ನಿರ್ದೇಶನದ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದ ಶೂಟಿಂಗ್ ಕೊನೆಯ ಹಂತದಲ್ಲಿದೆ. ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಶೂಟಿಂಗ್ ಪ್ರಗತಿಯಲ್ಲಿದೆ. ಸುಕೇಶ್ ನಾಯಕ್ ನಿರ್ದೇಶನದ ಐತಿಹಾಸಿಕ ಸಿನಿಮಾ ‘ಹಲಗಲಿ’ಯ ಶೂಟಿಂಗ್ ಶೇಕಡ 40ರಷ್ಟು ಪೂರ್ಣಗೊಂಡಿದೆ. ಇದು ಶೀಘ್ರದಲ್ಲೇ ಪುನರಾರಂಭವಾಗಲಿದೆ. ಶಶಾಂಕ್ ಸೋಗಾಲ್ ನಿರ್ದೇಶನದ ‘ಜಿಂಗೋ’ ಲೈನ್‌ಅಪ್‌ನಲ್ಲಿದೆ. ‘ಉತ್ತರಕಾಂಡ’ ಸಿನಿಮಾ ಮಾಡಲಿದ್ದೇವೆ. ಸದ್ಯದಲ್ಲೇ ಇದರ ಅಪ್‌ಡೇಟ್ ಸಿಗಲಿದೆ. ಕೆಲಸ ನಿರಂತರವಾಗಿದೆ. ಪ್ರೇಕ್ಷಕರು ಹೊಸಬರಿಗೂ ಜಾಗ ಕೊಡಬೇಕು.

4 ತಂದೆಯಾಗುತ್ತಿದ್ದೇನೆ. ಮಗುವನ್ನು ಕೈಯಲ್ಲಿ ಹಿಡಿಯಲು ಕಾತುರನಾಗಿದ್ದೇನೆ. ಮದುವೆಯಾಗದ ಸ್ನೇಹಿತರಿಗೆ ಮದುವೆಯಾಗುವ ಸಲಹೆ ನೀಡುತ್ತಿದ್ದೇನೆ. ಮಗುವಿಗೆ ಸಮಯ ನೀಡುವ ಸಲುವಾಗಿ ಮೇ ಒಳಗೆ ಮೂರು ಸಿನಿಮಾಗಳನ್ನು ಪೂರ್ಣಗೊಳಿಸಲಿದ್ದೇನೆ.



5 ಸೋಲುಗಳನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ‘ವಿದ್ಯಾಪತಿ’ ಚಿತ್ರಮಂದಿರಗಳಲ್ಲಿ ಸೋತಿದೆ. ಸಿನಿಮಾಗಳು ಪ್ರೇಕ್ಷಕರಿಗೆ ಇಷ್ಟ ಆಗದೇ ಇರಬಹುದು. ಆದರೆ ಮೋಸ ಮಾಡಿದ್ದೇವೆ ಎಂದು ಪ್ರೇಕ್ಷಕರಿಗೆ ಅನಿಸಬಾರದು. ಸೋತೆವು ಎಂದು ನಿರ್ಮಾಣ ನಿಲ್ಲಿಸಲು ಸಾಧ್ಯವಿಲ್ಲವಲ್ಲ. ವಿಮರ್ಶೆಗಳಿಗೆ ಎಲ್ಲರೂ ತೆರೆದುಕೊಂಡಿರಬೇಕು. ಇಲ್ಲದೇ ಇದ್ದರೆ ತಿದ್ದಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಬೇರೆಯವರ ಸಿನಿಮಾಗಳಿಗೆ ನೆಗೆಟಿವ್ ಮಾಡಿಸುವುದೇ ಇಂದು ಕೆಲಸವಾಗಿದೆ. ನಿರ್ದೇಶನ ಮಾಡುವುದು ಇಷ್ಟ. ಆದರೆ ಅದೊಂದು ದೊಡ್ಡ ಜವಾಬ್ದಾರಿ. ನಿರ್ದೇಶನ ಮಾಡುವ ವಿಶ್ವಾಸ ಮೂಡಿದ ದಿನ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ❖

ಹತ್ತು ಸಿನಿಮಾಗಳು ತೆರೆಗೆ

ಕಳೆದ ಶುಕ್ರವಾರ (ಜ.30) ಹತ್ತು ಕನ್ನಡ ಸಿನಿಮಾಗಳು ತೆರೆಕಂಡಿದ್ದವು. ಇಂದೂ(ಫೆ.6) ಹತ್ತು ಕನ್ನಡ ಸಿನಿಮಾಗಳು ತೆರೆಗೆ ಬರುತ್ತಿವೆ.

ರಕ್ಕಸಪುರದೋಳ್



ಸಾಹಸ ನಿರ್ದೇಶಕ ಕೆ.ರವಿವರ್ಮಾ ನಿರ್ಮಾಣದ, ರವಿ ಸಾರಂಗ ನಿರ್ದೇಶನದ ಈ ಚಿತ್ರದಲ್ಲಿ ರಾಜ್ ಬಿ.ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ನಿರ್ದೇಶಕ ಪ್ರೇಮ್ ಅವರ ಜೊತೆ ಕೆಲಸ ಮಾಡಿದ ಅನುಭವ ರವಿ ಅವರಿಗಿದೆ. ಇದೇ ಮೊದಲ ಬಾರಿಗೆ ಪೊಲೀಸ್ ಪಾತ್ರದಲ್ಲಿ ರಾಜ್ ಕಾಣಿಸಿಕೊಂಡಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ತಾರಾಬಳಗದಲ್ಲಿದ್ದು, ಸ್ವತಿಷ್ಠಾ ಕೃಷ್ಣನ್ ಚಿತ್ರದ ನಾಯಕಿ. ಚಿತ್ರಕ್ಕೆ ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದ್ದು, ಕ್ರಾಂತಿಕುಮಾರ್ ಸಂಭಾಷಣೆ ಬರೆದಿದ್ದಾರೆ.

ಜೆಸಿ: ದಿ ಯೂನಿವರ್ಸಿಟಿ

ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ನಿರ್ಮಾಣದ ಸಿನಿಮಾವಿದು. ಸೂರ್ಯ ಪ್ರಖ್ಯಾತ್ ನಾಯಕರಾಗಿರುವ ಈ ಸಿನಿಮಾವನ್ನು ಚೇತನ್ ಜೈರಾಮ್ ನಿರ್ದೇಶಿಸಿದ್ದಾರೆ. ‘ಜೆಸಿ’ ಎಂದರೆ ಜುಡಿಷಿಯಲ್ ಕಸ್ಟಡಿ. ಪ್ರಖ್ಯಾತ್‌ಗೆ ಜೋಡಿಯಾಗಿ ಭಾವನ ರೆಡ್ಡಿ ನಟಿಸಿದ್ದಾರೆ. ಮಾಸ್ತಿ ಸಂಭಾಷಣೆ ಚಿತ್ರಕ್ಕಿದೆ. ಮಾಸ್ ಕಥಾಹಂದರ ಇರುವ ಸಿನಿಮಾಗೆ ಕಾರ್ತಿಕ್ ಛಾಯಾಚಿತ್ರಗ್ರಹಣ, ರೋಹಿತ್ ಸೋವರ್ ಸಂಗೀತ ನಿರ್ದೇಶನವಿದೆ.

ಫಾರ್ಗಾ

ಅಶ್ವಿನಿ ರಾಮ್‌ಪ್ರಸಾದ್ ನಿರ್ಮಾಣದ ಈ ಚಿತ್ರವನ್ನು ಎಂ.ಶಶಿಧರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ‘ಫಾರ್ಗಾ’ ಒಂದು ಊರಿನ ಹೆಸರು. ಅರುಣ್ ರಾಮ್‌ಪ್ರಸಾದ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇದೊಂದು ಅಡ್ವೆಂಚರಸ್ ಡ್ರಾಮಾ, ಹಾರರ್ ಚಿತ್ರವಾಗಿದ್ದು, ಅರುಣ್ ಲೇಖಕ ಹಾಗೂ ಸಂಶೋಧಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಸಾಯಿಕುಮಾರ್ ಹಾಗೂ ನಾಯಕಿಯಾಗಿ ರೆಹಾನ ಅಭಿನಯಿಸಿದ್ದಾರೆ.



ನೆನಪುಗಳ ಮಾತು ಮಧುರ

ರೆಡ್ ಆ್ಯಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಹಾಗೂ ಅಫ್ಜಲ್ ನಿರ್ದೇಶನದ ಚಿತ್ರ ಇದಾಗಿದೆ. ನಾಲ್ಕು ಸ್ನೇಹಿತರ ನಡುವೆ ನಡೆಯುವ ನಾಲ್ಕು ಕಥೆಗಳ ಗುಚ್ಛ ಈ ಸಿನಿಮಾದಲ್ಲಿದೆ. ಮರ್ಡರ್ ಮಿಸ್ಟ್ರಿ, ಹಾರರ್, ಹಾಸ್ಯ ಹಾಗೂ ಈಗಿನ ಕಾಲದ ಯುವಕರ ಜೀವನದಲ್ಲಿ ನಡೆಯುತ್ತಿರುವ ಕೆಲವು ಅಂಶಗಳು ಕಥೆಯಲ್ಲಿವೆ ಎಂದಿದ್ದಾರೆ ಅಫ್ಜಲ್.

ಅಫ್ಜಲ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸ್ವಾಮಿ ಮೈಸೂರು ಛಾಯಾಚಿತ್ರಗ್ರಹಣ, ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ, ಕಾರ್ತಿಕ್ ಈಶ್ವರಾಚಾರಿ ಸಂಕಲನ ಹಾಗೂ ದೇವರಾಜ ಕುಷ್ಟಗಿ ಅವರ ಹಿನ್ನೆಲೆ ಸಂಗೀತವಿದೆ. ನಿರ್ದೇಶಕ ಅಫ್ಜಲ್ ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಮತ್ತೊಂದು ಮುಖ್ಯಪಾತ್ರದಲ್ಲಿ ಸೆವೆನ್ ರಾಜ್ ಕೂಡಾ ನಟಿಸಿದ್ದಾರೆ. ವಸಿಷ್ಠ ಬಂಟನೂರು, ರಣವೀರ್, ರಾಜಪ್ರಭು, ವಿನಯ್, ಅಂಜಲಿ, ಸೌಮ್ಯ, ರೇಖಾ ರಮೇಶ್, ಶುಭತೀರ್ಥ, ವಾದ್ಯಾ, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಸಿನಿಮಾಗಳ ಜೊತೆಗೆ ಗಿಲ್ಲಿ ನಟ ನಟನೆಯ **‘ಸರ್ಕಾರಿ ಶಾಲೆ ಎಚ್‌–8’**, ಎನ್.ಜ್ಯೋತಿಲಕ್ಷ್ಮಿ ನಿರ್ದೇಶನದ **‘ಬಯಕೆಗಳು ಬೇರೂರಿದಾಗ’**, ಹಾಸ್ಯ ಕಲಾವಿದ ಕೆಂಪೇಗೌಡ ನಟನೆಯ **‘ಕಟ್ಲೆ’**, ರಿದ್ಧಿ ಎಂಟರ್‌ಟೇನ್‌ಮೆಂಟ್ಸ್‌ನಡಿ ಕಾಡ ನಟರಾಜ್ ಕಥೆ ಬರೆದು ನಿರ್ಮಾಣ ಮಾಡಿರುವ, ಕೆ.ವೆಂಕಟೇಶ್ ನಿರ್ದೇಶನದ **‘ಕರಿಕಾಡ’**, **‘ನಾನ್‌ವೆಜ್’** ಹಾಗೂ ಎನ್.ಕೆ. ರಾಜೇಶ್ ನಾಯ್ಡು ನಿರ್ದೇಶನದ **‘ಸುಖೀಭವ’** ಸಿನಿಮಾಗಳೂ ತೆರೆಕಂಡಿವೆ. ❖

ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಪತ್ರ

ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ (ಬ್ಯಾಲೆಟ್ ಪೇಪರ್) ಮೂಲಕವೇ ನಡೆಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮತಪತ್ರ ಬಳಸಿ ಚುನಾವಣೆ ನಡೆಸಲು ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗ್ರಾಮೀಣ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅದೇ ಮಾದರಿ ಅನುಸರಿಸಲು ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಸ್ಥಳೀಯ ಪ್ರಾಧಿಕಾರಗಳ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಗೌಪ್ಯತೆ ಖಚಿತ ಪಡಿಸಿಕೊಳ್ಳಲು, ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹಿಂದಿನಂತೆ ಮತಪತ್ರ, ಮತಪೆಟ್ಟಿಗೆ ಬಳಸಲು ನಿರ್ಧರಿಸಿದೆ. ಈ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆಯನ್ನು ಉಚಿತಪಡಿಸಿಕೊಳ್ಳಲು ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಜವಾಬ್ದಾರಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ವಹಿಸಲು ತೀರ್ಮಾನಿಸಿದೆ ಎಂದರು.

'ಎಸ್‌ಐಆರ್: ಚರ್ಚೆ ಅಪೂರ್ಣ'

'ಭಾರತ ಚುನಾವಣಾ ಆಯೋಗವು ಉದ್ದೇಶಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಚರ್ಚೆ ಅಪೂರ್ಣವಾಗಿದೆ. ಇನ್ನಷ್ಟು ಮಾಹಿತಿಯನ್ನು ಕೇಳಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಳ್ಳಲಾಗುವುದು' ಎಂದು ಎಚ್.ಕೆ.ಪಾಟೀಲ ತಿಳಿಸಿದರು.

ಸಂಪುಟದ ಇತರ ನಿರ್ಧಾರಗಳು:

- 2025–26 ನೇ ಸಾಲಿನಲ್ಲಿ 'ಶುಚಿ' ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್‌ಗಳು ಹಾಗೂ ಮುಟ್ಟಿನ ಕಪ್‌ಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಅನುದಾನಿತ ಶಾಲೆಗಳು, ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಹೆಣ್ಣು ಮಕ್ಕಳಿಗೆ ವಿತರಿಸಲು ಹೊರಡಿಸಿರುವ ಆದೇಶಗಳಿಗೆ ಘಟನೋತ್ತರ ಅನುಮೋದನೆ
- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013–14 ರಿಂದ 2018–19 ನೇ ಸಾಲಿನವರೆಗೆ ವಿವಿಧ ಯೋಜನೆಯಡಿ ನೀಡಲಾಗಿರುವ ಸಾಲವನ್ನು ಒಂದು ಬಾರಿ ಇತ್ಯರ್ಥ ಯೋಜನೆಯ ಮೂಲಕ ವಸೂಲಾತಿಗೆ ಒಪ್ಪಿಗೆ
- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರಪಾಲಿಕೆಗಳಲ್ಲಿ 'ಸಾರಥಿ' ಯೋಜನೆಯಡಿ ಆಟೋ ರಿಕ್ಷಾ ಅಥವಾ ಕಾರುಗಳನ್ನು ಖರೀದಿಸಲು ಒಟ್ಟು ₹19.18 ಕೋಟಿ ಸಹಾಯಧನ ಹಾಗೂ ಇ-ವೆಂಡಿಂಗ್ ಯೋಜನೆಯಡಿ ಇ-ವೆಂಡಿಂಗ್ ವಾಹನಗಳನ್ನು ಖರೀದಿಸಲು ಒಟ್ಟು ₹42.84 ಕೋಟಿ ಸಹಾಯಧನವನ್ನು ಅರ್ಹ ಫಲಾನುಭವಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಒದಗಿಸುವ ಯೋಜನೆಗೆ ಒಪ್ಪಿಗೆ
- ರಾಜ್ಯದಲ್ಲಿ ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು ಒತ್ತುವರಿ ತೆರವುಗೊಳಿಸಿ ಭೂ ವರಾಹ ಯೋಜನೆಯಡಿ ಈ ದೇವಾಲಯಗಳ ಸ್ಥಿರಾಸ್ತಿಗಳನ್ನು ದಾಖಲೀಕರಣ ಕಾರ್ಯಕ್ಕಾಗಿ ₹15 ಕೋಟಿ ಯೋಜನೆಗೆ ಒಪ್ಪಿಗೆ

ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಗಿ ಎ.ಪಿ.ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್.ಜಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಹತ್ತು ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎ.ಪಿ.ವಿಜಯಕುಮಾರ್ ಅಧ್ಯಕ್ಷರಾಗಿ ಹಾಗೂ ಶ್ರೀಧರ್.ಜಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಅದ್ದೆ, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಕೋಗಿಲು ವೆಂಕಟೇಶ್ ಉಪಸ್ಥಿತರಿದ್ದರು.

ಮೆಟ್ರೊ: ದರ ಪರಿಷ್ಕರಣೆ ಪಟ್ಟಿ ಪ್ರಕಟ

ಕನಿಷ್ಠ ₹1 ಮತ್ತು ಗರಿಷ್ಠ ₹ 5 ಹೆಚ್ಚಳ ಸೋಮವಾರದಿಂದ ಜಾರಿ

ಪ್ರಜಾವಾಣಿ ವಾರ್ತೆ



ಬೆಂಗಳೂರು: ಮೆಟ್ರೊ ಪ್ರಯಾಣದರ ಪರಿಷ್ಕರಣೆ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಬುಧವಾರವರೆಗೂ ಹೇಳಿಕೊಂಡು ಬಂದಿದ್ದ ಬಿಎಂಆರ್‌ಸಿಎಲ್ ಅಧಿಕಾರಿಗಳು ಗುರುವಾರ ದರ ಪರಿಷ್ಕರಣೆಯ ಪಟ್ಟಿ ಪ್ರಕಟಿಸಿದ್ದಾರೆ.

ಫೆ.9ರಿಂದ ಜಾರಿಗೆ ಬರುವಂತೆ ವಾರ್ಷಿಕ ಸ್ವಯಂಚಾಲಿತ ದರ ಪರಿಷ್ಕರಣೆ ಜಾರಿಗೆ ಬರಲಿದೆ. 96.10 ಕಿ.ಮೀ. ಮೆಟ್ರೊ ಜಾಲದಲ್ಲಿರುವ 10 ದರ ವಲಯಗಳಲ್ಲಿ ಕನಿಷ್ಠ ₹1 ಮತ್ತು ಗರಿಷ್ಠ ₹5 ಹೆಚ್ಚಳ ಮಾಡಲಾಗಿದೆ.

ಬಿಎಂಆರ್‌ಸಿಎಲ್ ಸ್ಮಾರ್ಟ್‌ಕಾರ್ಡ್, ಎನ್‌ಸಿಎಂಸಿ ಬಳಕೆದಾರರಿಗೆ ರಿಯಾಯಿತಿ ಮುಂದುವರಿಸಲಾಗಿದೆ. ದಟ್ಟಣೆ ಅವಧಿಯಲ್ಲಿ ಶೇ 5, ದಟ್ಟಣೆ ಅಲ್ಲದ ಅವಧಿಯಲ್ಲಿ ಶೇ 10 ಹಾಗೂ ಭಾನುವಾರ ಮತ್ತು ಗೊತ್ತುಪಡಿಸಿದ ಮೂರು ರಾಷ್ಟ್ರೀಯ ರಜಾದಿನಗಳಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ. ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ತಿಳಿಸಿದೆ.

ಮೆಟ್ರೊ ರೈಲ್ವೇಸ್ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ–2002ರ ಅಡಿಯಲ್ಲಿ ರಚಿತವಾದ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಪ್ರಕಾರ ವಾರ್ಷಿಕ ದರ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದೆ.

ದರ ನಿಗದಿ ಸಮಿತಿ ಪ್ರಕಾರ 7.5 ವರ್ಷಗಳ ನಂತರ ದರ ಪರಿಷ್ಕರಣೆ ಮಾಡಿದ್ದರಿಂದ ಸರಾಸರಿ ಶೇ 51.55 ರಷ್ಟು ಹೆಚ್ಚಳಕ್ಕೆ ಕಾರಣವಾಯಿತು. ಭವಿಷ್ಯದಲ್ಲಿ ಇಂತಹ ದರ ಹೆಚ್ಚಳದ ಪರಿಸ್ಥಿತಿಯನ್ನು ತಪ್ಪಿಸುವ ದೃಷ್ಟಿಯೊಂದಿಗೆ, ಸಮಿತಿಯು ತನ್ನ ವರದಿಯಲ್ಲಿ ಪಾರದರ್ಶಕ ವಾರ್ಷಿಕ ಸ್ವಯಂಚಾಲಿತ ದರ ಪರಿಷ್ಕರಣೆ ಸೂತ್ರವನ್ನು, ವಾರ್ಷಿಕ ಕಾರ್ಯಾಚರಣೆ ಮತ್ತು ನಿರ್ವಹಣೆಯ ಶೇಕಡವಾರು ವೆಚ್ಚ ಅಥವಾ ವಾರ್ಷಿಕ ಶೇ 5 ಯಾವುದು ಕಡಿಮೆಯೋ ಮತ್ತು ಮುಂದಿನ ಒಂದು ರೂಪಾಯಿಗೆ ಪೂರ್ಣಾಂಕಗೊಳಿಸಿ ಪರಿಷ್ಕರಿಸಲು ಶಿಫಾರಸು ಮಾಡಿದೆ. ಈ ಕಾರ್ಯವಿಧಾನವು, ವಾರ್ಷಿಕವಾಗಿ ಅಲ್ಪ ದರ ಹೆಚ್ಚಳಕ್ಕೆ ಸಹಾಯ ಮಾಡುತ್ತದೆ ಎಂದು ವಿವರಣೆ ನೀಡಿದೆ.

ಪಾಸ್ ದರ ವಿವರ

ಮಾನ್ಯತೆ	ಪ್ರಸ್ತುತ ದರ (₹)		ಪರಿಷ್ಕೃತ ದರ (₹)	
ಅವಧಿ	ಸ್ಮಾರ್ಟ್‌ಕಾರ್ಡ್	ಮೊಬೈಲ್ ಕ್ಯೂಆರ್	ಸ್ಮಾರ್ಟ್‌ಕಾರ್ಡ್	ಮೊಬೈಲ್ ಕ್ಯೂಆರ್
1 ದಿನ	300	250	313	263
3 ದಿನಗಳು	600	550	628	578
5 ದಿನಗಳು	900	850	943	893


ತಪ್ಪು ಮಾಹಿತಿ?

ಏಳೂವರೆ ವರ್ಷ ದರ ಹೆಚ್ಚಳ ಮಾಡದೇ ಇದ್ದಿದ್ದರಿಂದ 2025ರಲ್ಲಿ ಶೇ 51.55ರಷ್ಟು ದರ ಏರಿಕೆ ಮಾಡಲಾಯಿತು ಎಂದು ಬಿಎಂಆರ್‌ಸಿಎಲ್ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, 2025ರ ಫೆ.9ರಂದು ಹಲವು ನಿಲ್ದಾಣಗಳಿಗೆ ಶೇ 100ಕ್ಕೂ ಅಧಿಕ ದರ ಹೆಚ್ಚಳ ಮಾಡಲಾಗಿತ್ತು. ವಿರೋಧಗಳು ಬಂದ ಬಳಿಕ ಶೇ 71.5ಕ್ಕೆ ಇಳಿಕೆ ಮಾಡಲಾಗಿತ್ತು.

ದರ ವಿವರ

ವಲಯ	ಅಂತರ (ಕಿ.ಮೀ)	ಪ್ರಸ್ತುತ ದರ (₹)	ಪರಿಷ್ಕೃತ ದರ (₹)
ಎಫ್ 1	0-2	10	11
ಎಫ್ 2	2-4	20	21
ಎಫ್ 3	4-6	30	32
ಎಫ್ 4	6-8	40	42
ಎಫ್ 5	8-10	50	53
ಎಫ್ 6	10-15	60	63
ಎಫ್ 7	15-20	70	74
ಎಫ್ 8	20-25	80	84
ಎಫ್ 9	25-30	90	95
ಎಫ್ 10	30ಕ್ಕಿಂತ ಅಧಿಕ	90	95

ಬಿಜೆಪಿ ನಾಯಕರ ಆಕ್ರೋಶ



ಬೆಂಗಳೂರಿನಲ್ಲಿ ದಿನೇ ದಿನೇ ವಾಹನ ದಟ್ಟಣೆಯಿಂದ ಸಂಚಾರ ಅಸಾಧ್ಯವಾಗಿದೆ. ಸಮೂಹ ಸಾರಿಗೆ ಮೆಟ್ರೊ ಪ್ರಯಾಣ ದರ ಹೆಚ್ಚಳ ಮಾಡಿದರೆ ಜನರಿಗೆ ಹೊರೆ ಆಗಲಿದೆ. ಬೆಂಗಳೂರು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದೆ. ಇದು ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ



ನಮ್ಮ ಮೆಟ್ರೊ ಪ್ರಯಾಣ ದರ ಹೆಚ್ಚಳ ಅನುಮೋದಿಸಿದ ಬಿಎಂಆರ್‌ಸಿಎಲ್ ಮಂಡಳಿಯು 10 ಸದಸ್ಯರನ್ನು ಹೊಂದಿದೆ. ಇದರಲ್ಲಿ ಐವರು ರಾಜ್ಯದ ಪ್ರತಿನಿಧಿಗಳು ಹಾಗೂ ಐವರು ಕೇಂದ್ರದಿಂದ ನಿಯೋಜಿತರಾದವರು. ಕೇಂದ್ರದಿಂದ ನೇಮಿಸಲಾದ ಅಧ್ಯಕ್ಷರಿಗೆ ಮತದಾನದ ಅಧಿಕಾರವಿಲ್ಲ. ಹೀಗಾಗಿ, ದರ ಹೆಚ್ಚಳವನ್ನು ರಾಜ್ಯದ ನಾಮನಿರ್ದೇಶಿತ ಸದಸ್ಯರೇ ನಿರ್ಣಯಿಸಿದ್ದಾರೆ. ಅವೈಜ್ಞಾನಿಕವಾಗಿ ಮಾಡಿರುವ ಈ ಅನ್ಯಾಯದ ಏರಿಕೆಯನ್ನು ಕೈಬಿಡಬೇಕು.

ಪಿ.ಸಿ.ಮೋಹನ್, ಬೆಂಗಳೂರು ಕೇಂದ್ರ ಸಂಸದ



ಎಂಟು ತಿಂಗಳಲ್ಲೇ ಎರಡನೇ ಬಾರಿ ಪ್ರಯಾಣ ದರ ಏರಿಸಿ ರಾಜ್ಯ ಸರ್ಕಾರವು ಪ್ರಯಾಣಿಕರಿಗೆ ಬರೆ ಹಾಕಿದೆ. ಪ್ರಯಾಣ ದರ ಹೆಚ್ಚಳ ತಡೆ ಹಿಡಿಯುವಂತೆ ಒತ್ತಾಯಿಸಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ಮನವಿ ಮಾಡಿದ್ದೇನೆ. ಮೆಟ್ರೊ ನಿಗಮ ಮಾಡಿರುವ ತಪ್ಪುಗಳನ್ನು ಅವರಿಗೆ ತಿಳಿಸಿದ್ದೇನೆ. ದರ ಹೆಚ್ಚಳ ಮಾಡಿರುವುದು ಕೇಂದ್ರ ಸರ್ಕಾರ ಅಲ್ಲ. ಇದೊಂದು ಭಂಡ ಸರ್ಕಾರ.


ತೇಜಸ್ವಿ ಸೂರ್ಯ, ಬೆಂಗಳೂರು ದಕ್ಷಿಣ ಸಂಸದ

ಸುದ್ದಿ 2 ನಿಮಿಷ

‘ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ’

ಬೆಂಗಳೂರು: ಇಂದಿನ ತಂತ್ರಜ್ಞಾನದ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. ಇದರಿಂದ ಮಕ್ಕಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಹಾಗೂ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಎಸ್.ಕೋಸಂಬೆ ತಿಳಿಸಿದ್ದಾರೆ.

ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರುವಾರ ಭೇಟಿ ಮಾಡಿ ಈ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ‘ಆನ್‌ಲೈನ್‌ನಲ್ಲಿ ಲೈಂಗಿಕ ಶೋಷಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯವನ್ನು ಕೇಂದ್ರೀಕರಿಸಿ, ಮಕ್ಕಳನ್ನು ಆನ್‌ಲೈನ್ ಅಥವಾ ಸಾಮಾಜಿಕ ಜಾಲತಾಣಗಳಿಂದ ದೂರ ಇಡಬೇಕು. ಸಮಾಜದಲ್ಲಿ ಮಕ್ಕಳೂ ಸರ್ವರೊಂದಿಗೆ ಬೆರೆಯಬೇಕು ಎಂಬುದು ಆಯೋಗದ ಕಳಕಳಿಯಾಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



ಸಚಿವ ಪ್ರಿಯಾಂಕ್ ಖರ್ಗೆ ಅವರು ನಮ್ಮ ಪತ್ರಕ್ಕೆ ಸ್ಪಂದಿಸಿದ್ದಾರೆ. ‘ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚೈಲ್ಡ್ ಫಂಡ್ ಇಂಡಿಯಾ ಸಹಯೋಗದಲ್ಲಿ ರಾಜ್ಯದಲ್ಲಿ ಮಕ್ಕಳ ಆನ್‌ಲೈನ್ ಅಪಾಯಗಳ ಕುರಿತ ವರದಿಯನ್ನು ಅಧ್ಯಯನದ ಮೂಲಕ ವಿಸ್ತೃತವಾಗಿ ತಯಾರಿಸಿರುವುದು ಸ್ವಾಗತಾರ್ಹ. ಈ ವಿಚಾರನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದ್ದಾರೆ’ ಎಂದು ಕೋಸಂಬೆ ತಿಳಿಸಿದ್ದಾರೆ.

‘ಸುರ್ ಸಂಧ್ಯಾ’ ಸಂಗೀತ 14ಕ್ಕೆ

ಬೆಂಗಳೂರು: ಕ್ಯಾನ್ಸರ್ ಪೀಡಿತ ಬಡ ರೋಗಿಗಳ ಚಿಕಿತ್ಸೆಗೆ ನೆರವಾಗಲು ಎಚ್‌ಸಿಜಿ ಫೌಂಡೇಷನ್ ಸಹಯೋಗದಲ್ಲಿ ಸಂಧ್ಯಾ ಎಸ್. ಕುಮಾರ್ ಅವರು ಇದೇ 14ರಂದು ಸಂಜೆ 6 ಗಂಟೆಯಿಂದ ಕೋಣನಕುಂಟೆಯ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ ‘ಸುರ್ ಸಂಧ್ಯಾ’ ಸಂಗೀತ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಹಳೆಯ ಹಿಂದಿ ಚಿತ್ರಗೀತೆಗಳಿಗೆ ಈ ಕಾರ್ಯಕ್ರಮ ಹೆಸರುವಾಸಿಆಗಿದೆ. ಸಾಮಾಜಿಕ ಕಳಕಳಿಯಿಂದ ಈ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ಆಯೋಜಿಸಲಾಗುತ್ತಿದ್ದು, ಈ ಬಾರಿ ಬಾಲಿವುಡ್ ಗಾಯಕಿ ಕವಿತಾ ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ. ಜನಪ್ರಿಯ ಹಳೆಯ ಚಿತ್ರಗೀತೆಗಳನ್ನು ಅವರು ಹಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ತಮ್ಮ ಸಂಗೀತ ಪಯಣವನ್ನೂ ಸ್ಮರಿಸಿಕೊಳ್ಳಲಿದ್ದು, ಅವರೊಂದಿಗೆ ಧ್ವನಿ ಕಲಾವಿದ ಹರೀಶ್ ಭೀಮಾನಿ ಸಂವಾದ ನಡೆಸಲಿದ್ದಾರೆ.

ಮೂರು ಗಂಟೆಗೂ ಹೆಚ್ಚು ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಗಾಯಕರಾದ ನಾಗಚಂದ್ರಿಕಾ ಭಟ್, ಸಮನ್ವಿತಾ ಶರ್ಮಾ, ಶ್ರುತಿ ಭೀಡೆ, ಆರೋಹ್ ಶಂಕರ್ ಹಾಗೂ ಸುರೋಜಿತ್ ಗುಹಾ ಅವರು ಭಾಗವಹಿಸಲಿದ್ದು, ವಿವಿಧ ಚಿತ್ರಗೀತೆಗಳನ್ನು ಹಾಡುವ ಮೂಲಕ ರಂಜಿಸಲಿದ್ದಾರೆ.

ಈ ಕಾರ್ಯಕ್ರಮದಿಂದ ಸಂಗ್ರವಾದ ಹಣವನ್ನು ಎಚ್‌ಸಿಜಿ ಫೌಂಡೇಷನ್‌ಗೆ ಒದಗಿಸಿ, ಕ್ಯಾನ್ಸರ್ ಪೀಡಿತ ಬಡ ರೋಗಿಗಳಿಗೆ ರಿಯಾಯಿತಿ ದರ ಅಥವಾ ಉಚಿತವಾಗಿ ಚಿಕಿತ್ಸೆ ಒದಗಿಸಲು ಬಳಸಲಾಗುತ್ತದೆ. ‘ಈ ಕಾರ್ಯಕ್ರಮದ ಹಿಂದೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಉದ್ದೇಶದಿಂದ ನಿಯಮಿತವಾಗಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗಿದೆ. ಕಾರ್ಯಕ್ರಮದ ಖರ್ಚುವೆಚ್ಚ ಹೊರತುಪಡಿಸಿ, ಉಳಿದ ಹಣವನ್ನು ಎಚ್‌ಸಿಜಿ ಫೌಂಡೇಷನ್‌ಗೆ ನೀಡಲಾಗುತ್ತದೆ. ಪ್ರತಿ ಆಸನದ ಮೇಲೆ ಹಣ ನೀಡಲಾಗುತ್ತಿರುವ ಸಂಸ್ಥೆಯ ಹಾಗೂ ಬ್ಯಾಂಕ್ ವಿವರ ಇರಿಸಲಾಗುತ್ತದೆ. ದಾನಿಗಳು ಇಚ್ಛಿಸಿದಲ್ಲಿ ಹೆಚ್ಚಿನ ಹಣ ಪಾವತಿಸಬಹುದಾಗಿದೆ’ ಎಂದು ಸಂಧ್ಯಾ ಎಸ್. ಕುಮಾರ್ ತಿಳಿಸಿದರು.

ಕಾರ್ಯಕ್ರಮದ ಟಿಕೆಟ್‌ಗಳು ‘ಬುಕ್ ಮೈ ಶೋ’ದಲ್ಲಿ ಲಭ್ಯ.

ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ವಿರುದ್ಧ ಸಾರ್ವಜನಿಕರ ಕಿಡಿ

ಇದು ಸಾರ್ವಜನಿಕ ಸೇವೆಯೋ, ಲೂಟಿಯೋ: ಆಕ್ರೋಶ

• ಬಾಲಕೃಷ್ಣ ಪಿ.ಎಚ್.

ಬೆಂಗಳೂರು: ‘ಜನರನ್ನು ಕೊಳ್ಳೆ ಹೊಡೆಯುವುದನ್ನು ಸಾರ್ವಜನಿಕ ಸೇವೆ ಎಂದು ಕರೆಯುತ್ತಾರೆಯೇ? ಬಿಎಂಆರ್‌ಸಿಎಲ್ ಲೂಟಿ ಮಾಡುವ ಸಂಸ್ಥೆ. ಅಲ್ಲಿನ ಅಧಿಕಾರಿಗಳು ಸುಳ್ಳುಬುರುಕರು. ಅವರನ್ನು ನಿಯಂತ್ರಿಸುವವರೇ ಇಲ್ಲದಂತಾಗಿದೆ...’

ನಮ್ಮ ಮೆಟ್ರೊ ಪ್ರಯಾಣದರ ಹೆಚ್ಚಳದ ಬಳಿಕ ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿರುದ್ಧ ಜನರು ವ್ಯಕ್ತಪಡಿಸಿದ ಆಕ್ರೋಶವಿದು. ಒಂದು ವರ್ಷದ ಹಿಂದೆ ದರವನ್ನು ವಿಪರೀತ ಏರಿಕೆ ಮಾಡಿದ್ದ ಬಿಎಂಆರ್‌ಸಿಎಲ್ ಈಗ ಮತ್ತೆ ಪ್ರಯಾಣ ದರ ಹೆಚ್ಚಳ ಮಾಡಿರುವುದಕ್ಕೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದಾರೆ.

‘ನಾಚಿಕೆ, ಮಾನ ಮರ್ಯಾದೆ ಇಲ್ಲದ ಕಿತ್ತೋಗಿರೊ ಸಂಸ್ಥೆ. ಜನರ ಹಣ ಲೂಟಿ ಮಾಡೋ ಸಂಸ್ಥೆ’ ಎಂದು ಪ್ರಯಾಣಿಕರೊಬ್ಬರು ಜಾಲತಾಣದಲ್ಲಿ ಜರಿದಿದ್ದಾರೆ. ‘ನಿಜವಾಗ್ಲೂ ದರಿದ್ರ ಸರ್ಕಾರಗಳು. ಮೆಟ್ರೊ ಟ್ರಿಪ್‌ಗಳು ಕೂಡ ಹೆಚ್ಚಾಗಿಲ್ಲ. ನಿಂತುಕೊಳ್ಳೋದಕ್ಕೂ ಜಾಗ ಇಲ್ಲ. ಸಿಬ್ಬಂದಿ ದರ್ಪ ಅತಿಯಾಗಿದೆ. ಇಷ್ಟೆಲ್ಲ ಆದರೂ ದರ ಮಾತ್ರ ಹೆಚ್ಚು ಮಾಡಲಾಗುತ್ತಿದೆ. ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಜನರು ಕೇಳುತ್ತಿಲ್ಲ. ಹಾಗಂತ ಲೂಟಿ ಮಾಡ್ತೀರಾ?’ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

‘ಬೆಂಗಳೂರಿನ ಜನರು ಕೆಲಸಕ್ಕೆ ರಜೆ ತೆಗೆದುಕೊಂಡು, ನಗರದ ಪ್ರತಿಯೊಂದು ಮೆಟ್ರೊ ನಿಲ್ದಾಣದ ಸುತ್ತಲೂ ಒಟ್ಟುಗೂಡಿ ಪ್ರವೇಶದ್ವಾರವನ್ನು ತಡೆದು ಕುಳಿತುಕೊಳ್ಳಬೇಕು. ಬೇಡಿಕೆಗೆ ಒಪ್ಪುವವರೆಗೆ ಹೊರಡಬಾರದು. ಬೆಂಗಳೂರಿಗರೇ ಮೆಟ್ರೊ ನಿಲ್ದಾಣಕ್ಕೆ ಬನ್ನಿ’ ಎಂದು ನಾಗರಿಕರೊಬ್ಬರು ಕರೆ ನೀಡಿದ್ದಾರೆ.

‘ದಟ್ಟಣೆ ಅವಧಿಯಲ್ಲಿಯೂ 10 ನಿಮಿಷಕ್ಕೊಂದು ರೈಲು ಓಡಿಸುತ್ತೀರಾ, ಮೆಜೆಸ್ಟಿಕ್‌ನಲ್ಲಿ ಎಲ್ಲ ರೈಲುಗಳು ತುಂಬಿರುವುದರಿಂದ ರೈಲು ಹತ್ತಲು ಕನಿಷ್ಠ 30 ನಿಮಿಷ ಕಾಯಬೇಕಿದೆ. ಕೋಚ್ ಒಳಗೆ ಜನರನ್ನು ಕುರಿಗಳಂತೆ ತುಂಬಲಾಗುತ್ತಿದೆ. ಇಂಥ ದಯನೀಯ ಸೇವೆಗೆ ದರ ಏರಿಕೆಯೆಂಬ ಬರೆ ಬೇರೆ’ ಎಂದು ಪ್ರಯಾಣಿಕರು ಕಿಡಿ ಕಾರಿದ್ದಾರೆ.

‘ದಿನಕ್ಕೆ ಸರಾಸರಿ 10 ಲಕ್ಷ ಜನರು ಪ್ರಯಾಣಿಸುತ್ತಾರೆ. ಟಿಕೆಟ್ ದರ ಸರಾಸರಿ ₹70 ಇದೆ. ಅಂದರೆ ದಿನಕ್ಕೆ ₹7 ಕೋಟಿ ಸಂಗ್ರಹವಾಗುತ್ತದೆ. ಇದು ಸಾಕಾಗುವುದಿಲ್ಲವೇ’ ಎಂದು ಅಂಕಿ ಅಂಶವನ್ನು ಮುಂದಿಟ್ಟು ಪ್ರಶ್ನಿಸಿದ್ದಾರೆ. ಈ ಏರಿಕೆಯು ಒಂದು ರೂಪಾಯಿ ಚಿಲ್ಲರೆ ಸಮಸ್ಯೆ ತಂದಿಟ್ಟಿದೆ ಎಂದು ಒಬ್ಬರು ತಿಳಿಸಿದ್ದರೆ, ‘ಪ್ರಯಾಣಿಕರು ಚಿಲ್ಲರೆಗಾಗಿ ಪರದಾಡಲಿ ಎಂದು ಈ ರೀತಿ ದರ ಏರಿಕೆ ಮಾಡಿರಬಹುದು’ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ.

‘ನಮ್ಮ ವ್ಯಾಪ್ತಿಯಲ್ಲಿಲ್ಲ’


ಮೆಟ್ರೊ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿಲ್ಲ. ಕೇಂದ್ರದ ಸಚಿವಾಲಯದ ಕಾರ್ಯದರ್ಶಿ ಈ ಸಮಿತಿಯ ಮುಖ್ಯಸ್ಥರು. ರಾಜ್ಯದಿಂದ ಪ್ರತಿನಿಧಿಗಳಿದ್ದರೂ ತೀರ್ಮಾನ ಮಾಡುವುದು ಅವರೇ. ಬಿಎಂಆರ್‌ಸಿಎಲ್‌ಗೆ ಕೇಂದ್ರ ಸರ್ಕಾರ ಕೇವಲ ಶೇ 12ರಷ್ಟು ಅನುದಾನ ನೀಡುವುದು. ಆದರೆ, ಅಧ್ಯಕ್ಷರು ಮಾತ್ರ ಕೇಂದ್ರ ಸರ್ಕಾರದವರೇ ನಾಮನಿರ್ದೇಶನ ಮಾಡಿದವರು ಇರುತ್ತಾರೆ. ರಾಜ್ಯದವರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಅವಕಾಶ ಕೊಡಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪ್ರಯಾಣಿಕರು ಏನಂತಾರೆ?



ಜನರು ಅತ್ತ ದರಿ, ಇತ್ತ ಪುಲಿ ಎಂಬಂತಹ ಪರಿಸ್ಥಿತಿಯಲ್ಲಿದ್ದಾರೆ ಎಂಬುದು ಸರ್ಕಾರಕ್ಕೆ ಮತ್ತು ನಮ್ಮ ಮೆಟ್ರೊಗೆ ತಿಳಿದಿದೆ. ಜನರು ದುಬಾರಿ ದರ ಪಾವತಿಸಬೇಕು, ಇಲ್ಲವೇ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಳ್ಳಬೇಕು. ಜನರ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ.

ಜಿ. ಶಶಿಕುಮಾರ್, ಬೆಂಗಳೂರು ಉಳಿಸಿ ಸಮಿತಿ, ಸಂಚಾಲಕ



ದರ ನಿಗದಿ ಸಮಿತಿ ಶಿಫಾರಸು ಮಾಡಿದೆ ಎಂಬ ಕಾರಣಕ್ಕೆ ಕಡ್ಡಾಯವಾಗಿ ದರ ಏರಿಕೆ ಮಾಡಬೇಕು ಎಂದು ಬಿಎಂಆರ್‌ಸಿಎಲ್ ಅಂದುಕೊಂಡಿದೆ. ಹಾಗಾದರೆ ಕಳೆದ ವರ್ಷ ಶೇ 51.55 ಏರಿಕೆ ಮಾಡಿ ಎಂದು ಶಿಫಾರಸು ಮಾಡಿದ್ದಾಗ ಶೇ 100ರಷ್ಟು ಯಾಕೆ ಮಾಡಿತು? ವಿರೋಧ ಬಂದ ಮೇಲೆ ಶೇ 71.5ಕ್ಕೆ ಯಾಕೆ ಇಳಿಸಿತು?

ಶ್ರೀಯಾ, ಮೆಟ್ರೊ ಪ್ರಯಾಣಿಕರು



ಕಳೆದ ವರ್ಷ ಶೇ 100 ದರ ಹೆಚ್ಚಿಸುವ ಮೂಲಕ ಬಿಎಂಆರ್‌ಸಿಎಲ್ ಜನವಿರೋಧಿ ಎಂಬುದನ್ನು ಸಾಬೀತು ಮಾಡಿತ್ತು. ಈಗ ಮತ್ತೆ ಶೇ 5ರಷ್ಟು ಹೆಚ್ಚಳ ಮಾಡಿರುವುದು ನಾಚಿಕೆಗೇಡಿನ ವರ್ತನೆಯಾಗಿದೆ.

ರಾಜೇಶ್ ಭಟ್, ಬೆಂಗಳೂರು ಮೆಟ್ರೊ ಪ್ರಯಾಣಿಕರ ಸಂಘಟನೆ ಸದಸ್ಯ

ಭಾರತ ರಂಗ ಮಹೋತ್ಸವ–ರಂಗ ಪರಿಷೆಯಲ್ಲಿ ಜನ್ನಿ, ಈಳಿಗೇರಗೆ ‘ಉತ್ಸವ ಗೌರವ’

‘ರಾಜ್ಯದಾದ್ಯಂತ ರಂಗ ಪರಿಷೆ ನಡೆಯಲಿ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕನ್ನಡ ರಂಗಭೂಮಿಯ ಬೆಳವಣಿಗೆ ದೃಷ್ಟಿಯಿಂದ ರಾಜ್ಯದಾದ್ಯಂತ ರಂಗ ಪರಿಷೆ ನಡೆಯುವಂತಾಗಬೇಕು’ ಎಂದು ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಜಂಟಿಯಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಮಾಧ್ಯಮ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಭಾರತ ರಂಗ ಮಹೋತ್ಸವ’ ಹಾಗೂ ‘ರಂಗ ಪರಿಷೆ’ಯ ಐದನೇ ದಿನವಾದ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ರಂಗಕರ್ಮಿಗಳಾದ ಜನಾರ್ದನ್ (ಜನ್ನಿ) ಮತ್ತು ಬಿ.ಐ. ಈಳಿಗೇರ ಅವರಿಗೆ ‘ಉತ್ಸವ ಗೌರವ’ ನೀಡಿ ಸನ್ಮಾನಿಸಲಾಯಿತು.



ಕಾರ್ಯಕ್ರಮದಲ್ಲಿ ಜನಾರ್ದನ್ (ಜನ್ನಿ) ಮತ್ತು ಬಿ.ಐ. ಈಳಿಗೇರ ಅವರಿಗೆ ‘ಉತ್ಸವ ಗೌರವ’ ಪ್ರದಾನ ಮಾಡಲಾಯಿತು. ಬಿ.ನೀಲಮ್ಮ, ವೀಣಾ ಶರ್ಮಾ, ಎಲ್‌.ಎನ್‌. ಮುಕುಂದರಾಜ್‌, ಮಾನಸ, ಟಿ.ಎನ್‌.ಸೀತಾರಾಮ್‌, ಕೆ.ವಿ. ನಾಗರಾಜಮೂರ್ತಿ ಮತ್ತು ಎಚ್‌.ಎಸ್‌. ಶಿವಪ್ರಕಾಶ್ ಉಪಸ್ಥಿತರಿದ್ದರು ಪ್ರಜಾವಾಣಿ ಚಿತ್ರ

ಈ ವೇಳೆ ಮಾತನಾಡಿದ ಸೀತಾರಾಮ್, ‘ರಂಗ ಪರಿಷೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚು ಆಕರ್ಷಣೀಯವಾಗಿ ಮಾಡಲಾಗುತ್ತಿದೆ. ಈ ರೀತಿಯ ನಾಟಕದ ಜಾತ್ರೆಗಳು ಹೆಚ್ಚೆಚ್ಚು ನಡೆಯಬೇಕು. ರಂಗಭೂಮಿಯು ನಮಗೆ ಸೌಜನ್ಯ, ಕನ್ನಡತನ, ನಾಟಕೀಯತೆ ಹಾಗೂ ಬದುಕಿನಲ್ಲಿ ಅನ್ವೇಷಣೆಗೆ ಬೇಕಾದ ಅಮೂಲ್ಯ ವಸ್ತುಗಳನ್ನು ನೀಡುತ್ತದೆ’ ಎಂದು ಹೇಳಿದರು.

ಕವಿ ಎಚ್.ಎಸ್. ಶಿವಪ್ರಕಾಶ್, ‘ಇಲ್ಲಿ ಅಂತರರಾಷ್ಟ್ರೀಯ ನಾಟಕೋತ್ಸವ ನಡೆಯುತ್ತಿರುವುದು ಸಂತಸದ ಸಂಗತಿ. ಮುಂದಿನ ವರ್ಷಗಳಲ್ಲಿ ನಾಟಕ ಅಕಾಡೆಮಿಯೇ ಸ್ವತಂತ್ರವಾಗಿ ಈ ಉತ್ಸವ ನಡೆಸುವಂತಾಗಬೇಕು’ ಎಂದು ಹಾರೈಸಿದರು.

40 ವರ್ಷ ಪೂರೈಸಿರುವ ಕೋಲಾರದ ಆದಿಮ ಸಾಂಸ್ಕೃತಿಕ ಕೇಂದ್ರ ಮತ್ತು ಹೊಸಪೇಟೆಯ ಭಾವೈಕ್ಯತಾ ವೇದಿಕೆ ತಂಡಗಳಿಗೆ ಇದೇ ವೇಳೆ ‘ರಂಗ ಗೌರವ’ ನೀಡಿ ಸನ್ಮಾನಿಸಲಾಯಿತು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ, ರಿಜಿಸ್ಟ್ರಾರ್ ನೀಲಮ್ಮ, ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ನಿರ್ದೇಶಕಿ ವೀಣಾ ಶರ್ಮಾ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ’ ಕವಿಗೋಷ್ಠಿ ನಡೆಯಿತು. ಕವಯತ್ರಿ ಕೆ.ಎಸ್. ರಂಜನಿ ಪ್ರಭು ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಪುಲಿಗೆರೆ ಸಂಪದಾ, ಎಸ್. ಗೋವಿಂದಪ್ಪ ಪಾವಗಡ, ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ, ಪ್ರಿಯದರ್ಶಿನಿ ಎಂ., ಆಂಥೋನಿ ರಾಜ್ ಆರ್., ಹಾಜೀರಾ ಖಾನಂ, ನಾಗೇಂದ್ರಸ್ವಾಮಿ ಚಿದರವಳ್ಳಿ, ರಂಗೇಗೌಡ ಕೆ.ಎಸ್., ಶ್ರೀಕಾಂತ ಪತ್ರೆಮರ, ಮನೆಮಾರಿಗೆ ರಂಗಸ್ವಾಮಿ, ಬಳೆಪೇಟೆ ಪ್ರಕಾಶ್, ಎನ್.ನಿಸರ್ಗ ಅವರು ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ನಾಟಕಕ್ಕೆ ಉತ್ತಮ ಸ್ಪಂದನೆ

ಬ್ರೆಜಿಲ್‌ನ ಝುಂಟುರೋ ತಂಡ ಪ್ರದರ್ಶಿಸಿದ ‘ಪಾಸ್ಟ್ ಪ್ರೆಸೆಂಟ್ ಝುಂಟುರೋ’ ನಾಟಕಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. 250 ಆಸನಗಳ ಸಭಾಂಗಣದಲ್ಲಿ 400ಕ್ಕೂ ಅಧಿಕ ಮಂದಿ ಕಿಕ್ಕಿರಿದು ಸೇರಿದ್ದರು. ಬೆಂಗಳೂರು ಪ್ರದರ್ಶನ ಕಲಾ ವಿಭಾಗದಿಂದ ‘ಮಂಟೇಸ್ವಾಮಿ ಕಥಾ ಪ್ರಸಂಗ’ ಮತ್ತು ಯುವ ರಂಗ ಸಂಭ್ರಮದಲ್ಲಿ ‘ಸಂದಿಗ್ಧ’ ನಾಟಕಗಳು ಪ್ರದರ್ಶನಗೊಂಡವು.

ವಿಶ್ವನಾಥ್ ನಾಕೋಡ್ ಅವರು ಹಿಂದೂಸ್ತಾನಿ ಗಾಯನ ಮತ್ತು ಸುಗಮ ಸಂಗೀತವನ್ನು ಪ್ರಸ್ತುತಪಡಿಸಿದರು. ನೂಪುರ ಫೈನ್ ಆರ್ಟ್ಸ್ ಅಕಾಡೆಮಿಯು ‘ಕನಕ ವೈಭವ’ ನೃತ್ಯ ರೂಪಕ ಪ್ರದರ್ಶಿಸಿತು. ರಂಗ ಸಂಗ್ರಹ ತಂಡದಿಂದ ‘ಸ್ವಚ್ಛ.... ಮಾಡಬೇಕು’ ಮತ್ತು ಪ್ರಕೃತಿ ಕಲಾ ತಂಡದಿಂದ ‘ಹಸಿವು-ಕನಸು’ ಕಿರು ನಾಟಕ ಪ್ರದರ್ಶನಗೊಂಡವು.

‘ಹಸಿರು ವಾರ್ಡ್’

ಪ್ರಜಾವಾಣಿ ವಾರ್ತೆ



ಕೆ.ಆರ್.ಪುರದ ಬಂಜಾರ ಬಡಾವಣೆಯಲ್ಲಿ ‘ಚಿಣ್ಣರೊಂದಿಗೆ ಹಸಿರು ವಾರ್ಡ್’ ಸಂಕಲ್ಪದೊಂದಿಗೆ ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿ ಸಾವಿರ ಗಿಡ ನೆಡುವ ಅಭಿಯಾನಕ್ಕೆ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್ ಚಾಲನೆ ನೀಡಿದರು. ಮುಖಂಡರಾದ ಹೇಮಾವತಿ ಸುರೇಶ್, ಚಂದ್ರಪ್ಪ, ಪುರುಷೋತ್ತಮ, ಸಾಫಿ, ಸುರೇಶ್, ರಾಜೇಶ್ ಉಪಸ್ಥಿತರಿದ್ದರು

ರಾಷ್ಟ್ರಪತಿ ಅಂಕಿತಕ್ಕೆ ‘ದ್ವೇಷ ಭಾಷಣ ತಡೆ’ ಮಸೂದೆ

ಬೆಂಗಳೂರು: ಹಲವು ಕಾರಣಗಳನ್ನು ನೀಡಿ, ಅಂಕಿತ ಹಾಕದೆ ರಾಷ್ಟ್ರಪತಿಯ ವಿವೇಚನೆಗೆ ರಾಜ್ಯಪಾಲರು ಕಾಯ್ದಿರಿಸಿದ್ದ ದ್ವೇಷ ಭಾಷಣ ತಡೆ ಮಸೂದೆಯನ್ನು ರಾಷ್ಟ್ರಪತಿಯವರ ಅಂಕಿತಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ (ನ್ಯಾಯಾಂಗ) ರಾಜ್ಯ ಸರ್ಕಾರವು ಸೋಮವಾರ (ಫೆ. 4) ರವಾನಿಸಿದೆ.

ದ್ವೇಷ ಭಾಷಣ ಹಾಗೂ ದ್ವೇಷಾಪರಾಧಗಳನ್ನು ತಡೆಯಲು ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ -2025’ ಅನ್ನು ಸರ್ಕಾರ ರೂಪಿಸಿ, ಅಂಕಿತ ಹಾಕುವಂತೆ ಕೋರಿ ಲೋಕಭವನಕ್ಕೆ ಕಳುಹಿಸಿತ್ತು.

ಆದರೆ, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್ ನೀಡಿದ್ದ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ಮತ್ತು ಸಾಂವಿಧಾನಿಕವಾಗಿ ಸಂರಕ್ಷಿತ ಪ್ರಜಾಪ್ರಭುತ್ವದ ಚರ್ಚೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟು ಮಾಡುವ ಸಾಧ್ಯತೆಯ ಆತಂಕ ವ್ಯಕ್ತಪಡಿಸಿ ಈ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು.

ರಾಜ್‌ಕುಮಾರ್ ವ್ಯಕ್ತಿತ್ವ, ಸಾಧನೆ ಕುರಿತ ಸಂವಾದದಲ್ಲಿ ಮಂಜುನಾಥ ಅದ್ದೆ

ಬಡವರ್ಗಕ್ಕೆ ಆತ್ಮವಿಶ್ವಾಸ ನೀಡಿದ್ದ ರಾಜ್‌ಕುಮಾರ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕುವೆಂಪು ಅವರು ಸಾಹಿತ್ಯದ ಮೂಲಕ ಮೌಲ್ಯಗಳನ್ನು ದಾಟಿಸಿದರೆ, ರಾಜ್‌ಕುಮಾರ್ ಸಿನಿಮಾದ ಮೂಲಕ ಜನಸಾಮಾನ್ಯರಿಗೆ ಮೌಲ್ಯ ತಲುಪಿಸಿದರು. ಬಡವರ್ಗದ ಜನರಿಗೆ ಆತ್ಮವಿಶ್ವಾಸದಿಂದ ಬದುಕುವ ಮಾರ್ಗವನ್ನು ಹೇಳಿಕೊಟ್ಟರು’ ಎಂದು ಸಾಹಿತಿ ಮಂಜುನಾಥ ಅದ್ದೆ ಹೇಳಿದರು.

ಅವರ ‘ಬಡವರ ರಾಜಕುಮಾರ’ ಕೃತಿಯ ಆಧಾರದಲ್ಲಿ ಬೆಂಗಳೂರು ಚಿತ್ರೋತ್ಸವದಲ್ಲಿ ಗುರುವಾರ ನಡೆದ ‘ತಳಸಮುದಾಯಗಳ ನಾಯಕ’ ಗೋಷ್ಠಿಯಲ್ಲಿ ಅದ್ದೆ ಮಾತನಾಡಿದರು.

‘ಈಗಿನ ಸಿನಿಮಾಗಳಲ್ಲಿ ವಾಸ್ತವ ಬದುಕು ಇರುವುದಿಲ್ಲ, ಸಾವಯವ ಚಿಂತನೆ ಇರುವುದಿಲ್ಲ. ಆದರೆ, ರಾಜ್‌ಕುಮಾರ್ ಅವರು ವಾಸ್ತವ ಮತ್ತು ವ್ಯಾಪಾರ ಎರಡನ್ನೂ ಸರಿತೂಗಿಸಿಕೊಂಡು ಹೋದ ಮಾದರಿ ವ್ಯಕ್ತಿತ್ವ. ಕಾಳಜಿ ಮತ್ತು ತುಡಿತ ಇಟ್ಟುಕೊಂಡು, ಸಮಾಜ ಕಟ್ಟುವ ಕಡೆಗೆ ಕೆಲಸ ಮಾಡಿದರು. ಬಡವರಲ್ಲಿ ಸ್ವಾಭಿಮಾನ, ಘನತೆ ಹೆಚ್ಚಿಸಿದರು’ ಎಂದು ವಿವರಿಸಿದರು.

ಪತ್ರಕರ್ತೆ ಮಂಜುಳಾ ಹುಲಿಕುಂಟೆ ಮಾತನಾಡಿ, ‘ತಳ ಸಮುದಾಯದವರು ಕೀಳರಿಮೆ ಮೀರಬೇಕಾದರೆ ಅವರಿಗೆ ಇರುವ ಶಕ್ತಿ ಪ್ರಾಮಾಣಿಕತೆ ಎಂಬ ಪ್ರಜ್ಞೆಯನ್ನು ರಾಜ್‌ಕುಮಾರ್ ಮೂಡಿಸಿದರು. ಅವರ ಬದುಕೇ ಒಂದು ಪಾಠವಾಗಿತ್ತು’ ಎಂದು ಹೇಳಿದರು.

ಪ್ರಜಾವಾಣಿ ‘ಅಭಿಮತ’ ಸಂಪಾದಕ ರಘುನಾಥ ಚ.ಹ. ಮಾತನಾಡಿ, ‘ಕರ್ನಾಟಕ ಏಕೀಕರಣಗೊಂಡಾಗ ರಾಜಕೀಯವಾಗಿ, ಭೌಗೋಳಿಕವಾಗಿ ಏಕೀಕರಣವಾಗಿತ್ತು. ಆದರೆ, ಸಾಂಸ್ಕೃತಿಕ ಏಕೀಕರಣವಾಗಿದ್ದು ರಾಜ್‌ಕುಮಾರ್ ಅವರಿಂದ. ಕುವೆಂಪು ಪ್ರಜ್ಞಾಪೂರ್ವಕವಾಗಿ ತಾತ್ವಿಕತೆ ಕಟ್ಟಿದರೆ, ರಾಜ್‌ಕುಮಾರ್ ಅಪ್ರಜ್ಞಾಪೂರ್ವಕವಾಗಿ ತಾತ್ವಿಕತೆ ಹೇಳಿಕೊಟ್ಟರು. ಕುವೆಂಪು ಬೌದ್ಧಿಕ ಪ್ರತಿನಿಧಿಯಾದರೆ, ರಾಜ್‌ಕುಮಾರ್ ಜನಪದರ ಪ್ರತಿನಿಧಿ. ಅವರ ಸಿನಿಮಾಗಳು ನಮಗೆ ಸಾಂವಿಧಾನಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಹೇಗೆ ಎಂಬುದನ್ನು ಕಲಿಸಿದವು' ಎಂದು ಹೇಳಿದರು.

ಉಪನ್ಯಾಸಕ ಮುರಳಿಮೋಹನ್ ಕಾಟಿ ಸಂವಾದ ನಿರ್ವಹಣೆ ಮಾಡಿದರು.



‘ಬಡವರ ರಾಜಕುಮಾರ್’ ಕೃತಿಯ ಆಧಾರದಲ್ಲಿ ನಡೆದ ಗೋಷ್ಠಿಯಲ್ಲಿ ಸಾಧು ಕೋಕಿಲ ಮಾತನಾಡಿದರು. ಮಂಜುಳಾ ಹುಲಿಕುಂಟೆ, ಮಂಜುನಾಥ ಅದ್ದೆ ಉಪಸ್ಥಿತರಿದ್ದರು

ಬೌನ್ಸರ್‌ಗಳ ಜೊತೆ ಬರುತ್ತಿರಲಿಲ್ಲ: ಸಾಧು ಕೋಕಿಲ

ರಾಜ್‌ಕುಮಾರ್ ಸುತ್ತಮುತ್ತ ಈಗಿನವರ ತರಹ ಬೌನ್ಸರ್‌ಗಳು ಇರುತ್ತಿರಲಿಲ್ಲ. ಸುತ್ತ ಅಭಿಮಾನಿ ಗಳು ಇರುತ್ತಿದ್ದರು ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ತಿಳಿಸಿದರು.

ಅವರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಅವರನ್ನು ನೋಡಲು ಇಡೀ ಕರ್ನಾಟಕ ಕಾಯುತ್ತಿತ್ತು. ರಾಜ್‌ಕುಮಾರ್ ಅವರು ಹಾಡಲು ತೆಗೆದುಕೊಳ್ಳುತ್ತಿದ್ದ ಹಣವು ಬಡವರಿಗೆ ಸಂಬಂಧಿಸಿದ ಟ್ರಸ್ಟ್‌ಗೆ ಹೋಗುತ್ತಿತ್ತು. ಅದನ್ನು ಅವರು ಯಾವತ್ತೂ ಹೇಳಿಕೊಂಡಿಲ್ಲ ಎಂದು ನೆನಪು ಮಾಡಿಕೊಂಡರು.

‘ಯಾವುದೇ ಸಾಂಸ್ಕೃತಿಕ ಘಟಕಕ್ಕೆ ಹೋದರೂ ಕುವೆಂಪು ಅವರ ಜೊತೆ ರಾಜ್‌ಕುಮಾರ್ ಅವರನ್ನೂ ನೋಡಬಹುದು. ಅವರು ಎಲ್ಲರಿಗೂ ಸಲ್ಲುವವರು. ನಾನು ಸಂಗೀತ ಸಂಯೋಜಿಸಿದ ಕೆಲವು ಹಾಡುಗಳನ್ನು ಅವರು ಹಾಡಿದ್ದಾರೆ’ ಎಂದರು.

ನಗರದಲ್ಲಿ ಇಂದು

ಕೆ.ಎಂ. ನಂಜಪ್ಪ ಅವರ 114ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರದ ಉದ್ಘಾಟನೆ: ಆರತಿ ಎಚ್.ಎನ್., ಅತಿಥಿಗಳು: ಎಂ.ಸಿ. ನರೇಂದ್ರ, ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್. ಆರ್. ಪಂಡಿತಾರಾಧ್ಯ, ಆಯೋಜನೆ: ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳು, ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಆವರಣ, ಶೇಷಾದ್ರಿಪುರ, ಬೆಳಿಗ್ಗೆ 9.30

ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ತ್ರಿಪುರವಾಸಿನಿ ಅರಮನೆ ಮೈದಾನ, ಬೆಳಿಗ್ಗೆ 11

ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ: ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ, ಉಪನ್ಯಾಸ: ಮಲ್ಲಿಕಾರ್ಜುನ ಮಹಾಮನೆ, ಅಧ್ಯಕ್ಷತೆ: ರಾಜಶೇಖರ ಮಠಪತಿ, ಸಂಜೆ 5.30ಕ್ಕೆ ಅತಿಥಿಗಳು: ಶೇಖ್ ಮಾಸ್ತರ್, ಸುಮತಿಶ್ರೀ, ಉತ್ಸವ ಗೌರವ ಸ್ವೀಕರಿಸುವವರು: ವಾಲ್ಟರ್ ಡಿಸೋಜಾ, ಉಪಸ್ಥಿತಿ: ಸತೀಶ್ ತಿಪಟೂರು, ಗೀತಾ ಸಿದ್ಧಿ, ಬಾಬು ವಿ. ಕುಂಬಾಪುರ, ಎ.ಎಸ್. ಚಂದ್ರಶೇಖರ್, ‘ಅಂಬೇಡ್ಕರ್ ಕೊಲಾಜ್’ ನಾಟಕ ಪ್ರದರ್ಶನ: ನಿರ್ದೇಶನ: ಚಿದಂಬರರಾವ್ ಜಂಬೆ, ಸಂಜೆ 7ಕ್ಕೆ ‘ಮ್ಯಾಡ್ ಉಮೆನ್ ಆಫ್ ಶಯೋ’ ನಾಟಕ ಪ್ರದರ್ಶನ: ನಿರ್ದೇಶನ: ಟಿ.ಎಚ್. ಲವಕುಮಾರ್, ‘ತಾರಾ’ ನಾಟಕ ಪ್ರದರ್ಶನ: ನಿರ್ದೇಶನ: ಜಿ. ರಾಘವೇಂದ್ರ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ

17ನೇ ಭಾರತೀಯ ಶಾಸ್ತ್ರೀಯ ಸಂಗೀತೋತ್ಸವ ‘ಪುರಾಣ ಗೀತಂ’: ಯುಗಳ ಗಾಯನ: ಅರ್ಚನಾ ಮತ್ತು ಸಮನ್ವಿ, ಪಿಟೀಲು: ಕೇಶವ್ ಮೋಹನ್‌ಕುಮಾರ್, ಮೃದಂಗ: ಅದಮ್ಯ ರಮಾನಂದ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ: ಸಂದೀಪ್ ನಾರಾಯಣ್, ಪಿಟೀಲು: ಬಿ. ಅನಂತಕೃಷ್ಣನ್, ಮೃದಂಗ: ಎಸ್.ಜೆ. ಅರ್ಜುನ್ ಗಣೇಶ್, ಘಟ: ಎಸ್. ಕೃಷ್ಣ, ಆಯೋಜನೆ: ಭಾರತೀಯ ಸಾಮಗಾನ ಸಭಾ, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ವೈಯಾಲಿ ಕಾವಲ್, ಸಂಜೆ 5

ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಭಾಗವಹಿಸುವವರು: ಎನ್. ಬಿ. ಕುಲಕರ್ಣಿ, ಆಯೋಜನೆ: ಡಾ. ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್. ಆರ್. ಕಾಲೊನಿ, ಸಂಜೆ 5.45

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಅತಿಥಿಗಳು: ಸಾಧು ಕೋಕಿಲ, ಜಯಮಾಲಾ, ಪ್ರಕಾಶ್ ರಾಜ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಆಡಿ–5, ಸಿನೆಪೊಲಿಸ್ ಸಿನಿಮಾಸ್, ಲುಲು ಮಾಲ್, ರಾಜಾಜಿನಗರ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ nagaradalli_indu@prajavani.co.in

ಬ್ಲ್ಯಾಕ್‌ಸ್ಪಾಟ್ ದುರಸ್ತಿ: ಅಪಘಾತ ಇಳಿಕೆ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯಲ್ಲಿ ಜಿ. ಪರಮೇಶ್ವರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ವಲಯಗಳನ್ನು (ಬ್ಲ್ಯಾಕ್ ಸ್ಪಾಟ್) ಗುರುತಿಸಿ, ದುರಸ್ತಿಪಡಿಸಿದ ಬಳಿಕ ಅಪಘಾತಗಳ ಸಂಖ್ಯೆ ಕಡಿಮೆ ಆಯಿತು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ನಡೆದ 'ಇ-ಡಿಎಆರ್ ಅನುಷ್ಠಾನ ಹಾಗೂ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ– 2026ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಮೈಸೂರು– ಬೆಂಗಳೂರು ಎಕ್ಸ್‌ಪ್ರೆಸ್ ವೇ ಪ್ರಾರಂಭಿಸಿದ ಎರಡು ತಿಂಗಳಿಗೆ 120 ಮಂದಿ ಮೃತಪಟ್ಟರು. ಸಹಜವಾಗಿ ಆತಂಕ ಮೂಡಿಸಿತ್ತು. ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, 100 ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅಪಘಾತ ವಲಯಗಳಲ್ಲಿ ಸೂಚನಾ ಫಲಕ, ಜಾಗೃತಿ ಸಂದೇಶ ಅಳವಡಿಸಿದರು. ಇದಾದ ಬಳಿಕ ಅಪಘಾತಗಳ ಸಂಖ್ಯೆ ಕಡಿಮೆ ಆಯಿತು ಎಂದು ತಿಳಿಸಿದರು.

ದೇಶದಲ್ಲಿ ವರ್ಷಕ್ಕೆ 4.70 ಲಕ್ಷ ಅಪಘಾತ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿ 43 ಸಾವಿರ ಅಪಘಾತ ಪ್ರಕರಣಗಳು ವರದಿಯಾಗಿವೆ. ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ನಗರದಲ್ಲಿ 500 ಜಂಕ್ಷನ್‌ಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೃತಕ ಬುದ್ಧಿಮತ್ತೆ (ಎ.ಐ) ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬೆಂಗಳೂರು ನಗರವನ್ನು ಕಮಾಂಡ್ ಸೆಂಟರ್‌ನಿಂದಲೇ ಗಮನಿಸಬಹುದು. ಪ್ರತಿ ಜಂಕ್ಷನ್‌ನಲ್ಲಿ ಏನಾಗುತ್ತಿದೆ ಎಂಬುದನ್ನು ಕಮಾಂಡ್ ಸೆಂಟರ್‌ನಿಂದ ನೋಡಬಹುದು. ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿರುವ ಪರಿಣಾಮ ಉಲ್ಲಂಘನೆ ಮತ್ತು ಅಪಘಾತಗಳು ಕಡಿಮೆಯಾಗಿವೆ ಎಂದರು.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಘೋಷಣೆ ಮಾಡಿದ್ದು, ಮಾದಕ ವಸ್ತು ಬಳಕೆಯಿಂದಾಗುವ ದುಷ್ಪರಿಣಾಮ, ಹಾನಿಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ರಾಜ್ಯದ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರು ರಸ್ತೆ ಸುರಕ್ಷತೆ ಜಾಗೃತಿ ಮತ್ತು ಅಪಘಾತಗಳನ್ನು ಗಣನೀಯವಾಗಿ ಕಡಿಮೆ ಮಾಡುವ ಕುರಿತು ಉಪನ್ಯಾಸ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್, ರಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಐಜಿ–ಡಿಜಿಪಿ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಭಾಗವಹಿಸಿದ್ದರು. ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ವಸ್ತು ಪ್ರದರ್ಶನ, ಸಂಪನ್ಮೂಲ ವ್ಯಕ್ತಿಗಳಿಂದ ಭಾಷಣ, ಚರ್ಚೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆದವು.



ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿದ್ದ ಬೈಕ್ ಮೇಲೆ ಕುಳಿತು ಪರಿಶೀಲಿಸಿದ ಗೃಹ ಸಚಿವ ಜಿ.ಪರಮೇಶ್ವರ. ರಾಮಲಿಂಗಾರೆಡ್ಡಿ, ಸಲೀಂ, ಸೀಮಾಂತ್ ಕುಮಾರ್ ಸಿಂಗ್ ಇದ್ದಾರೆ

ಇ–ಡಿಎಆರ್ ಅನುಷ್ಠಾನ

ರಸ್ತೆ ಅಪಘಾತಗಳ ಕುರಿತ ತನಿಖೆಯನ್ನು ತಾಂತ್ರಿಕವಾಗಿ ಬಲಪಡಿಸುವ ಹಾಗೂ ಸಂತ್ರಸ್ತರಿಗೆ ವಿಮಾ ಪರಿಹಾರ ಮತ್ತು ತ್ವರಿತ ನ್ಯಾಯ ಒದಗಿಸುವ ಇ-ಡಿಎಆರ್ (ಎಲೆಕ್ಟ್ರಾನಿಕ್ ಡಿಟೈಲ್ಡ್ ಆ್ಯಕ್ಸಿಡೆಂಟ್ ರಿಪೋರ್ಟ್) ಎಂಬ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಇ-ಡಿಎಆರ್ ಡಿಜಿಟಲ್ ಪೋರ್ಟಲ್ ಪೊಲೀಸ್, ವಿಮಾ ಕಂಪನಿಗಳು ಮತ್ತು ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿಗಳ ನಡುವೆ ನೈಜ ಸಮಯದಲ್ಲಿ ಮಾಹಿತಿ ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ವಿಳಂಬವಿಲ್ಲದೆ ಸಂತ್ರಸ್ತರಿಗೆ ಪರಿಹಾರ ದೊರೆಯುತ್ತದೆ. ಬೆಂಗಳೂರು ನಗರದ 53 ಸಂಚಾರ ಪೊಲೀಸ್ ಠಾಣೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.

'2 ಲಕ್ಷಕ್ಕೂ ಹೆಚ್ಚು ಅಪಘಾತ'

2019 ರಿಂದ 2025ರ ಅವಧಿಯಲ್ಲಿ ರಾಜ್ಯದಲ್ಲಿ 2,13,000ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿದ್ದು, 60 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ ಶೇಕಡ 28ರಷ್ಟು ಪಾದಚಾರಿಗಳೇ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಎಂದು ಹೇಳಿದರು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2026 ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 'ಹೋದ ಜೀವವನ್ನು ಮರಳಿ ತರಲು ಯಾವುದೇ ನ್ಯಾಯಾಂಗ ಪ್ರಕ್ರಿಯೆಗೂ ಸಾಧ್ಯವಿಲ್ಲ. ಆದ್ದರಿಂದ ಅಪಘಾತ ತಡೆಗಟ್ಟುವುದೇ ನಮ್ಮ ಮೊದಲ ಆದ್ಯತೆಯಾಗಬೇಕು' ಎಂದರು.

ರಾಜ್ಯದ ವರ್ಚುವಲ್ ಕೋರ್ಟ್ ಮೂಲಕ ಇದುವರೆಗೆ 1,33,069 ಸಂಚಾರ ಚಲನ್‌ಗಳನ್ನು ವಿಲೇವಾರಿ ಮಾಡಿದ್ದು, ₹115 ಕೋಟಿಗೂ ಹೆಚ್ಚು ದಂಡ ಸಂಗ್ರಹವಾಗಿದೆ ಎಂದರು.

ಚಿಟಿಕೆ ಸುದ್ದಿ

ಮಾಜಿ ರೌಡಿಶೀಟರ್ ಯಶಸ್ವಿನಿಗೌಡ ಬಂಧನ



ಯಶಸ್ವಿನಿಗೌಡ

ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಅಲಿಯಾಸ್ ಯಶಸ್ವಿನಿಗೌಡ (47) ಅವರನ್ನು ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡುಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಆರೋಪಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.

ಶೆಡ್‌ಗಳು ಭಸ್ಮ

ಬೆಂಗಳೂರು: ಜೆ.ಪಿ ನಗರದ ಆರ್‌ಬಿಐ ಲೇಔಟ್‌ನ ಖಾಲಿ ಜಾಗದಲ್ಲಿದ್ದ ಕಾರ್ಮಿಕರ ಶೆಡ್‌ಗಳಿಗೆ ಬೆಂಕಿ ಬಿದ್ದು, ಹಲವು ಶೆಡ್‌ಗಳು ಸಂಪೂರ್ಣ ಸುಟ್ಟು ಹೋಗಿವೆ.

ಖಾಲಿ ಜಾಗದಲ್ಲಿ ಅಕ್ರಮವಾಗಿ ಕಾರ್ಮಿಕರು ಶೆಡ್‌ಗಳನ್ನು ಹಾಕಿಕೊಂಡು ವಾಸವಾಗಿದ್ದರು. ಆದರೆ, ಇತ್ತೀಚೆಗೆ ಜಿಬಿಎ ಅಧಿಕಾರಿಗಳು ಅವುಗಳನ್ನು ಖಾಲಿ ಮಾಡಿಸಿದ್ದರು. ಅದರಿಂದ ಆಕ್ರೋಶಗೊಂಡ ಜನರು, ಶೆಡ್‌ಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ 7ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ, ತಿಮ್ಮೇನಹಳ್ಳಿ, ಎಂ.ಸಿ. ಲೇಔಟ್, ಮಾರೇನಹಳ್ಳಿ ಲೇಔಟ್, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಕೆಸಿಜಿ ಕೈಗಾರಿಕಾ ಪ್ರದೇಶ, ನಂಜಪ್ಪ ಕೈಗಾರಿಕಾ ಎಸ್ಟೇಟ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.



ಪೊಮ್ಮಲ ಸುನೀಲ್‌ಕುಮಾರ್ ಅವರು ಸಹಕಾರನಗರದಲ್ಲಿ ಯಂತ್ರದ ಮೂಲಕ ರಸ್ತೆ ಗುಡಿಸುವ ಯೋಜನೆಗೆ ಚಾಲನೆ ನೀಡಿದರು

ನಗರದ ರಸ್ತೆ ಗುಡಿಸಲು ಯಂತ್ರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಸ್ತೆಗಳನ್ನು ಗುಡಿಸಲು ಪಾರಂಪರಿಕ ಪೊರಕೆಗಳ ಬದಲು ಯಂತ್ರಗಳನ್ನು ಬಳಸಲು ಬೆಂಗಳೂರು ಉತ್ತರ ನಗರ ಪಾಲಿಕೆ ಸಜ್ಜಾಗಿದೆ.

ಸಹಕಾರ ನಗರದ ಪಾರ್ಕ್ ಬಳಿಯ 1ನೇ ಮುಖ್ಯ ರಸ್ತೆಯಲ್ಲಿ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್‌ಕುಮಾರ್ ಅವರು ಗುರುವಾರ ಯಂತ್ರ ಬಳಸಿ ಕಸ ಗುಡಿಸುವ ಮೂಲಕ 'ಯಾಂತ್ರೀಕೃತ ಸ್ವಚ್ಛತಾ ಯಂತ್ರ'ಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ಪೌರಕಾರ್ಮಿಕರು ಯಂತ್ರಗಳನ್ನು ಸದ್ಬಳಕೆ ಮಾಡಿಕೊಂಡು ಇನ್ನಷ್ಟು ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು. ಇದರ ಸಾಧಕ ಬಾಧಕಗಳನ್ನು ಗಮನಿಸಿ ಇನ್ನಷ್ಟು ಯಂತ್ರಗಳನ್ನು ಖರೀದಿಸಲು ಪ್ರಸ್ತಾವ ಸಲ್ಲಿಸಲಾಗುತ್ತದೆ ಎಂದು ನುಡಿದರು.

ಶೌಚಾಲಯ ಬಳಕೆ: 'ಪೌರಕಾರ್ಮಿಕರು ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕ ಶೌಚಾಲಯಗಳು ಹತ್ತಿರದಲ್ಲಿ ಲಭ್ಯವಿರದ ಸಮಯದಲ್ಲಿ ಹೋಟೆಲ್‌ಗಳ ಶೌಚಾಲಯಗಳನ್ನು ಬಳಸಬಹುದು ಎಂದು ಈಗಾಗಲೇ ಸೂಚಿಸಲಾಗಿದೆ. ಹೋಟೆಲ್ ಮಾಲೀಕರ ಸಭೆ ನಡೆಸಿ ಪೌರಕಾರ್ಮಿಕರಿಗೆ ಶೌಚಾಲಯ ಬಳಸಲು ಅವಕಾಶ ನೀಡುವಂತೆ ಕೋರಲಾಗಿದೆ. ಆದರೆ, ಕೆಲವರು ಇದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವುದು ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ಯಾವುದೇ ತೊಂದರೆ ಉಂಟಾದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬಹುದು' ಎಂದರು.

ಜಮೀನು ಕೊಟ್ಟ 650ಕ್ಕೂ ಹೆಚ್ಚು ಜನ; 400 ಮಂದಿಗೆ ಪರಿಹಾರ ವಿತರಣೆ

ಬಿಬಿಸಿ ಮೊದಲ ಹಂತ 18 ತಿಂಗಳಲ್ಲಿ ಪೂರ್ಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಯೋಜನೆಯ ಮೊದಲ ಹಂತವನ್ನು ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳ ಜತೆ ಬಿಬಿಸಿ ಯೋಜನೆ ಕುರಿತು ಗುರುವಾರ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಜಮೀನು ಮಾಲೀಕರಲ್ಲಿ ಕೆಲವರು ಶೇಕಡ 35ರಷ್ಟು ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ಪಡೆದರೆ, ಮತ್ತೆ ಕೆಲವರು ಟಿಡಿಆರ್, ಚೆಕ್ ಮೂಲಕ ಹಣ ಪಡೆದಿದ್ದಾರೆ. ಕಂದಾಯ ಭೂಮಿ ಇದ್ದ ಕಡೆ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ಹಣ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಎರಡು ಪಟ್ಟು ನೀಡಲಾಗಿದೆ. 650ಕ್ಕೂ ಹೆಚ್ಚು ಜನ ಒಮ್ಮತದಿಂದ ಜಮೀನು ಬಿಟ್ಟುಕೊಟ್ಟಿದ್ದಾರೆ. ಇದರಲ್ಲಿ 400 ಜನರಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಕೆಲವರಿಗೆ ಟಿಡಿಆರ್ ವಿಚಾರದಲ್ಲಿ ಗೊಂದಲ ಇತ್ತು. ಬಿಡಿಎ ವ್ಯಾಪ್ತಿಯಲ್ಲಿರುವ ಜಾಗದಲ್ಲಿ ಬಿಡಿಎ ಟಿಡಿಆರ್ ವಿತರಣೆ ಮಾಡಿದರೆ, ಜಿಬಿಎ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳು ಟಿಡಿಆರ್ ವಿತರಣೆ ಮಾಡಲಿವೆ. ಹತ್ತು ದಿನದಲ್ಲಿ ಈ ಟಿಡಿಆರ್ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು

ಬಿಬಿಸಿ ಯೋಜನೆಗೆ ಹುಡ್ಕೊ ಮೂಲಕ ₹26 ಸಾವಿರ ಕೋಟಿ ಸಾಲ ಪಡೆಯಲಾಗಿದೆ. ಯೋಜನೆ ಮುಗಿದ ಮೇಲೆ ಹಣ ಉಳಿಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಎರಡು ದಿನದಲ್ಲಿ ಇ- ಖಾತಾ: ಇ- ಖಾತಾ ವಿಚಾರದಲ್ಲಿ ತೊಂದರೆ ಎದುರಾಗುತ್ತಿದೆ ಎಂಬ ದೂರು ಬಂದ ಕಾರಣ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಇ ಖಾತಾ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಯಾರೇ ಅರ್ಜಿ ಹಾಕಿದರೂ ಎರಡು ದಿನಗಳಲ್ಲಿ ತೀರ್ಮಾನ ಮಾಡಬೇಕು. ಏನಾದರೂ ಸಮಸ್ಯೆ ಇದ್ದರೆ ನೂರು ಜನರ ಪರಿಶೀಲನಾ ತಂಡವನ್ನು ರಚಿಸಲಾಗಿದ್ದು, ಅವರು ಪರಿಶೀಲನೆ ಮಾಡಲಿದ್ದಾರೆ. 24 ಗಂಟೆಯೊಳಗೆ ಶೇಕಡ 60ರಷ್ಟು ಇ- ಖಾತಾ ವಿತರಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. 9.34 ಲಕ್ಷ ಅರ್ಜಿಗಳ ಪೈಕಿ 9.31 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಿಸಿದರು.

'ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಯಾಗಲು ಏಳು ಸಾವಿರ ಅರ್ಜಿ ಬಂದಿದ್ದು, ಅವರು ನಕ್ಷೆ ನಿಡಬೇಕಿತ್ತು. ಈಗ ಅಧಿಕಾರಿಗಳೇ ಸ್ಥಳಕ್ಕೆ ಹೋಗಿ ನಕ್ಷೆ ರೂಪಿಸುವ ಕೆಲಸ ಮಾಡುವಂತೆ ಸೂಚಿಸಿದ್ದೇನೆ. ಜಿಬಿಎ ಹಾಗೂ ಪಾಲಿಕೆಗಳು 15 ದಿನಗಳಲ್ಲಿ ಬಿ ಖಾತಾಯಿಂದ ಎ ಖಾತಾಗೆ ಅನುಮೋದನೆ ಮಾಡಲಿದ್ದಾರೆ' ಎಂದು ತಿಳಿಸಿದರು. '300 ಅರ್ಜಿಗಳನ್ನು ನಕ್ಷೆ ಹೊರತಾಗಿಯೂ ಅನುಮೋದನೆ ಮಾಡಲಾಗಿದೆ. ನಕ್ಷೆ ಒದಗಿಸಲು ಆಗದವರಿಗೆ 15 ದಿನಗಳಲ್ಲಿ ಆನ್‌ಲೈನ್ ಮೂಲಕ ಶುಲ್ಕ ಕಟ್ಟಿಸಿಕೊಂಡು ಖಾತಾ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ಖಾತಾ ಬದಲಾವಣೆಗೆ 1.20 ಲಕ್ಷ ಅರ್ಜಿಗಳು ಬಂದಿದ್ದು, ಅದರಲ್ಲಿ 46 ಸಾವಿರ ಅರ್ಜಿಗಳು ವಜಾಗೊಂಡಿವೆ. ಇವುಗಳನ್ನು ಮತ್ತೆ ಪರಿಶೀಲಿಸಿ ಕಾರಣ ಪತ್ತೆ ಮಾಡಲಾಗುವುದು' ಎಂದು ವಿವರಿಸಿದರು.

'ಕೇಂದ್ರ ಬಜೆಟ್‌ನಲ್ಲಿ ಸುರಂಗ ರಸ್ತೆಗೆ ಅನುದಾನ ಕೊಟ್ಟಿಲ್ಲ. ಸುರಂಗ ರಸ್ತೆ ವಿಚಾರದಲ್ಲಿ ಬಿಲ್ಡ್ ಆಪರೇಟ್ ಮಾದರಿ ಇದ್ದು, ಸರ್ಕಾರ ಕೇವಲ ಶೇಕಡ 40ರಷ್ಟು ಹಣ ನೀಡಲಿದೆ. ಇಲ್ಲಿ ಯೋಜನೆ ಮಾಡುವವರೇ ಜವಾಬ್ದಾರಿ ತೆಗೆದುಕೊಳ್ಳಬೇಕು' ಎಂದರು.

ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಆಯುಕ್ತ ಪಿ.ಮಣಿವಣ್ಣನ್, ಬಿಬಿಸಿ ವಿಶೇಷ ಉದ್ದೇಶದ ಘಟಕ ಅಧ್ಯಕ್ಷ ಎಲ್.ಕೆ.ಅತೀಕ್ ಹಾಜರಿದ್ದರು.



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಟಪಾಲು ಸ್ವೀಕೃತಿ ಶಾಖೆ, ನಿಯಂತ್ರಣ ಕೊಠಡಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಎನ್.ಎ.ಹ್ಯಾರಿಸ್ ಇದ್ದಾರೆ

ಕಾನ್ಸುಲೇಟ್ ಕಚೇರಿಗೆ ಬಾಂಬ್ ಬೆದರಿಕೆ

ಪ್ರಜಾವಾಣಿ ವಾರ್ತೆ

ಅಪರಾಧ ಸುದ್ದಿ

ಬೆಂಗಳೂರು: ನಗರದಲ್ಲಿರುವ ಇಟಲಿ ಹಾಗೂ ಜಪಾನ್ ಕಾನ್ಸುಲೇಟ್ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಇ-ಮೇಲ್ ಗಮನಿಸಿದ ಇಟಲಿ ಕಾನ್ಸುಲೇಟ್ ಕಚೇರಿ ಸಿಬ್ಬಂದಿ, ಹಲಸೂರು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು.

'ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ, ಪರಿಶೀಲನೆ ನಡೆಸಲಾಯಿತು. ಯಾವುದೇ ಆರ್‌ಡಿಎಕ್ಸ್ ಬಾಂಬ್ ಪತ್ತೆ ಆಗಿಲ್ಲ. ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಕಂಡುಬಂದಿದೆ' ಎಂದು ಪೊಲೀಸರು ತಿಳಿಸಿದರು.

ಇಟಲಿ ಕಾನ್ಸುಲೇಟ್‌ನ ಅಧಿಕಾರಿ ಗಿಯಾಂಡೊಮಿನಿಕೊ ಮಿಲಾನೊ ಅವರು ಭದ್ರತಾ ಸಿಬ್ಬಂದಿ ಕೊಸಿಮೊ ಸಿಸಿರಿಯೆಲ್ಲೊ ಅವರ ಮೂಲಕ ಕಳುಹಿಸಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ರಮೇಶ್ ಎಂಬ ಹೆಸರಿನ ವ್ಯಕ್ತಿ ಇ–ಮೇಲ್ ಕಳುಹಿಸಿರುವುದು ಪತ್ತೆಯಾಗಿದೆ. ಕಚೇರಿ ಆವರಣದಲ್ಲಿ ಐದು ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ. ಅವುಗಳು ಮಧ್ಯಾಹ್ನದ 1ರ ಸುಮಾರಿಗೆ ಸ್ಫೋಟ ಆಗಲಿವೆ. ಸಿಬ್ಬಂದಿ 10 ಗಂಟೆಯ ಸುಮಾರಿಗೆ ಕಚೇರಿಯಿಂದ ಹೊರಕ್ಕೆ ಬಂದು ರಕ್ಷಿಸಿಕೊಳ್ಳಬೇಕು ಎಂಬುದಾಗಿ ಇ-ಮೇಲ್‌ನಲ್ಲಿ ಬರೆಯಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಕಬ್ಬನ್ ರಸ್ತೆಯಲ್ಲಿರುವ ಜಪಾನ್ ಕಾನ್ಸುಲೇಟ್ ಕಚೇರಿಗೂ ಬಾಂಬ್ ಬೆದರಿಕೆಯ ಇ–ಮೇಲ್ ಸಂದೇಶ ಬಂದಿತ್ತು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕದಿಯಲು ಹೋದ ಆರೋಪಿಯಿಂದ ದೂರು

ಬೆಂಗಳೂರು: ಸ್ನೇಹಿತರ ಜೊತೆಗೂಡಿ ಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕಬ್ಬಿಣ ಕದಿಯಲು ಯತ್ನಿಸಿದ್ದ ಆರೋಪಿ ಅಸ್ಗರ್ ಖಾನ್ ಅವರನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆಟೊ ಚಾಲಕನಾಗಿ ಅಸ್ಗರ್ ಖಾನ್ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜೊತೆಗೂಡಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕಬ್ಬಿಣ ಕದಿಯಲು ಯತ್ನಿಸಿದಾಗ ಅಲ್ಲಿ ನೆಲಸಿದ್ದ ದಂಪತಿ ಕಳ್ಳರನ್ನು ಗಮನಿಸಿ ಪ್ರಶ್ನೆ ಮಾಡಿದ್ದರು. ಇದರಿಂದ ಸಿಟ್ಟಾದ ಅಸ್ಗರ್, ದಂಪತಿ ಮೇಲೆ ಹಲ್ಲೆ ಮಾಡಿದ್ದರು. ಅಲ್ಲಿಗೆ ಬಂದ ಅಪಾರ್ಟ್‌ಮೆಂಟ್ ನಿವಾಸಿಗಳು ಅವರ ಮೇಲೆ ಹಲ್ಲೆ ಮಾಡಿದ್ದರು. ಘಟನೆಯ ಬಳಿಕ ಅಸ್ಗರ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು, ಬಳಿಕ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಕಳ್ಳತನ ಮಾಡುವಾಗ ಹಲ್ಲೆ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು.

ನಿಂದನೆ ಸಲ್ಲ: ಕೆರೆಹಳ್ಳಿಗೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರನ್ನು ನಿಂದಿಸುವುದು ಸಲ್ಲ' ಎಂದು ಹೈಕೋರ್ಟ್, 'ರಾಷ್ಟ್ರ ರಕ್ಷಣಾ ಪಡೆ' ಮುಖಂಡ ಪುನೀತ್ ಕೆರೆಹಳ್ಳಿಗೆ ಎಚ್ಚರಿಸಿದೆ.

'ನನ್ನ ವಿರುದ್ಧ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಮತ್ತು ಈ ಸಂಬಂಧ 37ನೇ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು' ಎಂದು ಕೋರಿ ಪುನೀತ್ ಕೆರೆಹಳ್ಳಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, 'ಬೆಂಗಳೂರಿನಲ್ಲಿನ ಅಕ್ರಮ ವಲಸಿಗರ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ವೈಯಕ್ತಿಕ ಹೋರಾಟಕ್ಕಿಳಿದಿದ್ದಾರೆ. ವಾಸ್ತವದಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ವಿಚಾರದಲ್ಲಿ ಬೇರೊಂದು ಪ್ರಕರಣದಲ್ಲಿ ಜಾಮೀನಿಗೆ ಬಾಂಡ್ ಸಲ್ಲಿಸುವಂತೆ ಸಮನ್ವಯ ಪೀಠ ನೀಡಿರುವ ಆದೇಶವನ್ನು ಅರ್ಜಿದಾರರು ಪಾಲನೆ ಮಾಡಿಲ್ಲ. ನಿನ್ನೆಯಷ್ಟೇ ಅವರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ನಿಂದಿಸಿದ್ದಾರೆ' ಎಂದು ನ್ಯಾಯಪೀಠಕ್ಕೆ ಅರುಹಿದರು.

ಇದಕ್ಕೆ ನ್ಯಾಯಪೀಠ, ಪುನೀತ್ ಪರ ಹೈಕೋರ್ಟ್ ವಕೀಲ ಪಿ.ಎನ್. ಮನಮೋಹನ್ ಅವರನ್ನು ಉದ್ದೇಶಿಸಿ, 'ನಿಮ್ಮ ಅರ್ಜಿದಾರರು ಮತ್ತೆ ಗಲಾಟೆ ಮಾಡಿದ್ದಾರಾ? ಅವರಿಗೆ ಸುಮ್ಮನಿರಲು ಆಗುವುದಿಲ್ಲವೇ? ಪ್ರಕರಣ ನ್ಯಾಯಾಂಗದ ಪರಿಶೀಲನೆಯಲ್ಲಿರುವಾಗ ಈ ರೀತಿ ವರ್ತಿಸಿದರೆ ಹೇಗೆ? ಯಾಕೆ ಹೀಗೆಲ್ಲಾ ಮಾಡುತ್ತಾರೆ? ಅವರ ವಿರುದ್ಧದ ಪ್ರಕರಣ ವಜಾ ಮಾಡಲಾಗಿಲ್ಲ, ತಡೆ ನೀಡಲಾಗಿದೆಯಷ್ಟೆ ಎಂಬುದು ನೆನಪಿನಲ್ಲಿರಲಿ' ಎಂದು ಹೇಳಿತು.

ಚನ್ನಮ್ಮನ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿಗೆ ನ್ಯಾಯಪೀಠ ತಡೆ ನೀಡಿ ವಿಚಾರಣೆ ಮುಂದೂಡಿತು.

ಕೆಂಗಲ್ ಹನುಮಂತಯ್ಯ ಕುಟುಂಬದ ಆಸ್ತಿ ವಿವಾದ

ದೂರಿನ ತನಿಖೆಗೆ ಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನನಗೆ ದಕ್ಕಬೇಕಾದ ಸ್ಥಿರಾಸ್ತಿಯ ಕಾನೂನುಬದ್ಧ ಪಾಲನ್ನು ನೀಡದೆ, ನನ್ನ ತಾಯಿ ನನಗೆ ಮೋಸ ಮಾಡಿದ್ದಾರೆ' ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಪುತ್ರಿ ವಿಜಯಲಕ್ಷ್ಮಿ ಅವರ ಹಿರಿಯ ಮಗ ಟಿ.ಶ್ರೀಪಾದ ರೇಣು, ತಮ್ಮ ತಾಯಿ ಮತ್ತು ತಮ್ಮಂದಿರೂ ಸೇರಿದಂತೆ ಒಟ್ಟು ಮೂವರ ವಿರುದ್ಧ ದಾಖಲಿಸಿರುವ ಖಾಸಗಿ ದೂರಿನ ತನಿಖೆ ನಡೆಸಲು ನಗರದ ಕೋರ್ಟ್ ಆದೇಶಿಸಿದೆ.

ಈ ಸಂಬಂಧ ಶ್ರೀಪಾದ ರೇಣು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 4ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶ ಸೋಮನಾಥ್ ಅವರು, 'ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ' ಎಂದು ಇಂದಿರಾನಗರ ಪೊಲೀಸ್ ಠಾಣೆ ಅಧಿಕಾರಿಗೆ ನಿರ್ದೇಶಿಸಿದ್ದಾರೆ.

ಶ್ರೀಪಾದ ರೇಣು ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು, 'ಟಿ.ಶ್ರೀಪಾದ ರೇಣು ಅವರ ಅಸ್ತಿತ್ವವನ್ನೇ ಮರೆಮಾಚಿ ಅವರಿಗೆ ಕಾನೂನಾತ್ಮಕವಾಗಿ ಸಲ್ಲಬೇಕಾಗಿದ್ದ ಭಾಗವನ್ನು ನೀಡದೆ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಮಾರಾಟ ಮಾಡಲಾಗಿದೆ. ಆದ್ದರಿಂದ, ಮೋಸ ಮಾಡಿ ವಂಚಿಸಿರುವ ಅವರ ತಾಯಿ ಹಾಗೂ ತಮ್ಮಂದಿರ ವಿರುದ್ಧದ ದೂರನ್ನು ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸಲು ಇಂದಿರಾನಗರ ಠಾಣೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಈ ವಾದಾಂಶವನ್ನು ಮಾನ್ಯ ಮಾಡಿರುವ ನ್ಯಾಯಾಧೀಶರು, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್‌ಪಿಸಿ) ಕಲಂ 155(2)ರ ಅಡಿಯಲ್ಲಿ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಂತೆ ಇಂದಿರಾನಗರ ಠಾಣೆ ಪೊಲೀಸ್ ಅಧಿಕಾರಿಗೆ ನಿರ್ದೇಶಿಸಿದ್ದಾರೆ.

ದೂರಿನಲ್ಲಿ ಏನಿದೆ?

'ನನಗಾಗಿರುವ ಮೋಸ ಹಾಗೂ ವಂಚನೆಯ ಬಗ್ಗೆ ಆರೋಪಿಗಳಾದ ನನ್ನ ತಾಯಿ ವಿಜಯಲಕ್ಷ್ಮಿ ತಿಮ್ಮಯ್ಯ, ನನ್ನ ತಮ್ಮ ಟಿ.ಕೆಂಗಲ್ ಮೂರ್ತಿ, ಎರಡನೇ ತಮ್ಮ ಟಿ.ವೆಂಕಟವರ್ಧನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ನಾನು ಪೊಲೀಸರಿಗೆ ದೂರು ನೀಡಿದ್ದೆ. ಆದರೆ, ಈ ದೂರು ಸಿವಿಲ್ ವ್ಯಾಜ್ಯಕ್ಕೆ ಸಂಬಂಧಪಟ್ಟಿದೆ ಎಂಬ ಸಬೂಬಿನ ಹಿಂಬರಹ ನೀಡಿ ಪೊಲೀಸರು ದೂರನ್ನು ದಾಖಲಿಸಿ ಕೊಂಡಿಲಿಲ್ಲ' ಎಂದು ಶ್ರೀಪಾದ ರೇಣು ಆರೋಪಿಸಿದ್ದರು.

ಮೋಹನರಾಮ್ ಸ್ವಾಮೀಜಿ ನಿಧನ



ನೆಲಮಂಗಲ: ತಾಲ್ಲೂಕಿನ ಕೊಡಿಗೆಹಳ್ಳಿ ಲಕ್ಷ್ಮಣಸ್ವಾಮೀಜಿ ಆಶ್ರಮದ ಪೀಠಾಧ್ಯಕ್ಷ ಮೋಹನರಾಮ್ ಸ್ವಾಮೀಜಿ (73) ಗುರುವಾರ ಮಧ್ಯಾಹ್ನ ನಿಧನರಾದರು.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

1949ರಲ್ಲಿ ಲಕ್ಷ್ಮಣ ಸ್ವಾಮೀಜಿಯಿಂದ ಸ್ಥಾಪಿತವಾದ ಆಶ್ರಮವು ಶರಣ ಮಾಚಿದೇವ ಸಂಪ್ರದಾಯಕ್ಕೆ ಸೇರಿದ್ದು. ಆದರೂ, ಸರ್ವಜನಾಂಗದ ಪ್ರೀತಿ ಆದರಗಳಿಂದ 'ನಮ್ಮೂರ ಮಠ' ಎಂದೇ ಸುತ್ತಮುತ್ತಲ ಗ್ರಾಮಗಳಿಂದ ಖ್ಯಾತಿ ಪಡೆದು ಎಲ್ಲ ಸಮುದಾಯಗಳ ಒಗ್ಗಟ್ಟಿನ ಕೇಂದ್ರವಾಗಿದೆ. ಮೋಹನರಾಮ್ ಸ್ವಾಮೀಜಿ ಸ್ನಾತಕೋತ್ತರ ಪದವೀಧರರಾಗಿದ್ದು, 1984ರಲ್ಲಿ ಪೀಠಾಧ್ಯಕ್ಷರಾಗಿ ಆಧ್ಯಾತ್ಮಿಕ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದರು ಎಂದು ಮಠದ ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ

ಪ್ರಜಾವಾಣಿ ವಾರ್ತೆ

ಮುಳಬಾಗಿಲು (ಕೋಲಾರ): ತಾಲ್ಲೂಕಿನ ನಂಗಲಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಾಬಾಜಾನ್ ಮಂಗಳವಾರ ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ.

> **ನಂಗಲಿ ಉರ್ದು ಸರ್ಕಾರಿ ಶಾಲೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು**
> **ಎನ್.ರಾಮಚಂದ್ರಪ್ಪ,** ಕ್ಷೇತ್ರ ಶಿಕ್ಷಣಾಧಿಕಾರಿ, ಮುಳಬಾಗಿಲು

ಶಾಲೆಯ ಎರಡು ಮತ್ತು ಮೂರನೇ ತರಗತಿಯ ಮೂವರು ವಿದ್ಯಾರ್ಥಿನಿಯರಿಂದ ಶಾಲೆಯ ಶೌಚಾಲಯ ಹಾಗೂ ಪ್ರಾಂಗಣ ಸ್ವಚ್ಛಗೊಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿದರೆ 'ಮುಖ್ಯ ಶಿಕ್ಷಕರು ಶೌಚಾಲಯ ಸ್ವಚ್ಛಗೊಳಿಸುವಂತೆ ಸೂಚಿಸಿದರು. ಹಾಗಾಗಿ ಸ್ವಚ್ಛಗೊಳಿಸಿದ್ದೇವೆ' ಎಂದರು.

'ಶಾಲೆಯ ಮುಂಭಾಗದ ಗಿಡಗಳಿಗೆ ನೀರು ಹಾಕಿ ಎಂದು ಹೇಳಿದ್ದೆ. ಶೌಚಾಲಯ ಸ್ವಚ್ಛಗೊಳಿಸಿ ಎಂದು ಹೇಳಿರಲಿಲ್ಲ' ಎಂದು ಬಾಬಾಜಾನ್ ಹೇಳಿದ್ದಾರೆ.

'ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಬಗ್ಗೆ ಸುಮಾರು ನಾಲ್ಕೈದು ತಿಂಗಳಿಂದ ದೂರು ಬಂದಿದ್ದವು. ಈ ಬಗ್ಗೆ ಪೋಷಕರು ಹಲವು ಬಾರಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದರು. ಆದರೂ, ಶಿಕ್ಷಕರು ಮತ್ತೆ ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ' ಎಂದು ಗ್ರಾಮಸ್ಥರು ದೂರಿದ್ದಾರೆ.

'ಸಾಲ ಮರುಪಾವತಿ ವಿಳಂಬ: ಎಫ್‌ಐಆರ್ ಸಲ್ಲ'

ಅಪರಾಧಿಕ ನ್ಯಾಯಶಾಸ್ತ್ರ ದಿಕ್ಕು ತಪ್ಪೀತು
• ಹೈಕೋರ್ಟ್ ಅತೀವ ಕಳವಳ

ಪ್ರಜಾವಾಣಿ ವಾರ್ತೆ

ಮುಖ್ಯಾಂಶಗಳು
- ಕಂಕನಾಡಿಯ ಉದ್ಯಮಿ ಮೊಹಮದ್ ರಫಾನ್ ಸಲ್ಲಿಸಿದ್ದ ಅರ್ಜಿ
- ನ್ಯಾ. ಎಂ. ನಾಗಪ್ರಸನ್ನ ಪೀಠ ನಡೆಸಿದ ವಿಚಾರಣೆ

ಹೈಕೋರ್ಟ್ ಸುದ್ದಿಗಳು

ಬೆಂಗಳೂರು: 'ಸಾಲದ ಮೊತ್ತ ಮರುಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಗ್ರಾಹಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾ ಹೋದರೆ ನಮ್ಮ ಅಪರಾಧಿಕ ನ್ಯಾಯಶಾಸ್ತ್ರ ನಿಶ್ಚಿತವಾಗಿ ದುರುಪಯೋಗವಾಗುತ್ತದೆ' ಎಂದು ಹೈಕೋರ್ಟ್, ಪ್ರಾಸಿಕ್ಯೂಷನ್ ನಡೆಗೆ ಅತೀವ ಕಳವಳ ವ್ಯಕ್ತಪಡಿಸಿದೆ.

'ನನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು' ಎಂದು ಕೋರಿ ಮಂಗಳೂರು ತಾಲ್ಲೂಕಿನ ಕಂಕನಾಡಿಯ ಉದ್ಯಮಿ ಮೊಹಮದ್ ರಫಾನ್ (38) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠವು ಪ್ರಾಸಿಕ್ಯೂಷನ್ ಅನ್ನು ಉದ್ದೇಶಿಸಿ, 'ಮೂರು ತಿಂಗಳ ಸಾಲ ತುಂಬಲಿಲ್ಲ ಎಂದು ನಾಲ್ಕನೇ ತಿಂಗಳಿಗೆ ಸಾಲ ಪಡೆದ ಗ್ರಾಹಕನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾ ಹೋದರೆ ಗತಿಯೇನು' ಎಂದು ಪ್ರಶ್ನಿಸಿತು.

'ಅರ್ಜಿದಾರರು ತಾವು ಪಡೆದ ಸಾಲಕ್ಕೆ ಪ್ರತಿಯಾಗಿ ಈಗಾಗಲೇ ಸಾಕಷ್ಟು ಮೊತ್ತವನ್ನು ಮರುಪಾವತಿ ಮಾಡಿದ್ದಾರೆ. ಮೂರು ತಿಂಗಳಿನಿಂದ ಮರುಪಾವತಿ ಮಾಡಿಲ್ಲ ಎಂದು ನಾಲ್ಕನೇ ತಿಂಗಳಿನಲ್ಲೇ ಕ್ರಿಮಿನಲ್ ಪ್ರಕರಣ ಹೂಡಿದರೆ ಅಪರಾಧಿಕ ನ್ಯಾಯ ಜನಸಾಮಾನ್ಯರನ್ನು ಸುಲಿದುಬಿಡುತ್ತದೆಯಲ್ಲವೇ' ಎಂದು ಖಾರವಾಗಿ ಪ್ರಶ್ನಿಸಿತು.

ಇದಕ್ಕೆ ಪ್ರತಿಯಾಗಿ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, 'ಪ್ರಕರಣದಲ್ಲಿ ಅರ್ಜಿದಾರರ ಪಾತ್ರ ಸೀಮಿತವಾಗಿದೆಯಾದರೂ, ಇದರಲ್ಲಿ ಸಾರ್ವಜನಿಕರ ಹಣ ಇದೆ ಎಂಬ ಕಾರಣಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ, ತನಿಖೆಗೆ ತಡೆ ನೀಡಬಾರದು' ಎಂದು ಕೋರಿದರು.

ಈ ಕೋರಿಕೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ ನ್ಯಾಯಪೀಠ, 'ಅರ್ಜಿದಾರರು ಮೂರು ತಿಂಗಳಿನಿಂದ ಸಾಲ ತುಂಬಿಲ್ಲ ಎಂಬುದನ್ನು ಬಿಟ್ಟರೆ ಅವರ ವಿರುದ್ಧ ಬೇರೆ ಯಾವ ಆಪಾದನೆ ಇದೆ. ಅಷ್ಟೊಂದು ತರದೂದು ಇದ್ದರೆ ಸರ್ಫೇಸಿ (ಹಣಕಾಸು ಸ್ವತ್ತುಗಳ ಭದ್ರತೆ, ಪುನರ್ನಿರ್ಮಾಣ ಮತ್ತು ಭದ್ರತಾ ಆಸಕ್ತಿಯ ಜಾರಿ) ಕಾಯ್ದೆಯಡಿ ಕ್ರಮಕ್ಕೆ ಮುಂದಾಗಬಹುದಿತ್ತಲ್ಲವೇ? ಈ ರೀತಿ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾ ಹೋದರೆ ಇದಕ್ಕೆಲ್ಲಾ ಕೊನೆ ಎಲ್ಲಿದೆ? ಇಂತಹ ವ್ಯವಸ್ಥೆ ಶ್ರೀಸಾಮಾನ್ಯರನ್ನು ಹುರಿದು ಮುಕ್ಕಿಬಿಡುತ್ತದೆ' ಎಂದು ಆತಂಕ ವ್ಯಕ್ತಪಡಿಸಿತು. ಅಂತೆಯೇ, ಪ್ರಕರಣದ ತನಿಖೆಗೆ ತಡೆ ನೀಡಿ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಕೋರಿಕೆ ಏನು?: ಮಂಗಳೂರು ಪೂರ್ವ ಠಾಣೆ ಪೊಲೀಸರು ಭಾರತೀಯ ನ್ಯಾಯ ಸಂಹಿತಾ–2023ರ ಕಲಂ 316(2), 316(5), 318(2), 318(3) ಮತ್ತು 3(5)ರ ಅಡಿಯಲ್ಲಿ ಅರ್ಜಿದಾರರನ್ನು 15ನೇ ಆರೋಪಿಯನ್ನಾಗಿಸಿ ದೂರು ದಾಖಲಿಸಿಕೊಂಡಿದ್ದಾರೆ. 'ಈ ದೂರು ಮತ್ತು ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 6ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

ಸಬ್ ರಿಜಿಸ್ಟ್ರಾರ್ ಕಚೇರಿಗಳ ಕಾಳಜಿ ಚೆನ್ನಾಗಿ ಗೊತ್ತಿದೆ..!

'ಸಬ್ ರಿಜಿಸ್ಟ್ರಾರ್ ಕಚೇರಿಗಳು, ಅಲ್ಲಿನ ನೌಕರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಎಷ್ಟರಮಟ್ಟಿಗೆ ಸಾರ್ವಜನಿಕ ಕಾಳಜಿಯಿಂದ ಸರ್ಕಾರದ ಕೆಲಸ ಮಾಡುತ್ತಾರೆ ಎಂಬುದು ಚೆನ್ನಾಗಿ ಗೊತ್ತಿದೆ..!' ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಕುಟುಕಿದೆ.

'ನಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು' ಎಂದು ಕೋರಿ ಡಿ.ಹಿತೇಂದ್ರ ಮತ್ತು ಎಚ್.ವಿಜಯಲಕ್ಷ್ಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಎನ್. ಮನಮೋಹನ್, 'ಅರ್ಜಿದಾರರು ಯಾವುದೇ ತಪ್ಪು ಮಾಡಿಲ್ಲ. ಸಬ್ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಯ ಕರ್ತವ್ಯದ ಕುರಿತಾದ ಸುಪ್ರಿಂ ಕೋರ್ಟ್ ಆದೇಶಗಳಿಗೆ ಅನುಗುಣವಾಗಿ ಈ ಪ್ರಕರಣವನ್ನು ಮನ್ನಿಸಬೇಕು' ಎಂದು ಕೋರಿದರು.

ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, 'ಅರ್ಜಿದಾರರು ತನಿಖೆಗೆ ಸಹಕಾರ ನೀಡುತ್ತಿಲ್ಲ' ಎಂದರು.

ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 'ಎಲ್ಲವನ್ನೂ ರಿಜಿಸ್ಟರ್ ಮಾಡಬೇಕೆಂಬ ಭರದಲ್ಲಿ ದಾಖಲೆಗಳನ್ನು ಮತ್ತು ವ್ಯಕ್ತಿಗಳನ್ನು ಸರಿಯಾಗಿ ಗುರುತಿಸದೇ ಹೋದರೆ ಅದಕ್ಕೆ ಕಚೇರಿಯೊಳಗಿನ ಸಿಬ್ಬಂದಿಯೇ ಹೊಣೆಯಲ್ಲವೇ' ಎಂದು ಪ್ರಶ್ನಿಸಿತು. ಅಂತೆಯೇ, ಪ್ರಕರಣದ ತನಿಖೆಗೆ ತಡೆ ನೀಡಲು ಸ್ಪಷ್ಟವಾಗಿ ನಿರಾಕರಿಸಿತು.

ಕೋರಿಕೆ: 'ಸ್ಥಿರಾಸ್ತಿ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದದ ಸಮಯದಲ್ಲಿ ಲಗತ್ತಿಸಲಾದ ಹಳೆಯ ಫೋಟೊವನ್ನು ನೋಂದಣಿ ಸಮಯದಲ್ಲಿ ಕಟ್ ಅಂಡ್ ಪೇಸ್ಟ್ ಮಾಡಲಾಗಿದೆ ಎಂಬ ಆರೋಪದಡಿ 2025ರ ಡಿಸೆಂಬರ್ 4ರಂದು ದಾಖಲಾಗಿರುವ ಎಫ್‌ಐಆರ್ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಿಸಿಎಚ್–71ರಲ್ಲಿ ನಡೆಯುತ್ತಿರುವ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

ಮಧ್ಯಂತರ ಆದೇಶ ತಡೆ ತೆರವು: ರೇವಣ್ಣಗೆ ಸಂಕಟ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ದೋಷಾರೋಪ ನಿಗದಿ ಪ್ರಕ್ರಿಯೆ ಮುಂದೂಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.

'ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿ ವಜಾಗೊಳಿಸಬೇಕು' ಎಂದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರೇವಣ್ಣ ಪರ ವಕೀಲರು, 'ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲಿ ಹಾಜರಾಗಬೇಕಿರುವ ಕಾರಣ ಈ ಅರ್ಜಿಯ ವಿಚಾರಣೆ ಮುಂದೂಡಬೇಕು' ಎಂದು ಕೋರಿ ಸಲ್ಲಿಸಿದ್ದ ಮೆಮೊ ಪರಿಶೀಲಿಸಿದ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

'ಈ ಹಿಂದಿನ ವಿಚಾರಣೆಯಲ್ಲೂ ಅರ್ಜಿದಾರರ ಪರ ವಕೀಲರು ವಾದ ಮಂಡಿಸಲು ಸಿದ್ಧರಿರಲಿಲ್ಲ. ನಿರ್ದಿಷ್ಟ ದಿನದಂದು ವಾದ ಮಂಡಿಸಲು ಸಿದ್ಧವಾಗಿರುವಂತೆ ಸೂಚಿಸಿದ್ದರೂ ತಯಾರಾಗಿಲ್ಲ. ಈ ವಿಚಾರವನ್ನು ಅವರಿಗೆ ಕಳೆದ ತಿಂಗಳೇ ಸ್ಪಷ್ಟಪಡಿಸಲಾಗಿದೆ. ಈಗ ಪುನಃ ವಿಚಾರಣೆ ಮುಂದೂಡುವಂತೆ ಕೋರಿದ್ದಾರೆ. ಇದೊಂದು ಅಸಮರ್ಥನೀಯ ಮನವಿ. ಹೀಗಾಗಿ, ಚಾಲ್ತಿಯಲ್ಲಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲಾಗಿದೆ' ಎಂದು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.

ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು

ಬೆಂಗಳೂರು: 'ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಈ ಮೊದಲು ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಹೈಕೋರ್ಟ್ ಕಾಯಂಗೊಳಿಸಿದೆ.


ಸತೀಶ್ ಸೈಲ್

ಸತೀಶ್ ಸೈಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಕುರಿತಂತೆ ಆದೇಶಿಸಿದೆ.


'ಸತೀಶ್ ಸೈಲ್ ಅವರು ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಲಿವರ್ ಕಸಿ ಬಗ್ಗೆ ಎರಡು ವಾರಗಳಲ್ಲಿ ಮಾಹಿತಿ ಒದಗಿಸಬೇಕು. ವೈದ್ಯಕೀಯ ಸ್ಥಿತಿಗತಿ ಕುರಿತು ಎಂಟು ವಾರಕ್ಕೊಮ್ಮೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು' ಎಂಬುದೂ ಸೇರಿದಂತೆ ಇತರೆ ಷರತ್ತುಗಳನ್ನು ವಿಧಿಸಿದೆ.

'ಸೈಲ್ ಅವರನ್ನು ಹಲವು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಯಕೃತ್ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಿರುವ ಬಗ್ಗೆ ದೃಢಪಡಿಸಿದ್ದಾರೆ. ಅವರಿಗೆ ಲಿವರ್ ಕಸಿ ಮಾಡಬೇಕಿದೆ ಎಂದು ತಿಳಿಸಿ ನ್ಯಾಯಾಲಯಕ್ಕೆ ವರದಿ ಹಾಗೂ ದಾಖಲೆ ಸಲ್ಲಿಸಲಾಗಿದೆ. ಅವರು ಜೈಲಿನಲ್ಲಿ ಇದ್ದುಕೊಂಡು ಲಿವರ್ ಕಸಿಗೆ ಒಳಗಾಗಿ ನಂತರ ಕಾಲಕಾಲಕ್ಕೆ ಚಿಕಿತ್ಸೆ ಪಡೆಯುವುದು ಕಷ್ಟವಾಗಲಿದೆ. ಹಾಗಾಗಿ, ಷರತ್ತುಬದ್ಧ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗುತ್ತಿದೆ' ಎಂದು ನ್ಯಾಯಪೀಠವು ತಿಳಿಸಿದೆ.

ಕೋರಿಕೆ ಏನಿತ್ತು?: 'ಅಕ್ರಮ ಹಣ ವರ್ಗಾವಣೆ ಆರೋಪದಡಿ ಇ.ಡಿ ದಾಖಲಿಸಿರುವ ಇಸಿಐಆರ್‌ಗೆ (ಜಾರಿ ನಿರ್ದೇಶನಾಲಯ ಪ್ರಕರಣದ ಮಾಹಿತಿ ವರದಿ) ಸಂಬಂಧಿಸಿದಂತೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ರದ್ದುಪಡಿಸಿದೆ ಹಾಗೂ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ. ನಾನು ಜಠರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ನಿಯಮಿತ (ರೆಗ್ಯುಲರ್) ಜಾಮೀನು ನೀಡಬೇಕು' ಎಂದು ಸೈಲ್ ಕೋರಿದ್ದರು.

ಉದ್ಯಮಿ ಭರತ್ ಖಿಮ್ಜಿ ನಿಧನ

ಪ್ರಜಾವಾಣಿ ವಾರ್ತೆ



ಹುಬ್ಬಳ್ಳಿ: ಕೈಗಾರಿಕೋದ್ಯಮಿ, ಬಿಡಿಕೆ ಗ್ರೂಪ್ ಮತ್ತು ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್ ಸ್ಥಾಪಕ ಭರತ್ ಖಿಮ್ಜಿ (84) ಗುರುವಾರ ನಿಧನರಾದರು. ನಗರದ ಸುಂದರ ಟೌನ್ ನಿವಾಸಿಯಾಗಿದ್ದ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಕೇಶ್ವಾಪುರದ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

1942ರ ಅಕ್ಟೋಬರ್ 16ರಂದು ಮುಂಬೈನಲ್ಲಿ ಜನಿಸಿದ ಭರತ್ ಖಿಮ್ಜಿ, 60ರ ದಶಕದಲ್ಲಿ ಹುಬ್ಬಳ್ಳಿಗೆ ಬಂದರು. ಎಕೆ ಇಂಡಸ್ಟ್ರೀಸ್‌ನ ವ್ಯವಸ್ಥಾಪಕ ನಿರ್ದೇಶಕ, ಜೈಂಟ್ಸ್ ಕ್ಲಬ್, ಹುಬ್ಬಳ್ಳಿ ಜಿಮ್ಖಾನಾ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಗುಜರಾತ್‌ನ ಕಚ್ಛಿ ದಾಸ್ ಓಸ್ವಾಲ್ ಸಮುದಾಯದ ಅಧ್ಯಕ್ಷ ಸಹ ಆಗಿದ್ದರು.

1982ರಲ್ಲಿ ಬಿಡಿಕೆ ಗ್ರೂಪ್ ಸ್ಥಾಪಿಸಿದ ಅವರು, ಕೈಗಾರಿಕಾ ವಾಲ್ವ್‌ಗಳ ತಯಾರಿಕೆಯಲ್ಲಿ ಹುಬ್ಬಳ್ಳಿಯನ್ನು ದೇಶದ 'ವಾಲ್ವ್‌ಗಳ ರಾಜಧಾನಿ' ಎಂದು ಗುರುತಿಸುವಂತೆ ಮಾಡಿದರು. 2009ರಲ್ಲಿ ಅವರು 'ವಾಣಿಜ್ಯ ರತ್ನ' ಪ್ರಶಸ್ತಿಗೆ ಪಾತ್ರರಾಗಿದ್ದರು.

1992ರಲ್ಲಿ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್ ಸ್ಥಾಪಿಸಿದ ಅವರು, ಹುಬ್ಬಳ್ಳಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಕ್ರಿಕೆಟ್ ಬೆಳವಣಿಗೆಗೆ ಕೊಡುಗೆ ನೀಡಿದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯತ್ವ ಹೊಂದಿದ್ದರು. ಉದ್ದಿಮೆ, ಕ್ರೀಡೆ ಅಲ್ಲದೆ ಆರೋಗ್ಯ, ಶಿಕ್ಷಣ, ಸಮಾಜಸೇವಾ ಕ್ಷೇತ್ರದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ಮೊಬೈಲ್ ಗೀಳು: ಕೊರಿಯಾ ಪ್ರಭಾವ

ಕೋವಿಡ್ ಬಳಿಕ ಶಾಲೆ ಬಿಟ್ಟಿದ್ದ ಮಕ್ಕಳು, ಕೌಟುಂಬಿಕ ಕಲಹದಿಂದ ನೊಂದಿದ್ದರು

ಪ್ರಜಾವಾಣಿ ವಾರ್ತೆ/ ಪಿಟಿಐ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬುಧವಾರ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬಾಲಕಿಯರು ಬರೆದಿಟ್ಟಿರುವ ಡೈರಿಯ ಸಮಗ್ರ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಾಲಕಿಯರ ಕೊಠಡಿಯಲ್ಲಿ ದೊರೆತ 9 ಪುಟಗಳ ಡೈರಿಯನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದರು.

'ಕೊರಿಯಾ ಸಂಸ್ಕೃತಿಯ ಆಳವಾದ ಪ್ರಭಾವಕ್ಕೆ ಒಳಗಾಗಿದ್ದ ಮಕ್ಕಳು, ಕೌಟುಂಬಿಕ ಕಲಹದಿಂದ ಅನುಭವಿಸಿದ ಯಾತನೆಯ ಬಗ್ಗೆ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ.

'ಮೃತ ಮಕ್ಕಳಾದ ನಿಶಿಕಾ (16), ಪ್ರಾಚಿ (14), ಪಾಖಿ (12) ಮೂರು ವರ್ಷಗಳಿಂದ ಮೊಬೈಲ್‌ನಲ್ಲಿ ಕೊರಿಯಾದ ಆಟ ಆಡುತ್ತಿದ್ದರು ಮತ್ತು ಅಂದಿನಿಂದ ಅವರು ಶಾಲೆಗೆ ಹೋಗಿಲ್ಲ' ಎಂದು ಮಕ್ಕಳ ತಂದೆ ಚೇತನ್ ಕುಮಾರ್ ಹೇಳಿಕೆ ನೀಡಿದ್ದಾರೆ.

'ಬಾಲಕಿಯರು ಕೊರಿಯಾದ ಟಾಸ್ಕ್ ಆಧಾರಿತ ಅಪ್ಲಿಕೇಷನ್ ಬಳಸಿದ್ದ ಬಗ್ಗೆ ಆರಂಭಿಕ ತನಿಖೆಯಲ್ಲಿ ಯಾವುದೇ ಪುರಾವೆಗಳು ದೊರೆತಿಲ್ಲ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುತ್ತಿದ್ದೇವೆ. ಒಂದು ವೇಳೆ ಅಂಥ ಅಪ್ಲಿಕೇಷನ್ ಬಳಸಲಾಗಿದೆ ಎನ್ನುವುದು ದೃಢಪಟ್ಟರೆ, ಅದನ್ನು ನಿಷೇಧಿಸುವಂತೆ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗುವುದು' ಅವರು ಹೇಳಿದ್ದಾರೆ.

ಮಕ್ಕಳ ಅಂತ್ಯಕ್ರಿಯೆ: ಸಹೋದರಿಯರ ಮರಣೋತ್ತರ ಪರೀಕ್ಷೆಯ ಬಳಿಕ, ಅವರ ಪಾರ್ಥಿವ ಶರೀರಗಳ ಅಂತ್ಯಕ್ರಿಯೆಯನ್ನು ಬುಧವಾರ ಸಂಜೆ ಯಮುನಾ ನದಿ ದಡದಲ್ಲಿರುವ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ನಡೆಸಲಾಯಿತು. ಬಾಲಕಿಯರ ತಂದೆ ಚೇತನ್ ಅವರು ವಿಧಿ-ವಿಧಾನಗಳನ್ನು ಪೂರೈಸಿದರು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಸಿಂಗ್ ಮಾಹಿತಿ ನೀಡಿದರು.

'ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಸಹೋದರಿಯರು ಮೃತಪಟ್ಟಿದ್ದಾರೆ' ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎಂದು ಅವರು ಹೇಳಿದರು.

ಸಹೋದರಿಯರ ಸಾವಿನ ಪ್ರಕರಣವು ಆನ್‌ಲೈನ್ ಗೇಮ್ ವ್ಯಸನ ಹಾಗೂ ಕೊರಿಯನ್ ಸಂಸ್ಕೃತಿಯ ಮೇಲಿನ ಅತಿಯಾದ ಮೋಹದ ಗಂಭೀರ ಪರಿಣಾಮಕ್ಕೆ ನಿದರ್ಶನವಾಗಿದೆ ಎಂದು ಮನಃಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಾಲಕಿಯರು ಬರೆದ ಡೈರಿಯಲ್ಲಿ ಏನಿದೆ?

ಕೊರಿಯಾ ಮೇಲೆ ಅಪಾರ ಪ್ರೀತಿ ಮತ್ತು ಅಭಿಮಾನವನ್ನು ಮಕ್ಕಳು ಬೆಳೆಸಿಕೊಂಡಿದ್ದರು. ಅದನ್ನು ತಡೆಯಲು ಕುಟುಂಬದವರು ಮಾಡಿದ ಪ್ರಯತ್ನಗಳ ಬಗ್ಗೆ ಡೈರಿಯಲ್ಲಿ ಪದೇ ಪದೇ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ನಾವು ಕೊರಿಯಾವನ್ನು ಪ್ರೀತಿಸುತ್ತೇವೆ, ಪ್ರೀತಿ, ಪ್ರೀತಿ, ಪ್ರೀತಿ...' ಎಂದು ಪ್ರಸ್ತಾಪಿಸಿರುವ ಬಾಲಕಿಯರು 'ಇದು ನಿಜವಾದ ಜೀವನ ಕಥೆ, ಇದನ್ನು ನಂಬಿ' ಎಂದು ಬರೆದಿಟ್ಟಿದ್ದಾರೆ.

'ಕೊರಿಯಾದ ಪ್ರೀತಿಯನ್ನು ತ್ಯಜಿಸುವಂತೆ ನೀವು ನಮ್ಮನ್ನು ಒತ್ತಾಯ ಮಾಡುತ್ತಿದ್ದೀರಿ. ಕೊರಿಯಾದವರು ನಮ್ಮ ಜೀವ... ಭಾರತೀಯರ ಜತೆಗೆ ನಮ್ಮ ಮದುವೆ ಮಾಡಲು ನೀವು ಬಯಸಿದ್ದೀರಿ. ಆದರೆ ಅದು ಎಂದಿಗೂ ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಒದೆಗಳಿಗಿಂತ ಸಾವೇ ಲೇಸು: 'ನಿಮ್ಮ ಒದೆಗಳನ್ನು ತಿನ್ನುವುದಕ್ಕಿಂತ ನಾವು ಸಾಯುವುದೇ ಲೇಸು. ಅದಕ್ಕಾಗಿಯೇ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ... ಕ್ಷಮಿಸಿ ಅಪ್ಪಾ' ಎಂದು ಮಕ್ಕಳು ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.

'ಈ ಡೈರಿ ಬರೆಯಲಾದ ಸಮಯ, ಸಂದರ್ಭಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ' ಎಂದು ಡಿಸಿಪಿ ನಿಮಿಷಾ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಇಬ್ಬರು ಪತ್ನಿಯರು

ಈ ಬಾಲಕಿಯರ ತಂದೆ ಚೇತನ್ ಕುಮಾರ್‌ಗೆ ಇಬ್ಬರು ಪತ್ನಿಯರು. ಮೊದಲ ಪತ್ನಿಯಿಂದ ಒಬ್ಬ ಮಗ ಮತ್ತು ಮಗಳು ಹಾಗೂ ಎರಡನೇ ಪತ್ನಿಯಿಂದ (ಮೊದಲ ಹೆಂಡತಿಯ ತಂಗಿ) ಮೂವರು ಹೆಣ್ಣುಮಕ್ಕಳನ್ನು ಹೊಂದಿದ್ದರು. ಮೊದಲ ವಿವಾಹವಾದ 17 ವರ್ಷಗಳ ಬಳಿಕ ಅವರು ಎರಡನೇ ಮದುವೆ ಮಾಡಿಕೊಂಡಿದ್ದರು.

'ಕಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿತ್ತು. ವಿದ್ಯುತ್ ಬಿಲ್ ಪಾವತಿಸಲು ಹೆಣ್ಣುಮಕ್ಕಳ ಮೊಬೈಲ್ ಫೋನ್‌ಗಳನ್ನು ಮಾರಿದ್ದೆ. ಸಾಲದ ಹೊರೆಯ ಕಾರಣ, ಕೋವಿಡ್ ಕಾಲಘಟ್ಟದ ಬಳಿಕ ಬಾಲಕಿಯರನ್ನು ಶಾಲೆಗೆ ಕಳುಹಿಸಿರಲಿಲ್ಲ' ಎಂದು ಚೇತನ್ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ವಾರದಿಂದ ಮೊಬೈಲ್ ಸಿಗದ ಕಾರಣ ಮಕ್ಕಳು ತೀವ್ರವಾಗಿ ನೊಂದಿರಬಹುದು' ಎಂದು ಪೊಲೀಸರು ಹೇಳಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬ

ಬಾಲಕಿಯರ ತಂದೆ ಚೇತನ್ ಕುಮಾರ್ ಅವರು ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ ಅನುಭವಿಸಿ, ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಅಂದಾಜು ₹2 ಕೋಟಿಯಷ್ಟು ಹಣವನ್ನು ಕಳೆದು ಕೊಂಡಿದ್ದರು. ಇದರಿಂದಾಗಿ ಅವರ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಒಂದು ಹಂತದಲ್ಲಿ ಅವರ ಬಳಿ ವಿದ್ಯುತ್ ಬಿಲ್ ಪಾವತಿಸಲೂ ಹಣ ಇರಲಿಲ್ಲ. ಅದಕ್ಕಾಗಿ ಅವರು ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡಿದ್ದರು ಎಂದು ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಪದಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತನಿಖೆಯ ಭಾಗವಾಗಿ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ಡಿಸಿಪಿ ನಿಮಿಷಾ ಪಾಟೀಲ್ ತಿಳಿಸಿದ್ದಾರೆ.

ಮೈಸೂರು–ಕುಶಾಲನಗರ ಹೆದ್ದಾರಿ ವಿಸ್ತರಣೆಗೆ ಅಸ್ತು

17 ಪ್ರಸ್ತಾವಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ

ಪ್ರಜಾವಾಣಿ ವಾರ್ತೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ, ಜಲ ಜೀವನ್ ಮಿಷನ್ ಕಾಮಗಾರಿ, ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ 4ಜಿ ಮೊಬೈಲ್ ಟವರ್‌ಗಳ ಅಳವಡಿಸುವ ಕರ್ನಾಟಕದ 17 ಪ್ರಸ್ತಾವಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ.

ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿಯ 88ನೇ ಸಭೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಪ್ರಸ್ತಾವಗಳಿಗೆ ಷರತ್ತುಬದ್ಧ ಒಪ್ಪಿಗೆ ನೀಡಲಾಯಿತು. ರಾಜ್ಯದ ಇಷ್ಟೊಂದು ಪ್ರಸ್ತಾವಗಳಿಗೆ ಈಚಿನ ವರ್ಷಗಳಲ್ಲಿ ಅನುಮೋದನೆ ಸಿಕ್ಕಿದ್ದು ಇದೇ ಮೊದಲು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹4,100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ/ಆರು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ 10 ಎಕರೆ ಜಾಗವನ್ನು ಬಳಸಿಕೊಳ್ಳಲು ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ಕೊಟ್ಟಿದೆ.

ಈಗಿರುವ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಇದು ಮೈಸೂರು ಮತ್ತು ಕೊಡಗು ಪ್ರದೇಶವನ್ನು ಸಂಪರ್ಕಿಸುವ ಪ್ರಮುಖ ರಸ್ತೆ. ರಸ್ತೆ ಸುರಕ್ಷತೆ ಹೆಚ್ಚಿಸಲು, ದಟ್ಟಣೆ ಕಡಿಮೆ ಮಾಡಲು ಹೆದ್ದಾರಿ ಸುಧಾರಣೆ ಅಗತ್ಯ. ರಂಗನತಿಟ್ಟು ಪಕ್ಷಿಧಾಮದ ಪರಿಸರ-ಸೂಕ್ಷ್ಮ ವಲಯದ ಅರಣ್ಯೇತರ ಭೂಮಿಯನ್ನಷ್ಟೇ ಬಳಸಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಪಿಸಿಸಿಎಫ್ (ವನ್ಯಜೀವಿ) ಅವರು ಸಭೆಯ ಗಮನಕ್ಕೆ ತಂದರು. 13 ಷರತ್ತುಗಳನ್ನು ವಿಧಿಸಿದ ಸ್ಥಾಯಿ ಸಮಿತಿಯು ಕಾಮಗಾರಿಗೆ ಹಸಿರು ನಿಶಾನೆ ತೋರಿತು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ 400 ಕೆ.ವಿ. ವಿದ್ಯುತ್ ಮಾರ್ಗವನ್ನು ಮೇಲ್ದರ್ಜೆಗೆ ಏರಿಸಲು 11 ಎಕರೆ ಕಾಡು ಬಳಸುವ ಪ್ರಸ್ತಾವಕ್ಕೂ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿತು.

ಯಾವೆಲ್ಲ ಕಾಮಗಾರಿಗಳಿಗೆ ಅನುಮತಿ

- ಜಲಜೀವನ್ ಮಿಷನ್ ಯೋಜನೆಗೆ ಮಲೆ ಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯ ಹನೂರು ಉಪವಿಭಾಗದಲ್ಲಿ 0.08 ಹೆಕ್ಟೇರ್, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ 0.23 ಹೆಕ್ಟೇರ್, ಬಿಆರ್‌ಟಿಯ 0.48 ಹೆಕ್ಟೇರ್ ಹಾಗೂ 0.10 ಹೆಕ್ಟೇರ್ ಬಳಕೆಗೆ ಒಪ್ಪಿಗೆ
- ಶರಾವತಿ ಹಾಗೂ ಕಾಳಿ ವನ್ಯಜೀವಿ ಧಾಮದ ವ್ಯಾಪ್ತಿಗಳಲ್ಲಿ 10 ಕಡೆಗಳಲ್ಲಿ 4 ಜಿ ಮೊಬೈಲ್ ಟವರ್ ಅಳವಡಿಕೆಗೆ ಅನುಮತಿ
- ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹನೂರು ಉಪವಿಭಾಗದಲ್ಲಿ ಭೂಗತ ಕೇಬಲ್ ಬಳಸಿ 11 ಕೆ.ವಿ. ಎಚ್‌ಟಿ/ಎಲ್‌ಟಿ ಮಾರ್ಗ ನಿರ್ಮಾಣಕ್ಕೆ ಅನುಮೋದನೆ

ಅಭಿಮತದ ವಿಳಾಸ: ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75 ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು-01 editpage@prajavani.co.in



ಸುಭಾಷಿತ


ನಮ್ಮ ಚಿಂತನೆಯೇ ನಮಗೆ ಫಲ ಕೊಡುತ್ತದೆ.

–ಜವಾಹರಲಾಲ್ ನೆಹರೂ

ಸಂಪಾದಕೀಯ

ಜನರಲ್ ನರವಣೆ ಪುಸ್ತಕ ವಿವಾದ ಸರ್ಕಾರ ಪ್ರಶ್ನೆಗಳಿಗೆ ಉತ್ತರಿಸಲಿ

ಭಾರತದ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಕೃತಿಯ ಆಯ್ದಭಾಗಗಳು ಹಲವು ಪ್ರಶ್ನೆಗಳಿಗೆ ಕಾರಣ ಆಗುವಂತಿವೆ. ಯಾವ ಕಾರಣಕ್ಕಾಗಿ ಈ ಪುಸ್ತಕವನ್ನು ಸರ್ಕಾರದ ಪರಿಶೀಲನೆಗೆ ಸಲ್ಲಿಸಲಾಗಿದೆ ಹಾಗೂ ಭಾರತದಲ್ಲಿ ಪ್ರಕಟಣೆಗೆ ಈವರೆಗೆ ಯಾಕೆ ಅನುಮತಿ ನೀಡಲಾಗಿಲ್ಲ ಎನ್ನುವುದು ಅಸ್ಪಷ್ಟವಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಅಪ್ರಕಟಿತ ಪುಸ್ತಕ'ದ ಆಯ್ದ ಭಾಗಗಳನ್ನು ಸದನದಲ್ಲಿ ಪ್ರಸ್ತಾಪಿಸುವುದಕ್ಕೆ ಕೂಡ ಅನುಮತಿ ನಿರಾಕರಿಸಲಾಗಿದೆ. ಈ ಸಂದರ್ಭದಲ್ಲಿ ಅಡಚಣೆ ಉಂಟುಮಾಡಿದ ಆರೋಪದಲ್ಲಿ 8 ಸಂಸದರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಈ ವಿವಾದದ ಕೇಂದ್ರದಲ್ಲಿ, ವಾಸ್ತವ ಗಡಿ ನಿಯಂತ್ರಣ ರೇಖೆಗೆ ಸಂಬಂಧಿಸಿದಂತೆ 2020ರಲ್ಲಿ ಚೀನಾದೊಂದಿಗಿನ ಸಂಘರ್ಷದ ಸಮಯದಲ್ಲಿ ಲೇಖಕ ಹಾಗೂ ಕೇಂದ್ರ ಸರ್ಕಾರದ ನಾಯಕತ್ವದೊಂದಿಗೆ ನಡೆದ ಮಾತುಕತೆಗಳಿವೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಮಾಲೋಚನೆಯ ನಂತರ ಸೇನಾ ಮುಖ್ಯಸ್ಥರೊಂದಿಗೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಚೀನಾದ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರತಿಕ್ರಿಯೆ ಸಂಪೂರ್ಣವಾಗಿ ಸೇನೆಯ ನಿರ್ಣಯ ಆಗಿರಬಹುದೆಂದು ಹೇಳಿದ್ದಾಗಿ ಹಾಗೂ ಸೇನಾ ಮುಖ್ಯಸ್ಥರು ತಮಗೆ ಸರಿಯೆನ್ನಿಸಿದ್ದನ್ನು ಮಾಡುವಂತೆ ಹೇಳಿದರು ಎನ್ನುವ ವಿವರಗಳು ಪುಸ್ತಕದಲ್ಲಿ ಇವೆ ಎಂದು ಹೇಳಲಾಗಿದ್ದು, ಆ ವಿವರಗಳೇ ವಿವಾದಕ್ಕೆ ಕಾರಣವಾಗಿವೆ.



ದೇಶದ ಸೇನೆಯ ಮಾಜಿ ಮುಖ್ಯಸ್ಥರ ಪುಸ್ತಕದ ಸಂಬಂಧ ಉಂಟಾಗಿರುವ ವಿವಾದದಲ್ಲಿ ಕೇಂದ್ರ ಸರ್ಕಾರದ ಮೌನ ಅನುಮಾನ ಹುಟ್ಟಿಸುವಂತಿದೆ, ಪ್ರಶ್ನೆಗಳಿಗೆ ಕಾರಣ ಆಗುವಂತಿದೆ.

ಗೌರವಾನ್ವಿತ ಜನರಲ್ ಒಬ್ಬರು ಬರೆದಿರುವ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸಲು ಅನುಮತಿ ನೀಡುವುದಕ್ಕೆ ವಿಳಂಬ ಆಗುತ್ತಿರುವುದೇಕೆ ಎನ್ನುವ ಕಾರಣವನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕಾಗಿದೆ. ಕೃತಿಯಲ್ಲಿನ ಯಾವುದಾದರೂ ಸಂಗತಿಯ ಬಗ್ಗೆ ಆಕ್ಷೇಪವಿದ್ದಲ್ಲಿ, ಅದರ ಬಗ್ಗೆ ಲೇಖಕರಿಗೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಮೊದಲು, ನಿವೃತ್ತ ಸೇನಾನಾಯಕರು ಹಾಗೂ ಅಧಿಕಾರಿಗಳು ತಮ್ಮ ವೃತ್ತಿಜೀವನದ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿರುವ ನಿದರ್ಶನಗಳಿವೆ. ಹಾಗಾಗಿ, ಜನರಲ್ ನರವಣೆ ಅವರ ಕೃತಿಯ ಪ್ರಕಟಣೆಗೆ ಸೂಕ್ತ ಕಾರಣ ನೀಡದೆ ಅನುಮತಿ ನಿರಾಕರಿಸಲಾಗದು. ಹಾಗೆಯೇ, ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸುವ ಅಧಿಕಾರ ರಾಹುಲ್ ಗಾಂಧಿ ಅವರಿಗಿದೆ ಎನ್ನುವುದನ್ನೂ ಗಮನಿಸಬೇಕು. ಸದನಕ್ಕೆ ಸಂಬಂಧಿಸದ ವಿಷಯಗಳನ್ನು ಉಲ್ಲೇಖಿಸಲು ಅವಕಾಶವಿಲ್ಲ ಎನ್ನುವ ಕಾರಣ ನೀಡಿ, ರಾಹುಲ್ ಅವರಿಗೆ ಮಾತನಾಡುವ ಅವಕಾಶವನ್ನು ಸ್ಪೀಕರ್ ನಿರಾಕರಿಸಿದ್ದಾರೆ. ಆದರೆ, ಮೂಲವನ್ನು ಉಲ್ಲೇಖಿಸಿ ಹಾಗೂ ಪಠ್ಯದ ನೈಜತೆಯನ್ನು ಪ್ರಮಾಣೀಕರಿಸುವ ಮೂಲಕ ಸಂಸದರು ಸದನದಲ್ಲಿ ವಿಷಯ ಪ್ರಸ್ತಾಪಿಸಲು ಅವಕಾಶವಿದೆ.

ಸೇನಾ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ವಿವಾದಾಸ್ಪದ ಸಂವಾದ ನಡೆದಿದೆ ಎನ್ನುವುದಕ್ಕೆ ಯಾವ ಅಧಿಕೃತ ಆಧಾರವೂ ಇಲ್ಲ. ಒಂದುವೇಳೆ, ಆ ಬಗೆಯ ಮಾತುಕತೆ ನಡೆದಿರುವುದೇ ನಿಜವಾಗಿದ್ದಲ್ಲಿ, ಪ್ರಧಾನಿ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಸರ್ಕಾರದ ನಾಯಕತ್ವವು ದೇಶದ ಭದ್ರತೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮವಾದ ತೀರ್ಮಾನವನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಬೇಕಾಗುತ್ತದೆ. ಭಾರತದ ಸೇನೆಯು ಸದಾ ಚುನಾಯಿತ ಸರ್ಕಾರದ ಅಧೀನದಲ್ಲಿಯೇ ಕಾರ್ಯ ನಿರ್ವಹಿಸಿದೆ; ಸೇನಾ ನಾಯಕತ್ವ ಹಾಗೂ ರಣತಂತ್ರಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶನ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಮತ್ತೊಂದು ದೇಶದೊಂದಿಗಿನ ಸಂಘರ್ಷಕ್ಕೆ ಸಂಬಂಧಿಸಿದ ವಿಷಯದಲ್ಲಿ ಸೇನೆಯ ಪರಿಗಣನೆಗಳ ಮೇಲೆ ತೀರ್ಮಾನ ತೆಗೆದುಕೊಳ್ಳುವುದು ಸಾಧ್ಯವಿಲ್ಲ. ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ, ನರವಣೆ ಅವರೊಂದಿಗೆ ನಡೆದಿದೆ ಎನ್ನಲಾದ ಸಂಭಾಷಣೆ ನೈಜವೋ ಕಲ್ಪಿತವೋ ಎನ್ನುವುದನ್ನು ಪ್ರಧಾನಿ ಅವರು ಸ್ಪಷ್ಟಪಡಿಸಬೇಕು. ಸಂಭಾಷಣೆ ನಡೆದಿರುವುದು ಸುಳ್ಳಾಗಿದ್ದಲ್ಲಿ ಆರೋಪಕ್ಕೆ ಸಂಬಂಧಿಸಿದ ಹೊಣೆಗಾರಿಕೆ ಜನರಲ್ ನರವಣೆ ಅವರದ್ದೇ ಆಗಿರುತ್ತದೆ. ಸರ್ಕಾರದಿಂದ ಉತ್ತರ ಬಯಸುತ್ತಿರುವ ರಾಹುಲ್ ಗಾಂಧಿ ಮತ್ತಿತರರನ್ನು 'ದೇಶದ್ರೋಹಿ'ಗಳು ಎಂದು ಕರೆಯುವುದು, ಮುಜುಗರದ ಸಂಗತಿಗಳಿಂದ ಪಾರಾಗಲು ಬಳಸುವ ದಿಕ್ಕುತಪ್ಪಿಸುವಿಕೆಯ ಪರಿಚಿತ ಮಾದರಿ ಹಾಗೂ ಆಕ್ರೋಶವನ್ನು ಹೋಲುವಂತಿದೆ. ಇಂಥ ನಡವಳಿಕೆಯು ರಾಜಕೀಯ ಹಿತಾಸಕ್ತಿಗಳನ್ನು ಮುಂದುವರಿಸುವುದರ ಜೊತೆಗೆ, ರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿನ ಸರ್ಕಾರದ ಹೊಣೆಗಾರಿಕೆಯ ಕುರಿತ ಪ್ರಶ್ನೆಗಳನ್ನು ಬಲಪಡಿಸುವಂತಿವೆ.

ಶಿಸ್ತಿನ ಹೆಸರಿನಲ್ಲಿ ಅಹಂಕಾರ



ವಿಧಾನ ಪರಿಷತ್ತಿನ ಸಭೆಯಲ್ಲಿ ಉಮಾಶ್ರೀ ಅವರೊಂದಿಗೆ ಸಭಾಪತಿ ಅವರು ಬಳಸಿದ ಭಾಷೆ ಶಿಸ್ತಿನ ಹೆಸರಿನಲ್ಲಿನ ಅಹಂಕಾರವಾಗಿತ್ತು. ಸಭಾಧ್ಯಕ್ಷರ ಕುರ್ಚಿ ಎನ್ನುವುದು ವ್ಯಂಗ್ಯಕ್ಕೆ ಅಲ್ಲ; ಗೌರವ, ಸಮತೋಲನ ಮತ್ತು ಸಂವಿಧಾನಾತ್ಮಕ ಶಿಷ್ಟಾಚಾರಕ್ಕೆ ಅನ್ನುವುದನ್ನು ಅವರು ಮರೆತಂತಿತ್ತು.

ಡಿ. ಸುಮನ್ ಕಿತ್ತೂರು, ನಿರ್ದೇಶಕಿ, 'ಫೇಸ್‌ಬುಕ್'ನಿಂದ

ಕಿಡಿನುಡಿ



ಬಿಜೆಪಿ–ಜೆಡಿಎಸ್‌ನವರು ಸದನದಲ್ಲಿ ಮಾಡುತ್ತಿರುವ ಪ್ರತಿಭಟನೆ ಆಡಳಿತಾರೂಢ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಆಡುತ್ತಿರುವ ಒಂದು ಕೆಟ್ಟ ನಾಟಕ. 'ನಾನು ಹೊಡೆದಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು' ಎನ್ನುವ ಗಾದೆಯ ನಿಜರೂಪ.

ರವಿ ಕೃಷ್ಣಾರೆಡ್ಡಿ, ಗೌರವಾಧ್ಯಕ್ಷ, ಕೆಆರ್‌ಎಸ್ ರಾಜ್ಯ ಘಟಕ

25 ವರ್ಷಗಳ ಹಿಂದೆ

ಮಂಗಳವಾರ, 6-2-2001

- **ಟೆಂಡರಿಲ್ಲದೆ ಗುತ್ತಿಗೆ ನೀಡಿದರೆ ಜೈಲು: ಎಸ್.ಎಂ. ಕೃಷ್ಣ**

ಮಂಡ್ಯ, ಫೆ. 5– ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಟೆಂಡರ್ ಕರೆಯದೆ ಅಧಿಕಾರಿಗಳು ಗುತ್ತಿಗೆದಾರರಿಗೆ ಕೆಲಸ ಕೊಟ್ಟರೆ ಜೈಲಿಗೆ ಹೋಗಬೇಕಾಗುತ್ತದೆ. ಹೀಗೆ ಮಾಡಿದ ಅಧಿಕಾರಿಯನ್ನು ಕಚೇರಿಯ ಬದಲಿಗೆ ಜೈಲಿನಲ್ಲಿ ನೋಡಬಹುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಎಚ್ಚರಿಕೆಯನ್ನು ನೀಡಿದರು.

ಸಾರ್ವಜನಿಕ ಟೆಂಡರ್‌ನಿಂದ ಭ್ರಷ್ಟಾಚಾರ ಬಹಿರಂಗವಾಗಿ ಯಾರು ಬೇಕಾದರೂ ಕೋರ್ಟ್‌ಗೆ ಹೋಗಬಹುದು. ಭ್ರಷ್ಟ ಅಧಿಕಾರಿಗಳು ನ್ಯಾಯಾಲಯಕ್ಕೆ ಸಮಜಾಯಿಷಿ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

- **ಕೇಂದ್ರ ಸಂಪುಟಕ್ಕೆ ಪಿಎಂಕೆ ಸಚಿವರ ರಾಜೀನಾಮೆ**

ನವದೆಹಲಿ, ಫೆ. 5– ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷಕ್ಕೆ ಸೇರಿದ ಇಬ್ಬರು ಸಚಿವರಾದ ಎನ್.ಟಿ. ಷಣ್ಮುಗಂ ಮತ್ತು ಪೊನ್ನುಸ್ವಾಮಿ ಇಂದು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆಯನ್ನು ನೀಡಿದರು.

ಷಣ್ಮುಗಂ ಅವರು ಕಲ್ಲಿದ್ದಲು ಖಾತೆಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿದ್ದರೆ, ಪೊನ್ನುಸ್ವಾಮಿ ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರಾಗಿದ್ದರು.

75 ವರ್ಷಗಳ ಹಿಂದೆ

ಮಂಗಳವಾರ, 6-2-1951

- **ಕ್ಯಾಮರೋನ್ ಬಳಿ ವಿಮಾನಾಪಘಾತ**

ಪ್ಯಾರಿಸ್, ಫೆ. 5: ಫ್ರೆಂಚ್ ಆಫ್ರಿಕದ ಬ್ರಾಜಾವಿಲೇಯಿಂದ ಪ್ಯಾರಿಸ್‌ಗೆ ಹೊರಟು ನಿನ್ನೆಯಿಂದಲೂ ಪತ್ತೆಯಿಲ್ಲದ ವಿಮಾನವೊಂದನ್ನು ಹುಡುಕಲು ಹೊರಟ ಬೇಹುಗಾರ ವಿಮಾನವೊಂದು, ಸದರಿ ವಿಮಾನವು ಕ್ಯಾಮರೋನ್ ಬಳಿ ಉರುಳಿ ಬಿದ್ದಿರುವುದನ್ನು ಇಂದು ಪತ್ತೆ ಹಚ್ಚಿದೆ.

ಉರುಳಿ ಬಿದ್ದ ಈ ದುರದೃಷ್ಟಕರ ವಿಮಾನದಲ್ಲಿ 23 ಮಂದಿ ಪ್ರಯಾಣಿಕರೂ ಆರು ಮಂದಿ ಸಂಚಾಲಕರೂ ಇದ್ದರು.

ಈ ಪೈಕಿ ಯಾರೂ ಬದುಕಿರುವ ಸಂಭವವಿಲ್ಲ. ಮಿಲಿಟರಿ ಬೇಹುಗಾರ ಪಡೆಯವರು ವಿಮಾನ ಬಿದ್ದ ಸ್ಥಳಕ್ಕೆ ಹೋಗಿದ್ದಾರೆ.

ಯುಜಿಸಿ ನಿಯಮದ ಸುತ್ತ ಪ್ರಹಸನ



ವಿಶ್ಲೇಷಣೆ

ಯೋಗೇಂದ್ರ ಯಾದವ್

> ಸಂವಿಧಾನದ ಅಂತರ್ಜಲವಾದ ಸಾಮಾಜಿಕ ನ್ಯಾಯದ ಮೇಲೆ ಮುಸುಕಿನ ದಾಳಿಗಳ ಸರಣಿಯೇ ನಡೆದಿದೆ. ಈ ದಾಳಿಗಳ ಮುಂದುವರಿಕೆಯ ರೂಪದಲ್ಲಿ ಯುಜಿಸಿಯ ಇತ್ತೀಚಿನ ನಿಯಮಗಳ ಕುರಿತ ವಿವಾದವನ್ನು ಗಮನಿಸಬೇಕು. ಈ ವಿವಾದ ರಾಜಕೀಯ ಪ್ರಹಸನದಂತೆಯೂ ರಂಜಕವಾಗಿಯೂ ಕಾಣಿಸುತ್ತಿದೆ.

ಯುಜಿಸಿ ಇತ್ತೀಚೆಗೆ ರೂಪಿಸಿರುವ ನಿಯಮಗಳ ಕುರಿತು ಉಂಟಾಗಿರುವ ವಿವಾದವು ಉನ್ನತ ಶಿಕ್ಷಣದಲ್ಲಿ ಸಮಾನತೆಯ ಕುರಿತ ಚರ್ಚೆ ಅಲ್ಲ. ಇದು ನಿಜ ಜೀವನದ ಮೇಲೆ ಪರಿಣಾಮ ಉಂಟುಮಾಡಬಲ್ಲ ರಾಜಕೀಯ ಪ್ರಹಸನವಾಗಿದೆ. ಈ ನಾಟಕದ ಪ್ರತಿ ದೃಶ್ಯದಲ್ಲಿಯೂ ಆರಂಭದಿಂದ ಕೊನೆಯವರೆಗೆ ಸಿನಿಕತನದ ದುರ್ವಾಸನೆ ರಾಚುತ್ತಿದೆ. ಮೊದಲಿಗೆ ಪಾತ್ರದ ಅದಲು ಬದಲು ನಡೆಯಿತು. ಸಾಮಾಜಿಕ ನ್ಯಾಯದ ಕುರಿತು ಅಸಡ್ಡೆ ಹೊಂದಿರುವ ಆಡಳಿತ ವ್ಯವಸ್ಥೆಯು ತಾರತಮ್ಯ ವಿರೋಧಿ ಕ್ರಮವನ್ನು ಮುಂದೊಡ್ಡಿತು. ನಂತರ ಭಿನ್ನಮತವನ್ನು ಸೃಷ್ಟಿಸಲಾಯಿತು. ಬಳಿಕ, ನಿಷ್ಠಾವಂತರು ತಮ್ಮದೇ ಸರ್ಕಾರದ ವಿರುದ್ಧ ಬೀದಿಗಿಳಿದರು. ಇಲ್ಲಿ ಸಂತ್ರಸ್ತತೆ ತಲೆಕೆಳಗಾದ ರೀತಿಯಲ್ಲಿ ವ್ಯಕ್ತವಾಯಿತು. ಪ್ರಬಲರು ತಮಗೆ ಕಿರುಕುಳ ಉಂಟಾಗುತ್ತಿದೆ ಎಂದು ಹೇಳಿಕೊಂಡರು. ಕೊನೆಯಲ್ಲಿ, ಜಾಣಮರೆವಿನ ತಂತ್ರ ಪ್ರಯೋಗವೂ ಆಯಿತು. ಇಂತಹ ನಿಯಮಗಳನ್ನು ರೂಪಿಸಬೇಕು ಎಂದು ನಿರ್ದೇಶನ ನೀಡಿದ್ದ ಅದೇ ನ್ಯಾಯಪೀಠವು ನಿಯಮಗಳ ಕುರಿತು ಭಾರೀ ಅಸಮಾಧಾನ ವ್ಯಕ್ತಪಡಿಸಿ, ತಡೆ ನೀಡಿತು.ಸಂವಿಧಾನದಲ್ಲಿ ಬರೆಯಲಾಗಿರುವ ನಾಜೂಕಾದ ಸಾಮಾಜಿಕ ಕರಾರು ಧ್ವಂಸಗೊಳ್ಳುವ ಎಚ್ಚರಿಕೆಯನ್ನು ಇದು ನೀಡಿಲ್ಲ ಎಂದಾದರೆ, ಪ್ರತಿ ಹಂತವೂ ಕುತೂಹಲಕಾರಿಯೂ ಮನರಂಜನಾತ್ಮಕವೂ ಆಗಿತ್ತು.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಾಮಾಜಿಕ ತಾರತಮ್ಯ ಇದೆ ಅಥವಾ ಇಲ್ಲ ಎಂಬುದರ ಕುರಿತು ಅಲ್ಲ ಈ ವಿವಾದ. ಈ ಬಗ್ಗೆ ನಮಗೆ ಸಂದೇಹವೇನೂ ಬೇಡ. ಎನ್. ಸುಕುಮಾರ್ ಅವರ ಇತ್ತೀಚಿನ ಪುಸ್ತಕ 'ಕಾಸ್ಟ್ ಡಿಸ್ಕ್ರಿಮಿನೇಷನ್ ಆ್ಯಂಡ್ ಎಕ್ಸ್‌ಕ್ಲೂಷನ್ ಇನ್ ಇಂಡಿಯನ್ ಯುನಿವರ್ಸಿಟೀಸ್: ಎ ಕ್ರಿಟಿಕಲ್ ರಿಫ್ಲೆಕ್ಷನ್' (ರೂಟ್‌ಲೆಜ್, 2023) ಈ ಕುರಿತು ನಿಮ್ಮ ಎಲ್ಲ ಅನುಮಾನಗಳನ್ನು ಪರಿಹರಿಸುತ್ತದೆ. ಈ ವಿಚಾರದ ಕುರಿತು ತಮಗೆ ಇದ್ದ ಅರಿವು ಮತ್ತು ಸಮೀಕ್ಷೆಗಳಿಂದ ಪಡೆದ ಮಾಹಿತಿ, ವ್ಯಕ್ತಿಗತ ಅನುಭವಗಳು ಮತ್ತು ಸಾಂಸ್ಥಿಕ ವಿಶ್ಲೇಷಣೆಗಳ ಮೂಲಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತಿ ತಾರತಮ್ಯವು ವ್ಯವಸ್ಥಿತವಾಗಿದೆ ಎಂಬುದನ್ನು ಅವರು ವಿವರಿಸುತ್ತಾರೆ. ಜಾತಿ ಬಂಡವಾಳವು ಆಧುನಿಕ ಬಂಡವಾಳವಾಗಿ ಪರಿವರ್ತನೆ ಆಗಿರುವುದರ ಕುರಿತು ಸತೀಶ್ ದೇಶಪಾಂಡೆ ಅವರ ಸಿದ್ಧಾಂತವನ್ನು ಸುಕುಮಾರ್ ಅವರು 'ಸಾಮಾಜಿಕ ವಿಶ್ವವಿಜ್ಞಾನ' ಎಂದು ಅಭಿವೃದ್ಧಿಪಡಿಸಿದ್ದಾರೆ. ಸಾಮಾಜಿಕ ವಿಶ್ವವಿಜ್ಞಾನ ಎಂದರೆ, ಚಾರಿತ್ರಿಕವಾಗಿ ಜಾತಿಗೆ ಇರುವ ವಿಶೇಷ ಹಕ್ಕು ಮತ್ತು ಸಾಂಸ್ಕೃತಿಕ ಬಂಡವಾಳವನ್ನು ವ್ಯಕ್ತಿಗತ ಬೌದ್ಧಿಕ ಸಾಧನೆಯಾಗಿ ಬಿಂಬಿಸುವ ಪ್ರತಿಭೆಯ ಜಾತಿ ಆಧಾರಿತ ಸಿದ್ಧಾಂತ.

ಕೆಲವು ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳನ್ನು ಕರೆಯುವ ಹೆಸರುಗಳನ್ನು ಗಮನಿಸಿದರೆ ಅವಮಾನದಿಂದ ತಲೆತಗ್ಗಿಸುವಂತಾಗುತ್ತದೆ. ಆ ಹೆಸರುಗಳೆಂದರೆ, 'ಮೀಸಲು ಮಕ್ಕಳು', 'ಕೆಟಗರಿ ಮಕ್ಕಳು', 'ಸರ್ಕಾರಿ ಬ್ರಾಹ್ಮಣ' ಇತ್ಯಾದಿ ಮತ್ತು ಜಾತಿ ಬೈಗುಳಗಳನ್ನು ಮುದ್ರಿಸಲು ಸಾಧ್ಯವಿಲ್ಲ. ಪ್ರವೇಶ, ಮೇಲ್ವಿಚಾರಣೆ, ಹಾಸ್ಟೆಲ್ ಜೀವನ, ದೈನಂದಿನ ಆಡಳಿತ ಮತ್ತು ಶಿಸ್ತುಕ್ರಮದಲ್ಲಿ ಜಾತಿ ಪೂರ್ವಗ್ರಹ ವ್ಯಾಪಿಸಿದೆ. 10 ವಿ.ವಿಗಳ ಪರಿಶಿಷ್ಟ ಜಾತಿಗೆ ಸೇರಿದ 600 ವಿದ್ಯಾರ್ಥಿಗಳ ಸಂದರ್ಶನವನ್ನು ಸುಕುಮಾರ್ ನಡೆಸಿದ್ದಾರೆ; ಅವರಲ್ಲಿ ಮೂರನೇ ಎರಡರಷ್ಟು ವಿದ್ಯಾರ್ಥಿಗಳು ಮೌಖಿಕ ಪರೀಕ್ಷೆ ಮತ್ತು ಸಂದರ್ಶನಗಳಲ್ಲಿ ತಾರತಮ್ಯ ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಶಿಕ್ಷಕರಿಂದಲೇ ತಾರತಮ್ಯ ಉಂಟಾಗುತ್ತಿದೆ ಎಂದು ಶೇ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಮೇಲ್ವಿಚಾರಣೆಯಲ್ಲಿಯೂ ಶೋಷಣೆಗೆ ಒಳಗಾಗಿದ್ದೇವೆ ಎಂದು ಸಂಶೋಧನಾ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಈ ಪುಸ್ತಕದಲ್ಲಿ ಗುರುತಿಸಿರುವ ತಾರತಮ್ಯವು ಒಬಿಸಿಯಂತಹ ಇತರ ವರ್ಗಗಳಲ್ಲಿ ಹೇಗೆ ಕಾಣಿಸಿಕೊಂಡಿದೆ ಎಂಬ ಪ್ರಶ್ನೆಯನ್ನು ನೀವು ಕೇಳಬಹುದು. ಆದರೆ, ವಿ.ವಿಗಳು ಪ್ರಜಾಸತ್ತಾತ್ಮಕ ಅವಕಾಶಗಳನ್ನು ಒದಗಿಸುವ ಬದಲು ಬಹಿಷ್ಕಾರಕಾರಿ ಅನುಭವಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತವೆ ಎಂಬ ಕ್ರೂರ ಸತ್ಯವನ್ನು ನೀವು ಪ್ರಶ್ನಿಸಲು ಸಾಧ್ಯವಿಲ್ಲ.

ಈ ರೋಗಕ್ಕೆ ಮದ್ದೇನು ಎಂಬುದರ ಕುರಿತು ಈ ಚರ್ಚೆ ಅಲ್ಲ ಎಂಬುದನ್ನು ನಾವು ನೆನಪಿಡಬೇಕು. ಈ ಸವಾಲನ್ನು ಅರ್ಥ ಮಾಡಿಕೊಳ್ಳಬೇಕು ಎಂಬ ಇಚ್ಛೆ ಎರಡೂ ಕಡೆಗಳಲ್ಲಿಯೂ ಕಾಣಿಸುವುದಿಲ್ಲ. 2012ರಲ್ಲಿ ಮೂಲ ನಿಯಮಗಳನ್ನು ರೂಪಿಸಿದ ಸಮಿತಿಯಲ್ಲಿ ನಾನು ಯುಜಿಸಿ ಸದಸ್ಯ ಎಂಬ ನೆಲೆಯಲ್ಲಿ ಭಾಗಿಯಾಗಿದ್ದೆ ಮತ್ತು ಸಾಂಸ್ಥಿಕ ವ್ಯವಸ್ಥೆಗೆ ಸಂಬಂಧಿಸಿದಂತೆ ಇನ್ನೂ ಬಹಳಷ್ಟು ಅದರಲ್ಲಿ ಇರಬೇಕಿತ್ತು ಎಂಬುದನ್ನು ಒಪ್ಪಿಕೊಳ್ಳಲು ನನಗೆ ಹಿಂಜರಿಕೆ ಏನೂ ಇಲ್ಲ. ಈ ವಿಚಾರದಲ್ಲಿ 2026ರ ನಿಯಮಗಳು ಖಂಡಿತವಾಗಿಯೂ ಉತ್ತಮಗೊಂಡಿವೆ. ಅದೇ ಹೊತ್ತಿಗೆ, ತಾರತಮ್ಯ ಎಂದರೆ ಏನು ಎಂಬ ಪರಿಕಲ್ಪನೆಯನ್ನು ಹೊಸ ನಿಯಮಗಳು (ಕಿರುಕುಳ, ಸಂತ್ರಸ್ತಭಾವನೆ ಮೂಡಿಸುವುದು ಮತ್ತು ಕೆಟ್ಟದಾಗಿ ನಡೆಸಿಕೊಳ್ಳುವುದು) ನಿಸ್ಸಾರಗೊಳಿಸಿವೆ; ಹಾಗೆಯೇ ಮೂಲ ನಿಯಮಗಳಲ್ಲಿ ಇದ್ದ ತಾರತಮ್ಯದ ಉದಾಹರಣೆಸಹಿತ ಪಟ್ಟಿಯನ್ನು ಕೈಬಿಡಲಾಗಿದೆ.


ವಾಸ್ತವದಲ್ಲಿ ಇವುಗಳಿಂದ ಅಂತಹ ಅನುಕೂಲವೇನೂ ಇಲ್ಲ. ಯಾವುದೇ ನಿಯಮದಲ್ಲಿನ ಪದಬಳಕೆ ಹೇಗಿದೆ ಎಂಬುದು ನಿಜವಾದ ಸಮಸ್ಯೆ ಅಲ್ಲವೇ ಅಲ್ಲ; ಬದಲಿಗೆ ಇಂತಹ ಯಾವುದೇ ನಿಯಮದ ಅನುಷ್ಠಾನಕ್ಕೆ ಇರುವ ಇಚ್ಛೆಯ ಕೊರತೆಯೇ ನಿಜವಾದ ಸಮಸ್ಯೆ ಎಂಬುದು ವಿ.ವಿ ವ್ಯವಸ್ಥೆ ಬಲ್ಲ ಎಲ್ಲರಿಗೂ ತಿಳಿದಿದೆ. ಯುಜಿಸಿಯ 2012ರ ನಿಯಮಗಳು ಕಾಗದದಲ್ಲಷ್ಟೇ ಉಳಿದಿದ್ದವು. ವಿದ್ಯಾರ್ಥಿಗಳಿಗೆ ಅದರ ಬಗ್ಗೆ ಗೊತ್ತಿರಲಿಲ್ಲ ಮತ್ತು ಅಧಿಕಾರಿಗಳು ಅದರ ಬಗ್ಗೆ ತಲೆಯೇ ಕೆಡಿಸಿಕೊಳ್ಳಲಿಲ್ಲ. 2026ರ ನಿಯಮಗಳ ಪರಿಸ್ಥಿತಿಯು ಅದಕ್ಕಿಂತ ಭಿನ್ನವೇನೂ ಆಗುವುದಿಲ್ಲ. ಈ ಬಾರಿ ಸಿಕ್ಕ ಭಾರೀ ಪ್ರಚಾರದಿಂದಾಗಿ ಮುಂದೆ ಸಂತ್ರಸ್ತರಲ್ಲಿ ಕೆಲವರಾದರೂ ತಾರತಮ್ಯ ತಡೆಯ ಹಳೆಯ ನಿಯಮಗಳನ್ನು ಬಳಸಬಹುದು

ಇದು ಕಾನೂನಿಗೆ ಸಂಬಂಧಿಸಿದ ವಿವಾದ ಅಲ್ಲ ಮತ್ತು ಆಗಿರಬೇಕಾಗಿಯೂ ಇಲ್ಲ ಎಂಬುದು ನಮ್ಮ ಗಮನದಲ್ಲಿ ಇರಬೇಕು. ಈ ಹಿಂದಿನ ಮತ್ತು ಹೊಸ ನಿಯಮಗಳಲ್ಲಿರುವ ತಾರತಮ್ಯ ತಡೆ ಅಂಶಗಳೆಲ್ಲವನ್ನೂ ನೇರವಾಗಿ ಸಂವಿಧಾನದಿಂದ ಪಡೆದುಕೊಳ್ಳಲಾಗಿದೆ. 'ಜಾತಿ, ಮತ, ಜನಾಂಗ, ಧರ್ಮ, ಭಾಷೆ, ಲಿಂಗ ಅಥವಾ ಅಂಗವೈಕಲ್ಯ'ದ ಆಧಾರದಲ್ಲಿ ತಾರತಮ್ಯದಿಂದ ರಕ್ಷಣೆ ಕೊಡುವ ಉದ್ದೇಶವನ್ನು ಎರಡೂ ನಿಯಮಗಳು ಹೊಂದಿವೆ; ಜಾತಿ ತಾರತಮ್ಯ ತಡೆಗೆ ಮಹತ್ವ ನೀಡಿವೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರು ತಾರತಮ್ಯಕ್ಕೆ ಒಳಗಾಗುವ ಹೆಚ್ಚಿನ ಅಪಾಯ ಇದೆ ಎಂದು ನಿರ್ದಿಷ್ಟವಾಗಿ ಹೇಳಿವೆ (ಹೊಸ ನಿಯಮಗಳಲ್ಲಿ ಒಬಿಸಿಯನ್ನೂ ಸೇರಿಸಿಕೊಳ್ಳಲಾಗಿದೆ). ಜಾತಿ ತಾರತಮ್ಯಕ್ಕೆ ಒಳಗಾಗಿದ್ದೇವೆ ಎಂದು ದೂರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಾದ ರೋಹಿತ್ ವೇಮುಲ ಮತ್ತು ಪಾಯಲ್ ತಾಡ್ವಿ ಅವರ ತಾಯಂದಿರು ಸಲ್ಲಿಸಿರುವ ಅರ್ಜಿಯ ಆಧಾರದಲ್ಲಿ ಸುಪ್ರೀಂ ಕೋರ್ಟ್ 2019ರಲ್ಲಿ ನೀಡಿದ ಸ್ಪಷ್ಟ ಆದೇಶದಿಂದ ಯುಜಿಸಿ ಈಗಿನ ಪರಿಷ್ಕರಣೆ ನಡೆಸಿದೆ.

ಹಾಗೆ ನೋಡಿದರೆ, ನ್ಯಾಯಮೂರ್ತಿ (ಈಗಿನ ಮುಖ್ಯ ನ್ಯಾಯಮೂರ್ತಿ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲಾ ಬಾಗ್ಚಿ ಅವರ ಪೀಠವು 'ದೂರು ಪರಿಹಾರ ಸಮಿತಿ'ಯೊಂದನ್ನು ರೂಪಿಸಬೇಕು ಎಂದು 2025ರ ಸೆ. 15ರಂದು ಆದೇಶ ನೀಡಿತ್ತು. ಸಮಿತಿಯಲ್ಲಿ ಶೇ 50ರಷ್ಟು ಸದಸ್ಯರು ಎಸ್‌ಸಿ/ಎಸ್‌ಟಿ ಅಥವಾ ಒಬಿಸಿ ಸಮುದಾಯದವರಾಗಿಬೇಕು, ಅಧ್ಯಕ್ಷರು ಇದೇ ಸಮುದಾಯದವರು ಆಗಿರಬೇಕು ಎಂದೂ ಹೇಳಿತ್ತು. ನಾಲ್ಕು ತಿಂಗಳ ಬಳಿಕ ಅದೇ ಪೀಠವು ವ್ಯಕ್ತಪಡಿಸಿದ ದಿಗಿಲು ವಿಚಿತ್ರ ಅನ್ನಿಸುತ್ತದೆ. ಸಾಮಾನ್ಯ ವರ್ಗದವರ ವಿರುದ್ಧವಾದುದು ಅಥವಾ ಕ್ರೂರವಾದುದು ಹೊಸ ನಿಯಮದಲ್ಲಿ ಎಳ್ಳಷ್ಟೂ ಇರಲಿಲ್ಲ. ಗೌತಮ್ ಭಾಟಿಯಾ ಅವರು ಗುರುತಿಸಿರುವಂತೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಬಹುಕಾಲದಿಂದ ಹೊಂದಿದ್ದ ನಿಲುವಿಗೆ ಅನುಗುಣವಾಗಿ ಈಗಿನ ತಡೆ ಆದೇಶ ಇಲ್ಲ.

ಇದೊಂದು ರಾಜಕೀಯ ಸಂಘರ್ಷ ಮತ್ತು ಅದನ್ನು ನಾವು ಎದುರಿಸೋಣ. ಒಂದು ಕಾಲದಲ್ಲಿ ಸಾಮಾಜಿಕ, ಸೈದ್ಧಾಂತಿಕ ಮತ್ತು ರಾಜಕೀಯ ಎನಿಸಿದ್ದ ವಿಚಾರ ಇದು; ಅನುಷ್ಠಾನದ ಸಾಧ್ಯತೆ ಇಲ್ಲದ ನಿಯಮದ ಕುರಿತ ಪ್ರಹಸನದಂತಹ ವಿವಾದದ ಹಿಂದೆ ನಾವು ಅಡಗಿಕೊಳ್ಳುವುದೇ ಇಲ್ಲಿನ ಮುಖ್ಯ ತೊಡಕು. ತನ್ನ ಮುಖ್ಯ ಮತಬ್ಯಾಂಕ್ 'ಪ್ರಬಲ ಜಾತಿ' ಹಿಂದೂಗಳ ಜೊತೆಗೆ ಹಿಂದೂ ಸಮಾಜದ ಇತರ ಜಾತಿಗಳ ನಡುವೆಯೂ ಪ್ರವೇಶಿಸಿ ಗೆಲುವಿನ ಸಾಮಾಜಿಕ ಸಮೀಕರಣವೊಂದನ್ನು ಬಿಜೆಪಿ ಕಟ್ಟಿಕೊಂಡಿದೆ. ಈ ಪ್ರಕ್ರಿಯೆಯಲ್ಲಿ, ಹಿಂದೂ ಸಮಾಜದ 'ದುರ್ಬಲ' ಜಾತಿಗಳ 'ಜಾತಿ ಗಣತಿ'ಯೂ ಸೇರಿ ಎಲ್ಲ ಬೇಡಿಕೆಗಳ ಈಡೇರಿಕೆಗೆ ಬೇಕಾದುದನ್ನು ಮಾಡಬೇಕಿದೆ. ಅಧಿಕಾರದಲ್ಲಿ ಉಳಿಯುವುದಕ್ಕಾಗಿ ಕೊಡಬೇಕಾದ ಬೆಲೆ ಎಂಬ ಕಾರಣಕ್ಕೆ ಬಿಜೆಪಿಯ ಮುಖ್ಯ ಮತಬ್ಯಾಂಕ್ ಈ ಎಲ್ಲ ರಿಯಾಯಿತಿಗಳನ್ನು ಈವರೆಗೆ ಸಹಿಸಿಕೊಂಡಿದೆ. ಬಿಜೆಪಿಯ ಚುನಾವಣಾ ಪ್ರಾಬಲ್ಯ ಮತ್ತು ಸೈದ್ಧಾಂತಿಕ ಅಭಿಯಾನವು ಇಂತಹ ರಿಯಾಯಿತಿ ಇನ್ನು ಅಗತ್ಯ ಇಲ್ಲ ಎಂದು 'ಪ್ರಬಲ ಜಾತಿ'ಗಳ ಮುಖ್ಯ ಮತಬ್ಯಾಂಕ್ ನಂಬುವಂತೆ ಮಾಡಿದೆ. ಏನೇ ಆದರೂ ಒಬಿಸಿ ಸಮುದಾಯಗಳವರು ತಾವು ಎಲ್ಲಿ ರೇಖೆ ಎಳೆಯುತ್ತಾರೋ ಅಲ್ಲಿ ನಿಲ್ಲುತ್ತಾರೆ. ಬಿಜೆಪಿ ಮುಚ್ಚಿ ಇರಿಸಲು ಬಯಸುತ್ತಿದ್ದ ಬಿರುಕು ಈಗ ಬಯಲಾಗುತ್ತದೆ.

ಈ ಕುರಿತು ನಾವು ಸಂದೇಹಪಡುವುದೇನೂ ಬೇಡ: ಸಂವಿಧಾನದ ಚಿಂತನೆಯಾದ ಸಾಮಾಜಿಕ ನ್ಯಾಯದ ಮೇಲೆ ತೆಳುವಾಗಿ ಮರೆಮಾಚಿ ದಾಳಿ ನಡೆಸಿರುವುದನ್ನು ನೋಡಿದ್ದೇವೆ. ಯುಜಿಸಿಯ ಸಮಾನತೆ ನಿಯಮಗಳು ಉದಾಹರಣೆಯಷ್ಟೆ. ಇಡೀ ಮೀಸಲಾತಿ ವ್ಯವಸ್ಥೆಯೇ ಅವರ ಗುರಿ. ಒಬಿಸಿಯು ಮುಂಚೂಣಿಗೆ ಬಂದಿರುವುದು ನಿಜವಾದ ಅಸಡ್ಡೆ ಸೃಷ್ಟಿ ಮಾಡಿದೆ. ಜಾತಿ ಗಣತಿ ತಕ್ಷಣದ ಸುಳಿವಾಗಿದೆ. ಇದು ಅಧಿಕಾರಕ್ಕಾಗಿ ಹೊಸದಾಗಿ ಆರಂಭ ಗೊಂಡ ಸಾಮಾಜಿಕ ಸಂಘರ್ಷ. ಪಿರಮಿಡ್‌ನ ಮೇಲ್ಭಾಗದಲ್ಲಿರುವವರು ತಮ್ಮ ಇರುವನ್ನು ಬಲವಾಗಿ ಘೋಷಿಸಿಕೊಂಡಿದ್ದಾರೆ. ಸಾಮಾಜಿಕ ಪಿರಮಿಡ್‌ನ ತಳದಲ್ಲಿ ಇರುವವರು ಈಗ ಸ್ಪಂದಿಸಬೇಕಿದೆ. ಈ ಸಂಘರ್ಷವು ನಮ್ಮ ಗಣರಾಜ್ಯದ ವಿಧಿಯನ್ನು ನಿರ್ಣಯಿಸಲಿದೆ.



ವಾಚಕರ ವಾಣಿ

ಮೆಟ್ರೊ ಜನಸಂದಣಿ: ಅಧ್ಯಯನ ಅಗತ್ಯ

'ನಮ್ಮ ಮೆಟ್ರೊ' ಪ್ರಯಾಣದರ ಹೆಚ್ಚಿಸಿರುವುದು ಅವೈಜ್ಞಾನಿಕ. ಜನದಟ್ಟಣೆ ಆಧರಿಸಿ ವೈಜ್ಞಾನಿಕವಾಗಿ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿದರೆ ದರವನ್ನು ಹೆಚ್ಚಿಸುವ ಪ್ರಮೇಯ ಬರುವುದಿಲ್ಲ. ಕೆಲವೊಮ್ಮೆ ಒಬ್ಬರೇ ಒಂದು ಬೋಗಿಯಲ್ಲಿ ಕುಳಿತು ಪ್ರಯಾಣಿಸುವುದಿದೆ. ಜನದಟ್ಟಣೆ ಮತ್ತು ಜನವಿರಳತೆಯ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿದರೆ ಅನಗತ್ಯವಾಗಿ ದರ ಏರಿಕೆಯ ಬರೆ ಹಾಕುವುದನ್ನು ತಪ್ಪಿಸಬಹುದು. ಮುಂದಿನ ದಿನಗಳಲ್ಲಿ ಮೆಟ್ರೊ ರೈಲುಗಳ ಮೇಲಿನ ಅವಲಂಬನೆ ಮತ್ತಷ್ಟು ಹೆಚ್ಚಾಗಲಿದೆ. ಪ್ರಯಾಣಿಕರ ಅಗತ್ಯಗಳು, ದಿಢೀರ್ ಜನದಟ್ಟಣೆ ಇತ್ಯಾದಿ ಬಗ್ಗೆ ವೈಜ್ಞಾನಿಕ ಅಧ್ಯಯನ ಅತ್ಯಗತ್ಯ.

ಟಿ. ನಾರಾಯಣ ಗೌಡ, ಬೆಂಗಳೂರು

ನಾಯಿ, ಕೋತಿಗಳಿಗೆ ಅವಮಾನ ಸರಿಯೆ?

ಸದನದಲ್ಲಿ ಶಾಸಕರು ನಾಯಿ, ಕೋತಿ ಹೆಸರಿನಲ್ಲಿ ಬೈದಾಡಿಕೊಂಡಿದ್ದಾರೆ.ನಾಡಿನ ಪ್ರತಿಯೊಬ್ಬರೂ ಇದನ್ನು ಖಂಡಿಸಬೇಕಿದೆ. ವಿಶೇಷವಾಗಿ ಪ್ರಾಣಿ ದಯಾಸಂಘದವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ನಾಯಿ ನಂಬಿಕಸ್ಥ ಪ್ರಾಣಿ. ರಾಜಕಾರಣಿಗಳ ಲೆಕ್ಕಾಚಾರದಂತೆ ಕೋತಿಯು ಕೀಳುಮಟ್ಟದ ಪ್ರಾಣಿಯಲ್ಲ. ಅವುಗಳಿಗೂ ಘನತೆಯಿಂದ ಬಾಳುವ ಹಕ್ಕು ಇದೆಯಲ್ಲವೆ? ಪ್ರಾಣಿಗಳ ಹೆಸರು ಬಳಸಿಕೊಂಡು ಸದನದಲ್ಲಿ ಗಲಾಟೆ ಮಾಡುವುದು ಸಮಂಜಸವಲ್ಲ. ಜನಪ್ರತಿನಿಧಿಗಳು ಸಂಯಮದಿಂದ ಭಾಷೆ ಬಳಸಬೇಕು. ಇಲ್ಲವಾದರೆ, ಸದನ ಮತ್ತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗಲಿದೆ.

ಲಕ್ಷ್ಮೀಸುತ, ವಿಜಯಪುರ

ಮಕ್ಕಳ ಮೇಲೆ ಅಂಕಗಳಿಕೆಯ ಒತ್ತಡ

ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡಾವಾರು ನೂರಕ್ಕೆ ನೂರರಷ್ಟು ಬರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹಲವಾರು ಕ್ರಮಗಳನ್ನು ಕೈಗೊಂಡಿರುವುದು ಸ್ವಾಗತಾರ್ಹ. ನಾಲ್ಕು ಮಾದರಿ ಪ್ರಶ್ನೆಪತ್ರಿಕೆಗಳನ್ನು ರೂಪಿಸಿದೆ. ರಾಜ್ಯಮಟ್ಟದ ಮೂರು ಪರೀಕ್ಷೆಗಳಲ್ಲಿ ಎರಡು ಪರೀಕ್ಷೆ ಪೂರ್ಣಗೊಂಡಿವೆ. ಬೆಳಗ್ಗೆ, ಸಂಜೆ ಶಾಲೆಗಳಲ್ಲಿ ವಿಶೇಷ ತರಗತಿಗಳು ನಡೆಯುತ್ತಿವೆ. ಈ ನಡುವೆ ಪಾಲಕರು, ಶಿಕ್ಷಕರ ಒತ್ತಡದ ಮಧ್ಯೆ ಯಾರೊಬ್ಬರೂ ಮಕ್ಕಳ ಮನಃಸ್ಥಿತಿ ಅರಿಯುತ್ತಿಲ್ಲ. ಮಕ್ಕಳು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇಲಾಖೆಯು ಅವರ ಮನಸ್ಸನ್ನು ಅರಿಯಲಿ.

ಸಿದ್ದೇಶ್ ಚನ್ನಳ್ಳಿ, ಹಿರೇಕೆರೂರ

ಸಮ್ಮೇಳನದ ಸುಗಮ ಹಾದಿ ಯಾವುದು?

ಕನ್ನಡ ಸಾಹಿತ್ಯ ಪರಿಷತ್‌ನಿಂದ ಕಾಲಕಾಲಕ್ಕೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸುತ್ತಾ ಬಂದಿರುವುದು ಸರಿಯಷ್ಟೆ. ಆದರೆ, ಬಳ್ಳಾರಿ ಜಿಲ್ಲೆಗೆ ತಡವಾಗಿ ಈ ಅವಕಾಶ ಲಭಿಸಿದೆ. ಸದ್ಯದ ಕಸಾಪ ಸಮಿತಿಗೆ ಈಗ ಉಳಿದಿರುವುದು ಹತ್ತು ತಿಂಗಳು ಅವಧಿಯಷ್ಟೆ. ಅಧ್ಯಕ್ಷರ ವಿವಾದದಿಂದಾಗಿ ಅರವತ್ತೊಂಬತ್ತು ವರ್ಷದ ದೀರ್ಘಕಾಲದ ನಂತರ ಬಳ್ಳಾರಿಗೆ ಲಭಿಸಿದ ಸಮ್ಮೇಳನಕ್ಕೆ ಚಾಲನೆ ಸಿಗುತ್ತಿಲ್ಲ. ಕಸಾಪಕ್ಕೆ ಆಡಳಿತಾಧಿಕಾರಿ ನೇಮಕಗೊಂಡಿದ್ದಾರೆ. ಅವರ ಮೂಲಕವಾದರೂ ಸಮ್ಮೇಳನ ನಡೆಸಲು ಸರ್ಕಾರ ಮನಸ್ಸು ಮಾಡಬೇಕು. ಸರ್ಕಾರವು ಸಮ್ಮೇಳನಕ್ಕೆ ಒಂದು ಸುಗಮ ಹಾದಿಯನ್ನು ತೋರಬೇಕಿದೆ.

ಹುರುಕಡ್ಲಿ ಶಿವಕುಮಾರ, ಬಾಚಿಗೊಂಡನಹಳ್ಳಿ

ಮುಟ್ಟಿನ ಆರೋಗ್ಯ ಮತ್ತು ಹೆಣ್ಣಿನ ಘನತೆ

ಮುಟ್ಟಿನ ಆರೋಗ್ಯವೂ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಹೆಣ್ಣಿನ ಘನತೆಯನ್ನು ಎತ್ತಿ ಹಿಡಿಯುವ ಹಾಗೂ ಸಂವೇದನಾಶೀಲವಾದ ನಡೆ. ಈ ಬಗ್ಗೆ ಸಂಪಾದಕೀಯದಲ್ಲಿ (ಪ್ರ.ವಾ., ಫೆ. 3) ವಿಸ್ತಾರವಾಗಿ ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರ ಋತುಚಕ್ರ ರಜೆ ಘೋಷಿಸಿದೆ. ಈ ಸೌಲಭ್ಯವು ಎಲ್ಲರಿಗೂ ಲಭ್ಯವಿಲ್ಲ ಎನಿಸುತ್ತಿದೆ. ಬದುಕಿನ ನಿರ್ವಹಣೆಗಾಗಿ ಮಹಿಳೆಯರು ಯಾವ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೋ ಅವರೆಲ್ಲರಿಗೂ ವೇತನಸಹಿತ ರಜೆ ನೀಡುವ ಕ್ರಮವಾದರೆ ಉಪಕಾರವಾದೀತು. ಉದ್ಯೋಗಸ್ಥ ಸ್ತ್ರೀಯರು ರಜೆಯನ್ನು ಕೇಳಿ ಪಡೆಯುವುದಲ್ಲ. ದುಡಿಸಿಕೊಳ್ಳುತ್ತಿರುವವರು ಸ್ವಪ್ರೇರಣೆಯಿಂದ ರಜೆ ನೀಡಿ ತಮ್ಮ ಘನತೆ ಹೆಚ್ಚಿಸಿಕೊಳ್ಳಬೇಕಿದೆ. ಮುಟ್ಟಿನ ವಿಚಾರದಲ್ಲಿ ಕೀಳಾಗಿ ಕಾಣುವ, ಅವಮಾನಿಸುವ, ಮೌಢ್ಯ ಬಿತ್ತುವಂತಾಗಬಾರದು.

ಅನುಪಮಾ ಮೂರ್ತಿ ಕೆ.ಆರ್., ಚಿತ್ರದುರ್ಗ

ಲೋಕಾಯುಕ್ತ ಸಂಸ್ಥೆಗೆ ಬೇಕು ಆನೆ ಬಲ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರ ಕಂಡು ಜನರಿಗೆ ಬೇಸರವಾಗಿದೆ. ಹಾಗಾಗಿ, ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು ಮತ್ತು ಈ ಸಂಸ್ಥೆಯು ಯಾವುದೇ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತಾಗಬೇಕಿದೆ. ಈ ಸಂಸ್ಥೆಗೆ ಮಂಜೂರಾಗಿರುವ ಹುದ್ದೆಗಳ ಪೈಕಿ ಹಲವು ಖಾಲಿಯಿವೆ. ಇದರಿಂದ ಸಮರ್ಪಕ ವಾಗಿ ಕೆಲಸ ನಿರ್ವಹಿಸಲಾಗುತ್ತಿಲ್ಲ. ಸರ್ಕಾರ ಇತರ ಇಲಾಖೆಗಳಿಗೆ ನೇರ ನೇಮಕಾತಿ ಮಾಡುವ ಮೊದಲು ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಬೇಕಿದೆ.

ರಾಘವೇಂದ್ರ, ಧಾರವಾಡ

ಕೇರಳದ ಶಿಕ್ಷಣ ನೀತಿ ದೇಶಕ್ಕೇ ಮಾದರಿ

ಮಕ್ಕಳ ಭವಿಷ್ಯಕ್ಕಾಗಿ ಕೆಲವು ಪೋಷಕರು ಹಳ್ಳಿಗಳನ್ನು ಬಿಟ್ಟು ನಗರಕ್ಕೆ ಬಂದು ದುಡಿಯುತ್ತಿದ್ದಾರೆ. ಇಂತಹ ಸಂಕ್ರಮಣ ಸ್ಥಿತಿಯಲ್ಲಿ ನೆರೆಯ ಕೇರಳದಲ್ಲಿ ಅಲ್ಲಿನ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲಾ– ಕಾಲೇಜಿನ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅಪಘಾತ ವಿಮಾ ಸೌಲಭ್ಯ ಸೌಲಭ್ಯ ಕಲ್ಪಿಸುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿದೆ. ಪದವಿ ಹಂತದವರೆಗೂ ಉಚಿತ ಶಿಕ್ಷಣ ಜಾರಿ ಮಾಡಿರುವ ಕೇರಳದ ಸಿ.ಎಂ ಪಿಣರಾಯಿ ವಿಜಯನ್ ಅವರ ದಿಟ್ಟಹೆಜ್ಜೆ ಶ್ಲಾಘನೀಯ.

ಪಿ.ಸಿ. ಕಂಗಾಣಿಸೋಮು, ಮೈಸೂರು

ಚುರುಮುರಿ

ಕೋತಿಗಳೂ ನಾಯಿಗಳೂ



• ಬಿ.ಎನ್. ಮಲ್ಲೇಶ್

ವಿಧಾನಸೌಧದ ಹೊರಗೆ ನಾಡುಪ್ರಾಣಿಗಳೆಲ್ಲ ತುರ್ತು ಸಭೆ ಸೇರಿದ್ದವು. ಎತ್ತು, ಎಮ್ಮೆ, ಹೆಗ್ಗಣ, ಕುದುರೆ, ಕೋತಿ, ನಾಯಿಗಳೆಲ್ಲ ಗಂಭೀರವದನರಾಗಿ ತಮ್ಮ ತಮ್ಮ ಕುರ್ಚಿಗಳಲ್ಲಿ ಆಸೀನರಾಗಿದ್ದವು.

ಕತ್ತೆ ಎದ್ದು ನಿಂತು ಏಕಾಏಕಿ ಕೋತಿ, ನಾಯಿಯನ್ನು ತರಾಟೆಗೆ ತೆಗೆದುಕೊಂಡಿತು.

'ಅಲ್ರೋ, ನಿಮಗೆ ಮಾನ ಮರ್ವಾದೆ ಇಲ್ವಾ? ನೀವ್ಯಾಕ್ರೋ ಮೊನ್ನೆ ಇಧಾನಸೌಧಕ್ಕೆ ಹೋಗಿದ್ರಿ? ಜನ ನಮ್ ಬಗ್ಗೆ ಏನ್ ತಿಳ್ಕಳಲ್ಲ... ಥೂ, ನಿಮ್ ಜನ್ಮಕ್ಕೆ...' ಎಂದಿತು.

'ಎಲ್ಲ ಸುಳ್ಳು, ನಾವ್ಯಾಕೆ ಅಲ್ಲಿಗೆ ಹೋಗ್ತೀವಿ? ನಾವೇನು ಕಳ್ರಾ ಸುಳ್ರಾ? ಅಥ್ವ ಅಪಾಪೋಲಿಗಳಾ?' ಕೋತಿ, ನಾಯಿ ವಾದಿಸಿದವು.

'ಮತ್ತೆ ಎಲ್ಲ ಕಡೆ ಸುದ್ದಿ ಹೆಂಗಾತು? ನಿಮ್ಮನ್ನ ಛೀ, ಥೂ ಅಂತ ಉಗಿದ್ರಂತೆ?'

'ಅವ್ರು ಹೋಗಿಲ್ಲ ಬಿಡಪ್ಪ... ಅದೂ ಎಮ್ಮೆಲ್ಲೆಗಳು ಅವರವರೇ ಮಾತಲ್ಲಿ ಒಬ್ಬರಿಗೊಬ್ರು ಮುದ್ದಾಡಿಕಂಡ್ರಂತೆ...' ಎಮ್ಮೆ, ನಾಯಿ ಪರ ವಹಿಸಿತು.

'ಓ... ಎಮ್ಮೆಲ್ಲೆ ಪದದಲ್ಲಿ ಎಮ್ಮೆ ಇದೆ ಅಂತ ನೀನು ಅವರ ಪರ ವಾದಿಸ್ತೀಯ?' ಕತ್ತೆಗೆ ಸಿಟ್ಟು ಬಂತು.

'ಈಗ ನಾಯಿ, ಕೋತಿ ಇಧಾನಸೌಧಕ್ಕೆ ಹೋಗಿದ್ದಕ್ಕೆ, ಎಮ್ಮೆಲ್ಲೆಗಳು ಅವ್ರನ್ನ ಬೈದಿದ್ದಕ್ಕೆ ನಿನ್ನತ್ರ ಸಾಕ್ಷಿ ಏನಿದೆ?' ಕುದುರೆ ಪ್ರಶ್ನಿಸಿತು.

'ಓ... ಕುದುರೆ ವ್ಯಾಪಾರ ಅಂತ ಯಾಕಂತಾರೆ ಈಗ ಗೊತ್ತಾತು. ನೀನೂ ಎಮ್ಮೆಲ್ಲೆಗಳ ಕಡೇನೆ...' ಎಂದು ಕತ್ತೆ ನಕ್ಕಿತು.

'ಈಗ ವಾಗ್ವಾದ ಬೇಡ, ನಮ್ಮ ನಾಯಿ, ಕೋತಿ ಇಧಾನಸೌಧಕ್ಕೆ ಹೋಗಿಲ್ಲ, ಆದ್ರೂ ಅವ್ರು ಇವ್ರನ್ನ ಬೈದಿದಾರೆ. ಇದನ್ನ ಖಂಡಿಸೋಣ' ಎಂದಿತು ಎತ್ತು.

'ಕರೆಕ್ಟ್, ಇದು ದ್ವೇಷ ಭಾಷಣಕ್ಕೆ ಸಮ. ಸ್ಪೀಕರ್‌ಗೆ ದೂರು ಕೊಡೋಣ' ಎಂದಿತು ಹೆಗ್ಗಣ.

'ಓಕೆ, ಬೊಗಳೋದು ನಾಯಿಗಳ ಹಕ್ಕು, ಮರದಿಂದ ಮರಕ್ಕೆ ಹಾರೋದು ಕೋತಿಗಳ ಹಕ್ಕು. ಇದನ್ನು ಬೇರೆಯವರು ಮಾಡಕೂಡದು. ಮಾಡಿದ್ರೆ ಇಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು...' ಕತ್ತೆ ರೂಲಿಂಗ್ ಕೊಟ್ಟಿತು. ಸಭೆ ಬರಕಾಸ್ತಾಯಿತು.

ಸಂಗತ

'ಪುಸ್ತಕಲೋಕ'ದವರೇ ಬಹುಸಂಖ್ಯಾತರು!

ನಮ್ಮಲ್ಲಿ ಪುಸ್ತಕಪಂಥ ಅಲ್ಪಸಂಖ್ಯಾತರದು. ತಮಿಳುನಾಡಿನಲ್ಲಿ ಪುಸ್ತಕಪ್ರೇಮಿಗಳು ಬಹುಸಂಖ್ಯಾತರು! ಅಲ್ಲಿ, ಪುಸ್ತಕಗಳು ಜನರ ದೈನಿಕದೊಂದಿಗೆ ಬೆಸೆದುಕೊಂಡಿವೆ.

• ವೀರಕಪುತ್ರ ಶ್ರೀನಿವಾಸ

ಈ ವರ್ಷದ ಚೆನ್ನೈ ಪುಸ್ತಕ ಮೇಳಕ್ಕೆ ಭೇಟಿ ಕೊಟ್ಟು, ಅದರ ಆಯೋಜಕ ಸಂಸ್ಥೆಯಾದ 'ಬಾಪ್ಸಿ' (ಬುಕ್ ಸೆಲ್ಲರ್ಸ್ ಅಂಡ್ ಪಬ್ಲಿಷರ್ಸ್ ಅಸೋಸಿಯೇಷನ್) ಜೊತೆ ಮಾತನಾಡಿ ಹಿಂತಿರುಗುವಾಗ, 'ತಮಿಳರಿಂದ ಕಲಿಯುವುದು ಸಾಕಷ್ಟಿದೆ' ಅನ್ನಿಸಿತು.

ಚೆನ್ನೈ ಪುಸ್ತಕ ಮೇಳವು ವ್ಯಾವಹಾರಿಕ ಕಾರ್ಯಕ್ರಮ ಮಾತ್ರವಲ್ಲ; ಅದೊಂದು ಸಾಂಸ್ಕೃತಿಕ ಚಳವಳಿ, ಸಾಹಿತ್ಯ ಪರಂಪರೆ ಮತ್ತು ತಲೆಮಾರುಗಳನ್ನು ಓದುವ ಸಂಸ್ಕೃತಿಗೆ ಜೋಡಿಸುವ ಜೀವಂತ ವೇದಿಕೆ. ಶ್ರೀಲಂಕಾ, ಮಲೇಷ್ಯಾ, ಸಿಂಗಪುರ, ಯುರೋಪ್, ಅಮೆರಿಕದಿಂದಲೂ ಓದುಗರು ಮತ್ತು ಪ್ರಕಾಶಕರು ಭಾಗವಹಿಸುವುದು ಆ ಮೇಳದ ಹೆಚ್ಚುಗಾರಿಕೆಗೆ ಸಾಕ್ಷಿ.

ಚೆನ್ನೈ ಪುಸ್ತಕ ಮೇಳ ಶುರುವಾದದ್ದು 1976ರಲ್ಲಿ. ಮೊದಲನೇ ಆವೃತ್ತಿಯಲ್ಲಿ ಇದ್ದ ಪುಸ್ತಕ ಮಳಿಗೆಗಳು ಹದಿಮೂರು ಮಾತ್ರ. 2026ರ 49ನೇ ಆವೃತ್ತಿಯ ಹೊತ್ತಿಗೆ ಅದು ಸಾವಿರ ಮಳಿಗೆಗಳನ್ನು ಒಳಗೊಂಡು ಭವ್ಯರೂಪ ಪಡೆದುಕೊಂಡಿದೆ. ಈ ಬೆಳವಣಿಗೆಯ ಹಿಂದೆ ದೂರದೃಷ್ಟಿ, ಸಂಘಟಿತ ಪ್ರಯತ್ನ ಮತ್ತು ಸಮಾಜದ ಒಟ್ಟಾರೆ ಸಹಭಾಗಿತ್ವ ಅಡಗಿದೆ. ಈ ಮೇಳದ ಒಂದು ಆವೃತ್ತಿಗೆ ಅಂದಾಜು ನಾಲ್ಕೂವರೆ ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಬಾಪ್ಸಿಯ ಅಧ್ಯಕ್ಷರು ಹೇಳಿದರು. ನಮ್ಮಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಿದಂತೆ ಅಲ್ಲಿ ಈ ಪುಸ್ತಕ ಮೇಳಕ್ಕೆ ಸರ್ಕಾರದಿಂದ ಅನುದಾನ ದೊರೆಯುತ್ತದೆ.

ಚೆನ್ನೈ ಪುಸ್ತಕ ಮೇಳದ ಅತಿದೊಡ್ಡ ವಿಶೇಷ ಜನರ ಭಾಗವಹಿಸುವಿಕೆ. ಓದುಗರನ್ನು ಗ್ರಾಹಕರನ್ನಾಗಿ ಅಲ್ಲದೆ, ಸಾಂಸ್ಕೃತಿಕ ಭಾಗವಾಗಿ ಕಾಣುವ ಪುಸ್ತಕ ಮೇಳವಿದು. ಆದ್ದರಿಂದಲೇ ಇಲ್ಲಿ ಮಕ್ಕಳಿಂದ ವೃದ್ಧರವರೆಗೆ, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ಉದ್ಯೋಗಸ್ಥರು, ಎಲ್ಲ ವರ್ಗದ ಜನರು ಸೇರುತ್ತಾರೆ. ವಾರಾಂತ್ಯದಲ್ಲಿ ಎರಡು ಲಕ್ಷ ಜನರನ್ನು ಸೆಳೆಯುವ ಪುಸ್ತಕ ಮೇಳ, ವಾರದ ದಿನಗಳಲ್ಲಿ ಸುಮಾರು ಒಂದು ಲಕ್ಷ ಜನರನ್ನು ಒಳಗೊಳ್ಳುತ್ತದೆ. ಒಟ್ಟು ಹದಿನೈದು ದಿನದಲ್ಲಿ ಅದು ಹದಿನೈದರಿಂದ ಇಪ್ಪತ್ತು ಲಕ್ಷ ಜನರನ್ನು ತನ್ನತ್ತ ಸೆಳೆಯುತ್ತದೆ. ಹನ್ನೆರಡರಿಂದ ಹದಿನೈದು ಕೋಟಿ ರೂಪಾಯಿಯಷ್ಟು ಪುಸ್ತಕಗಳ ವ್ಯಾಪಾರವಾಗುತ್ತದೆ. ಕೆಲವರು ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಖರೀದಿಸಿದ ದಾಖಲೆಯೂ ಇದೆಯಂತೆ!

ಓದುಗರ ಮನಸ್ಸುಗಳನ್ನು ರೂಪಿಸುವ, ಚಿಂತನೆಗಳನ್ನು ಬೆಳೆಸುವ ಮತ್ತು ಸಮಾಜದ ಬೌದ್ಧಿಕ ದಿಕ್ಕನ್ನು ನಿರ್ಧರಿಸುವ ಮಹಾವೇದಿಕೆಯಂತೆ ಚೆನ್ನೈ ಪುಸ್ತಕ ಮೇಳ ನನಗನ್ನಿಸಿತು. ಮೇಳದಲ್ಲಿ ನಡೆಯುವ ಚರ್ಚೆಗಳು, ಕವಿಗೋಷ್ಠಿಗಳು, ಪುಸ್ತಕ ಬಿಡುಗಡೆಗಳು, ಇವೆಲ್ಲವೂ ಜನರನ್ನು ದೊಡ್ಡ ಪ್ರಮಾಣದಲ್ಲಿ ಒಳಗೊಳ್ಳುತ್ತವೆ. ಅವರನ್ನು ಆಲೋಚಿಸಲು ಪ್ರೇರೇಪಿಸುತ್ತವೆ.



ಆ ಮೂಲಕ ಅವರು ಸಾಹಿತ್ಯವನ್ನು ಬರೀ ಸಂರಕ್ಷಿಸುವುದಿಲ್ಲ, ಬದಲಾಗಿ ಸಾಹಿತ್ಯವನ್ನು ಜನಜೀವನದ ಭಾಗವನ್ನಾಗಿಸಲು ಪ್ರಯತ್ನಿಸುತ್ತಾರೆ. ಸಾಹಿತ್ಯಲೋಕದ ಸಹೃದಯರನ್ನು ಅಲ್ಪಸಂಖ್ಯಾತರಂತೆ ಕಾಣುವ ಈ ಕಾಲಘಟ್ಟದಲ್ಲಿ, ನನಗೆ ತಮಿಳುನಾಡಿನ ಸಾಹಿತ್ಯಲೋಕದವರು ಬಹುಸಂಖ್ಯಾತರಂತೆ ಕಂಡುಬಂದರು.

ಚೆನ್ನೈ ಪುಸ್ತಕ ಮೇಳದ ಮತ್ತೊಂದು ವಿಶೇಷ, ಪುಸ್ತಕ ಮಳಿಗೆಗಳ ವಿನ್ಯಾಸ. ಮಳಿಗೆಯನ್ನೂ ಹಬ್ಬಕ್ಕೆ ಮನೆಯನ್ನು ಅಲಂಕರಿಸುವಂತೆ ಸಿಂಗರಿಸಿ ಸಂಭ್ರಮಿಸುವವರು ಅವರು! ಕೆಲವು ಕಡೆ ತೋರಣಗಳು, ಕೆಲವು ಕಡೆ ಸಾಹಿತಿಗಳ ಫೋಟೊಗಳು, ಕೆಲವು ಕಡೆ ಸುಗ್ಗಿ ನೆನಪಿಸುವ ಮಳಿಗೆ, ಕ್ರಿಸ್‌ಮಸ್ ನೆನಪಿಸುವ ಮಳಿಗೆ, ಮಸೀದಿಯನ್ನು ನೆನಪಿಸುವ ಮಳಿಗೆಗಳು ಅಲ್ಲಿ ಸಾಮಾನ್ಯ. ಅಂಬೇಡ್ಕರ್ ಅವರನ್ನು ಅಲ್ಲಿ ಸಂಭ್ರಮಿಸುವಂತೆ ಬೇರೆಲ್ಲೂ ಸಂಭ್ರಮಿಸಿದ್ದನ್ನು ನಾನಂತೂ ನೋಡಿಲ್ಲ. ಮಳಿಗೆಗಳಲ್ಲಿ ಅಂಬೇಡ್ಕರ್ ಪುಸ್ತಕಗಳನ್ನು ಮಾತ್ರವಲ್ಲ, ಅವರ ದೊಡ್ಡ ದೊಡ್ಡ ಫೋಟೊ, ಪ್ರತಿಮೆಗಳನ್ನೂ ಇಟ್ಟಿದ್ದರು. ಅವರನ್ನು ಬಿಟ್ಟರೆ ವಿವೇಕಾನಂದ ಅವರ ಪುತ್ಥಳಿಯೂ ಕಾಣಿಸಿತು. ಅಂಬೇಡ್ಕರ್, ವಿವೇಕಾನಂದ, ಮೋದಿ ಕುರಿತ ಪುಸ್ತಕಗಳನ್ನು ಒಟ್ಟೊಟ್ಟಿಗೆ ಮಾರಾಟಕ್ಕಿಟ್ಟಿದ್ದರು. 'ಪುಸ್ತಕ ಪಂಥ' ಎಂಬ ಮಾತಿಗೆ ಅನ್ವರ್ಥದಂತೆ ಅಲ್ಲಿ ಎಲ್ಲರೂ ಮತ್ತು ಎಲ್ಲವೂ ಇದ್ದವು!

ಈ ಮೇಳವನ್ನು ಕನ್ನಡ ಸಾಹಿತ್ಯ ಕ್ಷೇತ್ರ ದೊಂದಿಗೆ ಹೋಲಿಸಿದಾಗ, ನೋವಿನ ಸತ್ಯವೊಂದು ಕಾಣಿಸಿತು. ಕನ್ನಡ ಸಾಹಿತ್ಯಕ್ಕೆ ಅಪಾರವಾದ ಇತಿಹಾಸ, ಶ್ರೇಷ್ಠ ಕವಿಗಳು, ಸಾಹಿತಿಗಳು, ತತ್ತ್ವಜ್ಞಾನ ಮತ್ತು ವೈವಿಧ್ಯಮಯ ಬರಹಗಾರರ ಸಮೂಹವೇ ಇದ್ದರೂ, ಓದುಗರ ತಲೆಮಾರನ್ನು ನಿರಂತರವಾಗಿ ಬೆಳೆಸುವ ವ್ಯವಸ್ಥೆ ನಮ್ಮಲ್ಲಿ ತಮಿಳುನಾಡಿನಷ್ಟು ಬಲವಾಗಿಲ್ಲ. ಕನ್ನಡದಲ್ಲಿ ಪುಸ್ತಕ ಮೇಳಗಳು ನಡೆಯುತ್ತವೆ, ಉತ್ತಮ ಪ್ರಯತ್ನಗಳೂ ಇವೆ; ಆದರೆ, ಅವು ಜನೋತ್ಸವದ ರೂಪ ಪಡೆದಿಲ್ಲ. ನಾವು ಸಾಹಿತಿಕೇಂದ್ರಿತ ಚರ್ಚೆಯನ್ನು ಮಾಡುತ್ತೇವೆ. ಶ್ರೇಷ್ಠತೆಯನ್ನು ಹಿಂಬಾಲಿಸುತ್ತೇವೆ. ಆದರೆ, ಓದುಗ ಕೇಂದ್ರಿತ ಅಥವಾ ಓದುಗರ ಸೃಷ್ಟಿಗೆ ಪ್ರಯತ್ನವನ್ನೇ ಮಾಡುವುದಿಲ್ಲ. ಸಾಹಿತ್ಯ ಉಳಿಯಬೇಕಾದರೆ ಅದು ಜನರ ದಿನನಿತ್ಯದ ಬದುಕಿನಲ್ಲಿ ಜೀವಿಸಬೇಕು ಎಂಬ ಸಂಗತಿ ಕಡೆಗೆ ನಮಗ್ಯಾರಿಗೂ ಗಮನವಿದ್ದಂತಿಲ್ಲ.

ತಮಿಳು ಸಾಹಿತ್ಯ ಇಂದು ಎತ್ತರದಲ್ಲಿದೆ ಎಂದರೆ, ಅದು ಭಾಷೆಯ ಶ್ರೇಷ್ಠತೆಯಿಂದ ಮಾತ್ರವಲ್ಲ; ಅದು ಸಮಾಜದ ಒಟ್ಟಾರೆ ಬದ್ಧತೆಯಿಂದ. ಕನ್ನಡಕ್ಕೂ ಆ ಶಕ್ತಿ ಇದೆ. ಅದನ್ನು ಜಾಗೃತಗೊಳಿಸಬೇಕಿದೆ. ಚೆನ್ನೈ ಮೇಳ ನಮಗೆ ಪ್ರೇರಣೆ ಆಗಬೇಕು. ಸಾಹಿತ್ಯದ ಗೆಲುವು ಒಂದು ಭಾಷೆಯದ್ದಲ್ಲ, ಅದು ಸಂಸ್ಕೃತಿಯ ಗೆಲುವು. ಕನ್ನಡವೂ ಆ ಗೆಲುವಿಗೆ ಅರ್ಹ. ಅದಕ್ಕೆ ಬೇಕಾಗಿರುವುದು ದೀರ್ಘ ದೃಷ್ಟಿ, ತಲೆಮಾರಿನ ಹೂಡಿಕೆ, ಮತ್ತು ಪುಸ್ತಕದ ಮೇಲಿನ ನಿಜವಾದ ಪ್ರೀತಿ.

ಲೇಖಕ: ಪುಸ್ತಕೋದ್ಯಮಿ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Praveen Kulkarni. Editorial Office: 75, Mahatma Gandhi Road, Bengaluru-560 001. E-mail: editorpv@prajavani.co.in. Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete.



ಮಕ್ಕಳ ಬಾಲ್ಯ, ಭವಿಷ್ಯ ಕಸಿಯುವ ಮೊಬೈಲ್

ಪ್ರಜಾವಾಣಿ ವಾರ್ತೆ

ಮೊಬೈಲ್ ಗೇಮ್‌ಗಳು, ಮೊಬೈಲ್‌ನ ಅತಿಯಾದ ಬಳಕೆ ಸೃಷ್ಟಿಸಿದ ಭ್ರಮಾಧೀನ ಮನಸ್ಸಿನಿಂದ ವಾಸ್ತವಕ್ಕೆ ಕುರುಡಾಗಿ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹದಿಹರೆಯದ ಮೂವರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೊಬೈಲ್ ಗೀಳಿನಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹೊಸ ವಿದ್ಯಮಾನವೇನಲ್ಲ. ಆದರೆ, ಇತ್ತೀಚೆಗೆ ಈ ವ್ಯಸನವು ತೀವ್ರಸ್ವರೂಪ ಪಡೆದಿರುವುದು ಕಳವಳಕ್ಕೆ ಕಾರಣವಾಗಿದೆ. 2026–27ರ ಆರ್ಥಿಕ ಸಮೀಕ್ಷೆಯೂ ಡಿಜಿಟಲ್ ವ್ಯಸನದ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಜಗತ್ತಿನ ಬಹುತೇಕ ದೇಶಗಳಲ್ಲಿ ಮೊಬೈಲ್ ಫೋನ್ ಮಕ್ಕಳ ನೆಚ್ಚಿನ ಆಟದ ಸಾಧನವಾಗಿದೆ. ಅವರ ಆಟ, ಪಾಠ, ಊಟ ಎಲ್ಲ ಚಟುವಟಿಕೆಗಳಲ್ಲಿಯೂ ಮೊಬೈಲ್ ಇರಲೇಬೇಕು ಎನ್ನುವಂತಾಗಿದೆ. ಇಂಟರ್‌ನೆಟ್ ಗೇಮಿಂಗ್ ಡಿಸಾರ್ಡರ್ (ಐಜಿಡಿ) ಮಕ್ಕಳನ್ನು ಬಾಧಿಸುತ್ತಿದೆ. ನಗರಗಳಲ್ಲಿ, ಇಬ್ಬರೂ ಪೋಷಕರು ಉದ್ಯೋಗಸ್ಥರಾಗಿರುವ ಕುಟುಂಬಗಳಲ್ಲಿ, ಮಕ್ಕಳ ಮೇಲೆ ಹೆಚ್ಚು ನಿಗಾ ಇಡಲಾಗದ, ಅವರನ್ನು ಇತರೆ ಚಟುವಟಿಕೆಗಳಲ್ಲಿ ತೊಡಗಿಸಲಾಗದ ಕುಟುಂಬಗಳ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಪೋಷಕರ ಅತಿಪ್ರೀತಿ, ಮಕ್ಕಳನ್ನು ಸಂಭಾಳಿಸುವ ಕಷ್ಟವೂ ಅವರು ಮೊಬೈಲ್ ಚಟ ಅಂಟಿಸಿಕೊಳ್ಳಲು ಕಾರಣವಾಗುತ್ತಿದೆ. ಕೋವಿಡ್ ಕಾಲದಲ್ಲಿ ಆನ್‌ಲೈನ್ ತರಗತಿಗಳನ್ನು ಕೇಳಲು ಮೊಬೈಲ್ ಕೈಗೆತ್ತಿಕೊಂಡ ಬಹುತೇಕ ಮಕ್ಕಳು, ನಂತರ ಅದನ್ನು ಕೆಳಗಿಟ್ಟಿಲ್ಲ. ಅದೇ ಅವರ ಶಾಲೆ, ಆಟದ ಮೈದಾನ, ರಂಜನೆಯ ತಾಣ ಎಲ್ಲವೂ ಆಗಿಹೋಗಿದೆ. ಕೆಲವು ಮಕ್ಕಳ ಬುದ್ಧಿ ಇದರಿಂದ ಚುರುಕಾಗಿರುವುದೂ ಉಂಟು. ಅಂಥ ಮಕ್ಕಳ ಸಂಖ್ಯೆ ಅತ್ಯಲ್ಪ. ಹಿತಮಿತವಾಗಿ ಮೊಬೈಲ್ ಬಳಸುವ ವಿವೇಚನೆ ಮಕ್ಕಳಲ್ಲಿ ಕಾಣುವುದು ಕಷ್ಟ.

> ಜನರನ್ನು ಡಿಜಿಟಲ್ ವ್ಯಸನದಿಂದ ಹೊರ ತರುವುದಕ್ಕಾಗಿ ನಿಮ್ಹಾನ್ಸ್ ‘ಶಟ್ ಕ್ಲಿನಿಕ್’ ತೆರೆದಿದ್ದು, ಪ್ರತಿ ಶುಕ್ರವಾರ ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ಕಾರ್ಯಾಚರಿಸುವ ಸಹಾಯವಾಣಿ (9480829675) ಆರಂಭಿಸಿದೆ. ಅಗತ್ಯವಿದ್ದವರು ಈ ಸಂಖ್ಯೆಯನ್ನು ಸಂಪರ್ಕಿಸಬಹುದು

ಮಕ್ಕಳನ್ನು ಸೆಳೆಯಲೆಂದೇ ಅವರ ಕುತೂಹಲ, ಆಸಕ್ತಿ ಕೆರಳಿಸುವಂಥ ಮೊಬೈಲ್ ಗೇಮ್‌ಗಳನ್ನು ಕಂಪನಿಗಳು ಅಭಿವೃದ್ಧಿಪಡಿಸುತ್ತಿವೆ. ಆಟಗಳಲ್ಲಿ ಗೆದ್ದವರಿಗೆ ಇಂತಿಷ್ಟು ಪಾಯಿಂಟ್‌ಗಳು, ಅಂಕಗಳು, ಶ್ರೇಯಾಂಕಗಳು ಎಂದು ನಿಗದಿಪಡಿಸಲಾಗುತ್ತದೆ. ಹೆಚ್ಚು ಶ್ರೇಯಾಂಕಗಳನ್ನು ಗಳಿಸುವುದೇ ಅವರ ಪರಮೋದ್ದೇಶವಾಗುತ್ತದೆ. ಮಕ್ಕಳು ಹೆಚ್ಚು ಆಟವಾಡಿದಷ್ಟೂ ಅವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೋಪಮೈನ್ ಎನ್ನುವ ರಾಸಾಯನಿಕ ಬಿಡುಗಡೆಯಾಗುತ್ತದೆ. ಇದು ಅವರಲ್ಲಿ ಒಂದು ಬಗೆಯ ಸಂತೃಪ್ತ ಭಾವವನ್ನು ಉಂಟುಮಾಡುವುದಲ್ಲದೇ, ಆಟಗಳನ್ನು ಪುನರಾವರ್ತಿಸುವಂತೆ ಪ್ರೇರೇಪಿಸುತ್ತದೆ. ಹೀಗೆ ಮಕ್ಕಳು ಮೊಬೈಲ್ ಗೇಮ್‌ಗಳ ಚಟಕ್ಕೆ ಬೀಳುತ್ತಿದ್ದಾರೆ. ಈ ವ್ಯಸನಕ್ಕೆ ಸಿಲುಕಿದ ಮಕ್ಕಳು ತಮ್ಮ ಮನೆ, ಪೋಷಕರು, ಸ್ನೇಹಿತರು, ಸುತ್ತಲಿನ ಜನ, ಪರಿಸರ, ಓದು ಎಲ್ಲವನ್ನೂ ಮರೆಯತೊಡಗುತ್ತಾರೆ. ಅವರ ವರ್ತನೆಯಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ.

ಬುದ್ಧಿ ಅಷ್ಟಾಗಿ ವಿಕಾಸವಾಗದ, ವಿವೇಚನಾ ಶಕ್ತಿಯ ಕೊರತೆ ಇರುವ ಮಕ್ಕಳು ಮತ್ತು ಹದಿಹರೆಯದವರ ಮೇಲೆ ಆನ್‌ಲೈನ್ ಗೇಮ್‌ಗಳು ಹೆಚ್ಚು ಪರಿಣಾಮ ಬೀರುತ್ತಿವೆ. ಈ ದಿಸೆಯಲ್ಲಿ ಸಾಮಾಜಿಕ ಜಾಲತಾಣಗಳು, ಆನ್‌ಲೈನ್ ಸಾಧನಗಳ ಬಳಕೆಗೆ ವಯಸ್ಸಿನ ಮಿತಿ ಹೇರಬೇಕು ಎಂದು ಆರ್ಥಿಕ ಸಮೀಕ್ಷೆ 2026–27 ಪ್ರತಿಪಾದಿಸಿದೆ. ವಿಶ್ವ ಆರೋಗ್ಯ ಸಂಸ್ಥೆಗಳಂಥ (ಡಬ್ಲ್ಯುಎಚ್‌ಒ) ಪರಿಣತ ಸಂಸ್ಥೆಗಳು ಆನ್‌ಲೈನ್ ಆಟಗಳ ಬಗ್ಗೆ ಎಚ್ಚರಿಕೆ ನೀಡಿವೆ. ಮಕ್ಕಳ ದೈನಿಕ ಚಟುವಟಿಕೆಗಳಲ್ಲಿ ವ್ಯತ್ಯಾಸಗಳು ಕಂಡುಬಂದಲ್ಲಿ ಅವರಿಗೆ ತಜ್ಞರ ನೆರವು/ಚಿಕಿತ್ಸೆ ಅಗತ್ಯ ಎಂದು ಡಬ್ಲ್ಯುಎಚ್‌ಒ ಹೇಳಿದೆ.

ಸಮೀಕ್ಷೆ ಹೇಳುವುದೇನು?

ಭಾರತದ ಸಮುದಾಯ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್‌ಸರ್ಕಲ್ಸ್, ನಗರ ಪ್ರದೇಶಗಳ 9ರಿಂದ 17 ವರ್ಷ ವಯಸ್ಸಿನ ಮಕ್ಕಳಲ್ಲಿ ಸಾಮಾಜಿಕ ಜಾಲತಾಣಗಳು, ಆನ್‌ಲೈನ್ ಗೇಮಿಂಗ್, ಒಟಿಟಿ/ವಿಡಿಯೊ ವೀಕ್ಷಣೆ ವ್ಯಸನದ ಬಗ್ಗೆ ಸಮೀಕ್ಷೆ ನಡೆಸಿದ್ದು, 2025ರ ಡಿಸೆಂಬರ್‌ನಲ್ಲಿ ವರದಿಯನ್ನು ಪ್ರಕಟಿಸಿದೆ.


ಸಮೀಕ್ಷೆಯ ಭಾಗವಾಗಿ ದೇಶದ 302 ನಗರ ಜಿಲ್ಲೆಗಳ ಶಾಲಾ ಮಕ್ಕಳ 57 ಸಾವಿರ ಪೋಷಕರನ್ನು ಸಂಪರ್ಕಿಸಿ, ಮಕ್ಕಳು ಸಾಮಾಜಿಕ ಜಾಲತಾಣ, ಆನ್‌ಲೈನ್ ಗೇಮಿಂಗ್ ಒಟಿಟಿ ವಿಡಿಯೊ ವೀಕ್ಷಣೆಯಲ್ಲಿ ತೊಡಗಿರುವ ಬಗ್ಗೆ ಪ್ರಶ್ನೆಗಳನ್ನು ಕೇಳಿದೆ. ಪೋಷಕರು ನೀಡಿದ ಮಾಹಿತಿ ಆಧಾರದಲ್ಲಿ ದತ್ತಾಂಶಗಳನ್ನು ವಿಶ್ಲೇಷಣೆಗೆ ಒಳಪಡಿಸಿದೆ.



ಅದರ ಪ್ರಕಾರ,

- ತಮ್ಮ ಮಕ್ಕಳು ಸಾಮಾಜಿಕ ಜಾಲತಾಣ, ಆನ್‌ಲೈನ್ ಗೇಮಿಂಗ್, ಒಟಿಟಿ ವಿಡಿಯೊ ವೀಕ್ಷಣೆಯ ಚಟಕ್ಕೆ ದಾಸರಾಗಿದ್ದಾರೆ ಎಂದು ಇಬ್ಬರಲ್ಲಿ ಒಬ್ಬರು ಪೋಷಕರು ಅಭಿಪ್ರಾಯಪಟ್ಟಿದ್ದಾರೆ
- ಮಕ್ಕಳು ಪ್ರತಿ ದಿನ ಸರಾಸರಿ 3 ಗಂಟೆ ಮತ್ತು ಅದಕ್ಕಿಂತ ಹೆಚ್ಚು ಹೊತ್ತು ಆನ್‌ಲೈನ್‌ನಲ್ಲಿ ಸಾಮಾಜಿಕ ಜಾಲತಾಣ, ಒಟಿಟಿ/ವಿಡಿಯೊ, ಆನ್‌ಲೈನ್ ಗೇಮಿಂಗ್‌ಗೆ ವ್ಯಯಿಸುತ್ತಿದ್ದಾರೆ ಎಂದು ಶೇ 49ರಷ್ಟು ಪೋಷಕರು ಹೇಳಿದ್ದಾರೆ
- ಹೆಚ್ಚು ಸಮಯ ವ್ಯಯಿಸುತ್ತಿರುವುದರಿಂದ ಮಕ್ಕಳ ವರ್ತನೆ ಬದಲಾಗಿದ್ದು, ಮಕ್ಕಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ, ಹೆಚ್ಚು ಆಕ್ರಮಣಶೀಲರಾಗುತ್ತಿದ್ದಾರೆ ಎಂದು ಪೋಷಕರು ನುಡಿದಿದ್ದಾರೆ

ನಗರ ಪ್ರದೇಶದ 9ರಿಂದ 17 ವರ್ಷ ವಯಸ್ಸಿನವರೆಗಿನ ಮಕ್ಕಳು ಪ್ರತಿ ದಿನ ಸಾಮಾಜಿಕ ಜಾಲತಾಣ, ವಿಡಿಯೊ/ಒಟಿಟಿ ಮತ್ತು ಗೇಮ್‌ಗಾಗಿ ಇಂಟರ್‌ನೆಟ್‌ನಲ್ಲಿ ವ್ಯಯಿಸುವ ಸರಾಸರಿ ಸಮಯ



ಮನಸ್ಸಿನ ನಿಯಂತ್ರಣ ತಪ್ಪುವ ಮಕ್ಕಳು



ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ವ್ಯಸನವಾಗಿ ಮಾರ್ಪಟ್ಟಿದೆ. ಈ ವ್ಯಸನದಿಂದ ಹೊರಬರಲು ಸಾಧ್ಯವಾಗದ ಮಕ್ಕಳು, ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಈ ವ್ಯಸನಕ್ಕೆ ಒಳಗಾದವರ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸುವುದು ಕಷ್ಟ. ಸುತ್ತಮುತ್ತಲಿನವರಿಗೂ ಇದರ ಗಂಭೀರತೆ ಅರಿವಿಗೆ ಬರುವುದಿಲ್ಲ. ಮನಸ್ಸಿನ ಮೇಲೆ ನಿಗ್ರಹವಿಲ್ಲದೆ ಉತ್ತುಂಗಕ್ಕೆ ತಲುಪಿದಾಗ, ವಾಸ್ತವ ಪ್ರಪಂಚದಿಂದ ದೂರವಾಗಿ ಕಲ್ಪನಾ ಪ್ರಪಂಚದಲ್ಲಿ ವಿಹರಿಸುತ್ತಾರೆ. ಆಗ ಗೇಮ್‌ಗಳಲ್ಲಿ ನೀಡಲಾಗುವ ಸೂಚನೆಗಳನ್ನು ತಮ್ಮವರೇ ನೀಡುತ್ತಿದ್ದಾರೆ ಎಂದು ಭಾವಿಸಿ, ಅದನ್ನು ಚಾಚೂತಪ್ಪದೆ ಪಾಲಿಸುತ್ತಾರೆ. ಮಾನಸಿಕವಾಗಿ ಅವರು ವಾಸ್ತವ ಪ್ರಪಂಚದಿಂದ ಸಾಕಷ್ಟು ದೂರ ಸಾಗಿರುತ್ತಾರೆ. ಯೋಚಿಸುವ ಶಕ್ತಿ ಕಳೆದುಕೊಂಡು ಗೇಮ್‌ಗಳ ಹಿಡಿತಕ್ಕೆ ಸಿಲುಕುತ್ತಾರೆ. ದುರ್ಬಲ ಮನಃಸ್ಥಿತಿಯೂ ಇದಕ್ಕೆ ಕಾರಣ. ಈ ರೀತಿ ವ್ಯಸನಕ್ಕೆ ಒಳಗಾಗುವ ಮಕ್ಕಳು ಪಾಲಕರಿಂದಲೂ ಪ್ರಭಾವಿತರಾಗಿರುತ್ತಾರೆ. ಪಾಲಕರು ಮಕ್ಕಳಲ್ಲಿನ ವ್ಯತ್ಯಾಸವನ್ನು ಅವರ ಅರಿವಿಗೆ ಬಾರದಂತೆ ಗುರುತಿಸಬೇಕಾಗುತ್ತದೆ. ಸಮಸ್ಯೆ ಗಂಭೀರ ಸ್ವರೂಪ ಪಡೆದಲ್ಲಿ ಥೆರಪಿ, ಸಮಾಲೋಚನೆ ಮೂಲಕ ಅವರನ್ನು ಈ ವ್ಯಸನದಿಂದ ಹೊರತರಬೇಕಾಗುತ್ತದೆ.

ಡಾ. ಶಶಿಧರ್ ಎಚ್.ಎನ್., ನಿಮ್ಹಾನ್ಸ್‌ನ ಸ್ಥಾನಿಕ ವೈದ್ಯಾಧಿಕಾರಿ

ಪರಿಣಾಮಗಳು?

ಮೊಬೈಲ್ ಗೀಳು ಹೆಚ್ಚಾದಂತೆ ಮಕ್ಕಳಲ್ಲಿ ಒಂಟಿತನ, ಅಸಹಿಷ್ಣುತೆ, ನಿರಾಸಕ್ತಿ, ಹಟಮಾರಿತನ ಹೆಚ್ಚುತ್ತವೆ. ಆಟ, ಪಾಠಗಳಲ್ಲಿ ಆಸಕ್ತಿ ಕುಂದುತ್ತದೆ. ಊಟ, ನಿದ್ದೆ, ದೈನಿಕ ಚಟುವಟಿಕೆಗಳಲ್ಲಿ ವ್ಯತ್ಯಾಸಗಳು ಉಂಟಾಗುತ್ತವೆ. ಸದಾ ಮೊಬೈಲ್ ಬೇಕು ಎನ್ನುತ್ತಿರುತ್ತಾರೆ. ಅದು ಕೈಯಲ್ಲಿ ಇಲ್ಲದಿದ್ದರೆ, ಅಸಹಜವಾಗಿ ವರ್ತಿಸುತ್ತಾರೆ. ಕೆಲವೊಮ್ಮೆ ಹಿಂಸೆಗೆ ಕಾರಣರಾಗುತ್ತಾರೆ ಇಲ್ಲವೇ ತಮಗೆ ತಾವೇ ಹಾನಿ ಮಾಡಿಕೊಳ್ಳುತ್ತಾರೆ.

ಮೊಬೈಲ್ ಆಟಗಳ ಚಟವು ಖಿನ್ನತೆ, ಆತಂಕ, ಒತ್ತಡಗಳಿಗೂ ಕಾರಣವಾಗುತ್ತಿದೆ. ಬಹುತೇಕ ಮಕ್ಕಳಲ್ಲಿ ತೀವ್ರಸ್ವರೂಪದ ದೈಹಿಕ ಹಾಗೂ ಮಾನಸಿಕ ವ್ಯಾಧಿಗಳನ್ನು ಉಂಟುಮಾಡುತ್ತಿದೆ. ಮಕ್ಕಳ ಮಿದುಳಿನ ಕಾರ್ಯಶೈಲಿಯ ಮೇಲೆ ಪರಿಣಾಮ ಬೀರಿ, ಅವರ ಆಲೋಚನಾ ಶಕ್ತಿಯನ್ನು ಕುಗ್ಗಿಸುತ್ತಿದೆ. ಹಲವು ಮಕ್ಕಳಿಗೆ ಈ ಗೀಳು ಆತ್ಮಹತ್ಯೆಗೂ ಪ್ರಚೋದಿಸುತ್ತಿದೆ.

ವ್ಯಸನಕ್ಕೆ ಕಾರಣವಾಗುವ ಏಕಾಂಗಿತನ



ಬಹುತೇಕ ಕುಟುಂಬಗಳಲ್ಲಿ ಪಾಲಕರು ತಮ್ಮ ತಮ್ಮ ಕೆಲಸದಲ್ಲಿ ನಿರತರಾಗಿರುವುದರಿಂದ ಮಕ್ಕಳಿಗೆ ಏಕಾಂಗಿತನ ಕಾಡುತ್ತದೆ. ಇದರಿಂದಾಗಿ ಮಕ್ಕಳು ದಿನದ ಬಹುತೇಕ ಅವಧಿ ಮೊಬೈಲ್ ಬಳಸುತ್ತಾ, ಮೊಬೈಲ್ ಗೇಮ್ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಪಾಯಿಂಟ್ಸ್‌ಗಳು ಬರುತ್ತವೆ ಎಂಬ ಕಾರಣಕ್ಕೆ ಈ ಗೇಮ್‌ಗಳ ಹಿಂದೆ ಬಿದ್ದು, ತಮ್ಮನ್ನು ತಾವು ಮರೆಯುತ್ತಾರೆ. ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಸಂವಹನ ಕೊರತೆಯೂ ಈ ವ್ಯಸನಕ್ಕೆ ಹಾದಿ ಮಾಡಿಕೊಡಲಿದೆ. ಸ್ನೇಹಿತರು ಮೊಬೈಲ್ ಗೇಮ್‌ಗಳನ್ನು ಆಡುತ್ತಾರೆ, ಸಾಮಾಜಿಕ ಜಾಲತಾಣಗಳಲ್ಲಿ ಇರುತ್ತಾರೆ ಎಂಬ ಕಾರಣಕ್ಕೂ ಹಲವರು ಒಬ್ಬರನ್ನೊಬ್ಬರು ಅನುಸರಿಸಿ ಸಮಸ್ಯೆ ತಂದುಕೊಳ್ಳುತ್ತಿದ್ದಾರೆ. ಈ ರೀತಿ ವ್ಯಸನದಿಂದ ಹೊರಬರಲು ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ, ದೈಹಿಕ ಚಟುವಟಿಕೆಯಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಪಾಲಕರು ಮಕ್ಕಳ ಜತೆಗೆ ಸಮಾಲೋಚನೆ ನಡೆಸುತ್ತಾ ಇರಬೇಕು.

ಡಾ. ಮನೋಜ್ ಕುಮಾರ್ ಶರ್ಮಾ
ನಿಮ್ಹಾನ್ಸ್‌ನ ‘ಶಟ್’ (ಸರ್ವಿಸ್ ಫಾರ್ ಹೆಲ್ದಿ ಯೂಸ್ ಆಫ್ ಟೆಕ್ನಾಲಜಿ) ಕ್ಲಿನಿಕ್ ಮುಖ್ಯಸ್ಥ

ರಾಷ್ಟ್ರೀಯ

‘ಆರ್‌ಎಸಿ ಪ್ರಯಾಣಿಕರಿಗೆ ಟಿಕೆಟ್ ದರ ಭಾಗಶಃ ಮರುಪಾವತಿಸಿ’



ನವದೆಹಲಿ (ಪಿಟಿಐ): ‘ಸೀಟು ರದ್ದತಿ ಆಧರಿಸಿ ಕಾಯ್ದಿರಿಸುವಿಕೆ (ಆರ್‌ಎಸಿ) ಅಡಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಪೂರ್ತಿ ಆಸನ ದೊರೆಯದಿದ್ದರೂ ಪೂರ್ಣ ಪ್ರಯಾಣದರವನ್ನು ಪಡೆಯುತ್ತಿರುವುದು ನ್ಯಾಯ ಸಮ್ಮತವಲ್ಲ’ ಎಂದು ಸಂಸದೀಯ ಸಮಿತಿಯು ಹೇಳಿದೆ.

‘ಭಾರತೀಯ ರೈಲಿನ ಕಾರ್ಯಾಚರಣೆಯಲ್ಲಿ ಸಮಯ ಪಾಲನೆ ಹಾಗೂ ಪ್ರಯಾಣದ ಸಮಯ’ದ ಕುರಿತಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ (ಪಿಎಸಿ) ವರದಿಯನ್ನು ಬುಧವಾರ ಸಂಸತ್ತಿನಲ್ಲಿ ಮಂಡಿಸಲಾಯಿತು.

‘ಆರ್‌ಎಸಿ ಅಡಿ ಪ್ರಯಾಣಿಸುವ ಪ್ರಯಾಣಿಕರು ಪೂರ್ಣ ಆಸನ ಪಡೆಯುತ್ತಿಲ್ಲ. ಅಂತಹವರಿಗೆ ಭಾಗಶಃ ಮರು ಪಾವತಿ ಮಾಡಬೇಕು’ ಎಂದು ರೈಲ್ವೆ ಸಚಿವಾಲಯಕ್ಕೆ ಸಮಿತಿಯು ಸಲಹೆ ನೀಡಿದೆ.

ಈಗಿನ ಪದ್ಧತಿಯಲ್ಲಿ ಆರ್‌ಎಸಿ ಅಡಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರು ಪೂರ್ಣ ಪ್ರಯಾಣದರ ಪಾವತಿಸುತ್ತಿದ್ದಾರೆ. ಆರ್‌ಎಸಿ ಅಡಿಯಲ್ಲಿ ಪ್ರಯಾಣಿಸುವವರು ಮತ್ತೊಬ್ಬ ಪ್ರಯಾಣಿಕರ ಜೊತೆಗೆ ಸೀಟು ಹಂಚಿಕೊಳ್ಳುತ್ತಾರೆ. ಇಬ್ಬರಿಂದಲೂ ಪೂರ್ಣ ಪ್ರಯಾಣದರವನ್ನೇ ಪಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರಿಗೆ ಭಾಗಶಃ ಮರುಪಾವತಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದೆ.

ಸೂಪರ್‌ಫಾಸ್ಟ್ ಮಾನದಂಡ ಪರಿಶೀಲಿಸಿ

ಭಾರತೀಯ ರೈಲಿನಲ್ಲಿ ಸೂಪರ್‌ಫಾಸ್ಟ್ ರೈಲುಗಳ ಮಾನದಂಡವನ್ನು ಪರಿಶೀಲಿಸುವಂತೆ ಸಮಿತಿಯು ಶಿಫಾರಸು ಮಾಡಿದೆ.

2007ರ ಮೇ ತಿಂಗಳಲ್ಲಿ ತೆಗೆದುಕೊಂಡ ನಿರ್ಧಾರದಂತೆ, ‘ಬ್ರಾಡ್‌ಗೇಜ್‌ನಲ್ಲಿ ಎರಡು ದಿಕ್ಕಿನಲ್ಲಿ ಸರಾಸರಿ ಪ್ರತಿ ತಾಸಿಗೆ 55 ಕಿ.ಮೀ. ಹಾಗೂ ಮೀಟರ್ ಗೇಜ್‌ನಲ್ಲಿ 45 ಕಿ.ಮೀ ವೇಗದಲ್ಲಿ ಸಾಗುವ ರೈಲುಗಳನ್ನು ‘ಸೂಪರ್‌ಫಾಸ್ಟ್’ ಎಂದು ಪರಿಗಣಿಸಲಾಗಿದೆ.

‘ಈಗ ವಿಧಿಸಿದ ವರ್ಗೀಕರಣ ಅತ್ಯಂತ ಕಡಿಮೆ ವೇಗವಾಗಿದ್ದು, 2007ರಿಂದ ಈ ಮಾನದಂಡವನ್ನು ಬದಲಾಯಿಸಿಲ್ಲ. 473 ಸೂಪರ್‌ಫಾಸ್ಟ್ ರೈಲುಗಳ ಪೈಕಿ 123 ರೈಲುಗಳ ವೇಗವು ತಾಸಿಗೆ 55 ಕಿ.ಮೀಗಿಂತಲೂ ಕಡಿಮೆಯಿದೆ’ ಎಂದು ಸಮಿತಿಯು ತಿಳಿಸಿದೆ.

ಸಮಿತಿಗೆ ಉತ್ತರಿಸಿದ ರೈಲ್ವೆ ಸಚಿವಾಲಯವು, ‘123 ರೈಲುಗಳಲ್ಲಿ 47 ರೈಲುಗಳು 55 ಕಿ.ಮೀ. ವೇಗದಲ್ಲಿ ಚಲಿಸುತ್ತಿವೆ ಎಂದು ಈಗಿನ ಅಂಕಿಅಂಶಗಳಿಂದ ಕಂಡುಬಂದಿದೆ. ಹೆಚ್ಚುವರಿ ನಿಲುಗಡೆಯಿಂದ ಕೆಲವು ರೈಲುಗಳ ವೇಗದಲ್ಲಿ ವ್ಯತ್ಯಯ ಉಂಟಾಗಿದೆ’ ಎಂದು ತಿಳಿಸಿದೆ.

ಯುಪಿಎಸ್‌ಸಿ ಪರೀಕ್ಷೆ: ಚಹರೆ ದೃಢೀಕರಣ ಕಡ್ಡಾಯ

ನವದೆಹಲಿ (ಪಿಟಿಐ): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ‘ಚಹರೆ ದೃಢೀಕರಣ’ವನ್ನು ಕಡ್ಡಾಯಗೊಳಿಸಲಾಗಿದೆ.

933 ಹುದ್ದೆಗಳ ನೇಮಕಾತಿಗೆ 2026ರ ನಾಗರಿಕ ಸೇವಾ ಪರೀಕ್ಷೆಗೆ ಯುಪಿಎಸ್‌ಸಿಯು ಗುರುವಾರ ಅಧಿಸೂಚನೆ ಹೊರಡಿಸಿದೆ. ಪೂರ್ವಭಾವಿ (ಪ್ರಿಲಿಮಿನರಿ) ಪರೀಕ್ಷೆ ಮೇ 24ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ 24 ಕೊನೆಯ ದಿನ.

ಎಲ್ಲ ಅಭ್ಯರ್ಥಿಗಳು ‘ಚಹರೆ ದೃಢೀಕರಣ’ ಪರೀಕ್ಷೆಗೆ ಒಳಪಡಬೇಕು. ಇದರಿಂದ ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಹಾಗೂ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ಬಳಸುವಂತೆಯೂ ಯುಪಿಎಸ್‌ಸಿ ಸಲಹೆ ನೀಡಿದೆ.

ಪ್ರಿಲಿಮಿನರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ದಾಖಲಿಸಲು ನಿಗದಿಪಡಿಸಿದ್ದ ಕಾಲಮಿತಿಯನ್ನು 7 ದಿನಗಳಿಂದ 5 ದಿನಗಳಿಗೆ ಯುಪಿಎಸ್‌ಸಿ ಕಡಿತಗೊಳಿಸಿದೆ.

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ 9606038256

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಇದು ಸಂಸತ್‌ನ ಕಾನೂನು. ಪ್ರತಿಯೊಬ್ಬರೂ ಇದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿದೆ. ಅವರು ಈ ಮಾತು ಹೇಳಿರುವುದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಸಮಾನತೆ ನಿಯಮಾವಳಿಯನ್ನು (2026) ವಿರೋಧಿಸುತ್ತಿರುವವರ ಬಗ್ಗೆ ಎಂದು ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು.



ವಿಡಿಯೊ ಅನ್ನು ಇನ್‌ವಿಡ್ ಸಾಧನದ ಮೂಲಕ ಪ್ರತ್ಯೇಕಿಸಿ, ಗೂಗಲ್ ಲೆನ್ಸ್ ಮೂಲಕ ಪರಿಶೀಲಿಸಿದಾಗ, ಇದೇ ಪ್ರತಿಪಾದನೆಯೊಂದಿಗೆ ವಿಡಿಯೊ ಅನ್ನು ಹಲವರು ಹಂಚಿಕೊಂಡಿರುವುದು ಕಂಡಿತು. ನಿರ್ದಿಷ್ಟ ಪದದ ಮೂಲಕ ಗೂಗಲ್‌ನಲ್ಲಿ ಹುಡುಕಾಡಿದಾಗ, 2025ರ ಏ.2ರಂದು ಪ್ರಕಟವಾಗಿದ್ದ ಎನ್‌ಡಿಟಿವಿ ವರದಿ ಕಂಡಿತು. ‘ಏನು ಬೆದರಿಕೆ ಹಾಕಲು ಹೊರಟಿದ್ದೀರಿ ಸಹೋದರರೇ, ಇದು ಸಂಸತ್‌ನ ಕಾನೂನು. ಎಲ್ಲರೂ ಇದನ್ನು ಒಪ್ಪಿಕೊಳ್ಳಲೇ ಬೇಕು’ ಎಂದು ವರದಿಗೆ ತಲೆಬರಹ ನೀಡಲಾಗಿದೆ. ಸಂಸತ್‌ನಲ್ಲಿ ವಕ್ಫ್ ಮಸೂದೆಯ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಅವರು ಮೇಲಿನಂತೆ ಹೇಳಿದರು ಎಂದು ವರದಿ ಉಲ್ಲೇಖಿಸಿದೆ. ಅಮಿತ್ ಶಾ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿಯೂ ಇದೇ ವಿಡಿಯೊವನ್ನು 2025ರ ಏ.2ರಂದು ಅಪ್‌ಲೋಡ್ ಮಾಡಿರುವುದು ಕಂಡಿತು. ಹಳೆಯ ವಿಡಿಯೊ ಹಂಚಿಕೊಳ್ಳುವ ಮೂಲಕ ಕೆಲವರು ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.

ಪದಬಂಧ 6307


ವಿದ್ಯಾ ವಿನಯ್

ಎಡದಿಂದ ಬಲಕ್ಕೆ

3.ಭೇದ ಭಾವವಿಲ್ಲದಿರುವುದು (5)
4.ಮೋದಕ ತಿಂದಿದ್ದಕ್ಕೇ ಇಷ್ಟು ಸಂತೋಷ! (3)
5.ಕಲಾವಿದನ ಮನೆ ಬಾಗಿಲು! (2)
7.ಆನೆಯ ದಾಡೆ (2)
9.ನಗರದಲ್ಲಿ ಖರೀದಿಸಿದ ಆಭರಣ (2)
10.ತಂದೆಯ ಅಥವಾ ತಾಯಿಯ ತಂದೆ ತಿರುಗಿದ್ದಾನಲ್ಲಾ! (2)
12.ಕಮರಿಯೊಳಗೆ ಬಿದ್ದ ಆನೆ (2)
15.ನೂಪುರ ಧರಿಸಿಕೊಂಡು ನೋಡಿದ ಪಟ್ಟಣ (2)
17.ಮಾವಿನ ಮರ ಇಲ್ಲಿದೆ (3)
18.ಲೋಹದ ಹಕ್ಕಿಯಲ್ಲಿನ ಪಯಣ (5)

ಮೇಲಿಂದ ಕೆಳಕ್ಕೆ

1.ಈತ ಅಕ್ಷರಗಳನ್ನು ತಿಳಿದವನು (4)
2.ಪಾಕದಲ್ಲಿನ ದೋಷ (3)
3.ದರ್ಶನ ಮಾಡುವಾಗ ನೀಡಿದ ಉದಾಹರಣೆ (4)
4.ಈತ ಪೂಜೆ ಮಾಡುವವನು (4)
6.ಆದರ ತೋರಿಸಿ ಹೇಳಿದ ಬೆಲೆ (2)
8.ಸುಣ್ಣ ಬಳಿದ ಮನೆ (4)
11.ಮಾನವಿರುವಾತನಿಗೆ ಮೂಡಿದ ಶಂಕೆ (4)
13.ಶತ್ರು ಇಲ್ಲಿದ್ದಾನೆ (2)
14.ತೆಳ್ಳಗಿನ ಸೊಂಟವಿದು (4)
16.ಕುಪ್ಪಸವನ್ನು ಹೀಗೂ ಹೇಳುತ್ತಾರೆ (3)



6306ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ:

2.ಅರಸ 5.ದಿನಾಂಕ
6.ಮಡದಿ 7.ಆಲೆ
8.ನವ 12.ಹುಸಿ
14.ಸ್ವರ 15.ತನಯ
16.ವಾಲಗ 17.ತೇವಲು

ಮೇಲಿಂದ ಕೆಳಕ್ಕೆ:

1.ತುಂದಿಲ 2ಅಕಳಂಕ
3.ಸಮನ್ವಯ 4.ಸುದಿನ
7.ಅಜಾನುಬಾಹು 9.ವರ್ಣವಿಕಾರ
10.ಆತ್ಮೀಯತೆ 11.ಅಹವಾಲು
13.ಸಿಕತ 14.ಸ್ವಗತ

ಸುಡೊಕು 6691

ಆಡುವುದು ಹೀಗೆ: ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

		6					5	9
		7	5		6	3		2
3	8	5					6	
	2					9		4
			2	4	7			
	7					5		8
		9			8		4	
4		2					8	1
	6		4		2	7		

6690 ಸುಡೊಕು

3	9	1	8	7	5	6	4	2
7	6	5	2	4	9	3	8	1
2	8	4	3	1	6	7	9	5
1	5	9	7	2	4	8	6	3
4	2	7	6	8	3	5	1	9
8	3	6	5	9	1	2	7	4
6	1	2	4	5	8	9	3	7
9	7	8	1	3	2	4	5	6
5	4	3	9	6	7	1	2	8

ಬೆಂದ ಮಡಿಕೆಯ ಹಾಗೆ ಗಟ್ಟಿಗೊಂಡು

ನುಡಿ ಬೆಳಗು



ರೇಣುಕಾ ನಿಡಗುಂದಿ

ಈಗ ಇನ್ನೊಬ್ಬರನ್ನು ನಿಂದಿಸುತ್ತಾ, ಹೀಯಾಳಿಸುತ್ತಲೇ ಕಾಲಕಳೆಯುವ ಜನರಿದ್ದಾರೆ. ನಮ್ಮ ಕಚೇರಿಯಲ್ಲೊಬ್ಬ ಮಾತಾ ಪ್ರಸಾದ ಎಂಬ ವ್ಯಕ್ತಿಯಿದ್ದ. ಆತ ಎಷ್ಟು ಸಭ್ಯ, ಸಜ್ಜನನೆಂದರೆ ಯಾರು ಯಾವ ಕೆಲಸ ಹೇಳಿದರೂ ಇಲ್ಲವೆನ್ನದೇ ಮಾಡಿಕೊಡುತ್ತಿದ್ದ. ಕಚೇರಿ ಹೊರಗಿನ ಕೆಲಸ ಕಾರ್ಯಗಳನ್ನು ವಹಿಸಲಾಗುತ್ತಿತ್ತು. ಪೋಸ್ಟ್ ಆಫೀಸು, ಬ್ಯಾಂಕು, ಟ್ರಾನ್ಸ್‌ಪೋರ್ಟ್, ಹೀಗೇ ಹಲವು ವಿಧದ ಕೆಲಸ. ದಿಲ್ಲಿಯ ಬಿರುಬೇಸಿಗೆ, ಕಡು ಚಳಿ ಎನ್ನದೇ ಸದಾ ಹೊರಗಡೆಯ ಕೆಲಸಗಳನ್ನೇ ಮಾಡುತ್ತಿದ್ದ. ಸಂಬಳ ಹೆಚ್ಚಳವಾಗುವ ಸಮಯದಲ್ಲಿ ಮಾತಾ ಪ್ರಸಾದ ಎಂಬ ಒಬ್ಬ ನೌಕರನಿದ್ದಾನೆ ಎಂಬುದೂ ಮರೆತುಹೋಗುತ್ತಿತ್ತು ಅಧಿಕಾರಿಗಳಿಗೆ. ‘ನಿನಗೇನು ಕೆಲಸವಿದೆ? ನಿನಗೇನು ಬರುತ್ತದೆ? ನೀನೊಬ್ಬ ಕತ್ತೆ’ ಎಂದು ಬಯ್ಯುವವರೇ ಇದ್ದರು. ಒಂದಿನ ಮಾತಾ ಪ್ರಸಾದ ಬಂದು ಸಿಹಿ ಹಂಚಿದ. ಅವನಿಗೆ ಯಾವುದೋ ಸರ್ಕಾರಿ ಇಲಾಖೆಯಲ್ಲಿ ಕೆಲಸ ಸಿಕ್ಕಿತ್ತು. ಒಬ್ಬ ಪ್ರಾಮಾಣಿಕ ವ್ಯಕ್ತಿಯನ್ನು ನಾವು ಕಳೆದುಕೊಂಡೆವು. ನಿಂದಕರನ್ನು ತಿದ್ದಬಹುದೇ? ನಾವೇ ಬೆಂದ ಮಡಿಕೆಯ ಹಾಗೆ ಗಟ್ಟಿಗೊಳ್ಳಬೇಕಾಗುತ್ತದೆ.

ಒಮ್ಮೆ ಬಟ್ಟೆ ವ್ಯಾಪಾರಿಯೊಬ್ಬ ಕತ್ತೆ ಹಾಗೂ ಕುದುರೆಯನ್ನು ಸಾಕಿಕೊಂಡಿದ್ದ. ಕತ್ತೆಗೆ ಭಾರವಾದ ಬಟ್ಟೆ ಮೂಟೆಗಳನ್ನು ಹೊರಿಸಿ ಕುದುರೆ ಮೇಲೆ ಕುಳಿತು ಪ್ರಯಾಣ ಆರಂಭಿಸಿದ. ಮಾರ್ಗ ಮಧ್ಯೆ ದಣಿವಾರಿಸಿಕೊಳ್ಳಲು ಮರದಡಿ ವಿರಮಿಸಿದ. ಆಗ ಕುದುರೆ ಮೆಲ್ಲನೆ ಕತ್ತೆಯ ಹತ್ತಿರ ಹೋಗಿ ‘ಎಂಥಾ ಜನ್ಮವಪ್ಪಾ ನಿಂದು? ಜೀವನ ಪೂರ್ತಿ ಭಾರವಾದ ವಸ್ತುಗಳನ್ನು ಹೊರುವುದೇ ನಿನ್ನ ಹಣೆ ಬರಹವಾಯ್ತು ಅಲ್ವಾ... ಇಂತಹ ದುರ್ಗತಿ ಯಾರಿಗೂ ಬೇಡಪ್ಪಾ. ಮುಂದಿನ ಜನ್ಮ ಅಂತ ಇದ್ರೆ ಕತ್ತೆಯಾಗಿ ಮಾತ್ರ ಹುಟ್ಟಲಾರೆ’ ಎಂದು ಪರಿಹಾಸ್ಯ ಮಾಡಿ ನಕ್ಕಿತು. ಈ ಮಾತು ಕೇಳಿ ಕತ್ತೆಗೆ ತುಂಬಾ ಅವಮಾನವಾಯಿತು. ಸೊಕ್ಕಿನ ಕುದುರೆಗೆ ಬುದ್ಧಿ ಕಲಿಸುವ ಯೋಚನೆ ಮಾಡಿತು. ಕೆಲ ಹೊತ್ತಿನ ನಂತರ ವ್ಯಾಪಾರಿ ಪ್ರಯಾಣ ಮುಂದುವರಿಸಲು ಸರಕನ್ನು ಕತ್ತೆಯ ಮೇಲೆ ಹೇರಿದಾಗ ಕತ್ತೆ ಅದನ್ನು ಬೀಳಿಸಿ ತಾನೂ ನೆಲಕ್ಕೆ ಬಿದ್ದು ಒದ್ದಾಡತೊಡಗಿತು. ಇದರಿಂದ ದಿಗಿಲುಗೊಂಡ ವ್ಯಾಪಾರಿ ‘ಅಯ್ಯೋ ಪಾಪ! ಕತ್ತೆಯ ಆರೋಗ್ಯ ಸರಿಯಿಲ್ಲವೆಂದು ತೋರುತ್ತದೆ’ ಎಂದುಕೊಂಡು ಆ ಭಾರವಾದ ಬಟ್ಟೆ ಮೂಟೆಗಳನ್ನು ಕುದುರೆ ಮೇಲೆ ಹೊರಿಸಿ ಪ್ರಯಾಣ ಮುಂದುವರಿಸಿದ. ಯುಕ್ತಿಯಿಂದ ಕುದುರೆಗೆ ಬುದ್ಧಿ ಕಲಿಸಿದ ಕತ್ತೆ ಮನಸ್ಸಿನಲ್ಲೇ ನಗುತ್ತಿತ್ತು.

ಬಹಳ ವರ್ಷಗಳಿಂದ ತಮ್ಮೊಂದಿಗೆ ಕೆಲಸಮಾಡುವ ಮನೆಗೆಲಸದ ಸಹಾಯಕಿಯನ್ನು ಕೆಟ್ಟದಾಗಿ ಬಯ್ಯುವ ನಿಂದಿಸುವ, ಅವಮಾನಿಸುವ ಜನರಿದ್ದಾರೆ. ಹೆಚ್ಚಿನವರು ಮನೆಗೆಲಸದವರನ್ನು ಬದಲಿಸುವುದಿಲ್ಲ. ಹಳಬರಾದರೆ ಅವರಲ್ಲಿ ನಂಬಿಕೆಯಿರುತ್ತದೆ. ಅವರ ಅಡಚಣೆಗಳಿಗೆ ಆರ್ಥಿಕ ನೆರವು ನೀಡುವವರಿಗೂ ಅವರು ವಂಚಿಸಲಾರರೆಂಬ ಭರವಸೆಯಿರುತ್ತದೆ. ಬದಲಿಗೆ ಮಾಲೀಕರ ಔದಾರ್ಯದ ಋಣ ತೀರಿಸಲು ಶೋಷಣೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ. ಈಗಿನ ಅಪಾರ್ಟ್‌ಮೆಂಟುಗಳಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಒಕ್ಕೂಟವು ಮನೆಗೆಲಸದವರ ಸಂಬಳವನ್ನು ನಿಗದಿಪಡಿಸಿರುತ್ತದೆ. ಹಾಗಿರುವಾಗಲೂ ಕಡಿಮೆ ಸಂಬಳ, ಲೈಂಗಿಕ ಶೋಷಣೆ, ಅವಹೇಳನ, ಅವಮಾನಗಳನ್ನೂ ನುಂಗಿಕೊಂಡು ಕೆಲಸ ಮಾಡುವ ಜನರಿದ್ದಾರೆ. ಇನ್ನೊಂದು ಕಡೆ ಚಾಲಾಕಿತನದಿಂದ ಮನೆಯವರನ್ನು ಮರಳುಮಾಡಿ ತಮ್ಮ ಕಾರ್ಯ ಸಾಧಿಸುವವರೂ ಉಂಟು. ಎಲ್ಲ ತರಹದ ಜನರಿರುವ ಈ ಲೋಕದಲ್ಲಿ ನಿಂದಕರ ನಿಂದೆಗೆ ನೋಯದೇ ನಾವೇ ನಮ್ಮನ್ನು ಗಟ್ಟಿಗೊಳಿಸಿಕೊಳ್ಳಬೇಕಾದ ಅಗತ್ಯವಿದೆ. ❖

ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ

06 ಫೆಬ್ರವರಿ 2026 ಶುಕ್ರವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಶಿಶಿರ ಋತು ತಿಥಿ: ಮಾಘ ಕೃಷ್ಣ ಪಂಚಮಿ ಗಂ. 25-19 ನಕ್ಷತ್ರ: ಹಸ್ತ ಗಂ. 24-24 ಯೋಗ: ಧೃತಿ ಗಂ. 23-37 ಕರಣ: ಕೌಲವ ಗಂ 12-46 ನಂತರ ತೈತಿಲ ಗಂ 25-19 ಮಕರ ಮಾಸದ 23 ನೇ ದಿನ. ಮಳೆ ನಕ್ಷತ್ರ : ಧನಿಷ್ಠ 1 ನೇ ಪಾದ. ರಾಹುಕಾಲ : ಬೆಳಿಗ್ಗೆ 10-30 - 12-00 ಸೂರ್ಯೋದಯ : 07-00 ಸೂರ್ಯಾಸ್ತ : 06-29, ಮುಸ್ಲಿಂ ದಿನಾಂಕ : 17 ಶಬನ್, ಅದೃಷ್ಟ ಸಂಖ್ಯೆ : 6, 4

ಮೇಷ: ಅಧಿಕಾರಿ ವರ್ಗದವರಿಗೆ ಅವರ ತಪ್ಪುಗಳನ್ನು ತಿಳಿಸುವಲ್ಲಿ ಧೈರ್ಯ ಸಾಮರ್ಥ್ಯದ ಜೊತೆಯಲ್ಲಿ ಸಹೋದ್ಯೋಗಿಗಳ ಉತ್ತೇಜನವನ್ನು ಪಡೆಯುವಿರಿ. ಶಿಕ್ಷಕ ವರ್ಗದವರಿಗೆ ಜವಾಬ್ದಾರಿಯುತ ಕೆಲಸಗಳು ಬರಲಿವೆ.

ವೃಷಭ: ಕುಟುಂಬದಲ್ಲಿ ಉತ್ತಮ ವಾತಾವರಣವಿದ್ದು ಸಮಾಧಾನ ತರಲಿದೆ. ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನವನ್ನು ಅನುಭವಿಸುವ ಸಮಯ ಹತ್ತಿರವಿದೆ. ವ್ಯವಹಾರದಲ್ಲಿ ಮಧ್ಯಮವರ್ಗದ ಲಾಭ ಹೊಂದುವಿರಿ.

ಮಿಥುನ: ಹೆಂಡತಿಯ ತವರು ಮನೆಗೋಸ್ಕರವಾಗಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬರಬಹುದು. ಹೊಸ ಕನಸು ಹಾಗು ಉತ್ಸಾಹದಿಂದ ಕೆಲಸವನ್ನು ಶುರು ಮಾಡುವಿರಿ. ಸಾಲ ಕೊಡುವಂತಹ ವ್ಯವಹಾರಗಳು ನಿಮಗೆ ಬೇಡ.

ಕರ್ಕಾಟಕ: ವಿಚಾರಗಳನ್ನು ವಿವಾದಕ್ಕೊಳಗಾಗದಂತೆ ಅರ್ಥ ಮಾಡಿಸುವಲ್ಲಿ ಯಶಸ್ವಿಯಾಗುವಿರಿ. ದೊರೆತಿರುವ ಖ್ಯಾತಿಯನ್ನು ಉಳಿಸಿಕೊಳ್ಳುವತ್ತ ಗಮನ ಹರಿಸಿ. ಹೆಂಡತಿಯ ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಸಿಂಹ: ಗಣ್ಯ ವ್ಯಕ್ತಿಗಳಿಗೆ ಸಮಾಜದಲ್ಲಿ ಅಥವಾ ರಾಜಕೀಯ ಕ್ಷೇತ್ರದಲ್ಲಿ ಸ್ಥಾನ-ಮಾನ ಲಭಿಸಲಿವೆ. ಪ್ರೀತಿಪಾತ್ರರ ಜೊತೆ ಸಂತಸದ ಸಮಯವನ್ನು ಕಳೆಯುವಿರಿ. ಆದಾಯಕ್ಕೆ ಹಲವು ಹೊಸ ಮೂಲಗಳನ್ನು ಹುಡುಕುವಿರಿ.

ಕನ್ಯಾ: ರಾಜಕೀಯ ವ್ಯಕ್ತಿಗಳಿಗೆ ಸ್ಥಾನ ಬಲಪಡಿಸುವ ಕಾರ್ಯದಲ್ಲಿ ಹಿರಿಯ ಅಧಿಕಾರಿಗಳಿಂದ ಬಹಳ ಉಪಯೋಗವಾಗಲಿದೆ. ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವತಾವರಣ ಉಂಟಾಗುವುದು.

ತುಲಾ: ಬೆಲೆ ಬಾಳುವ ವಸ್ತುವನ್ನು ಕಳೆದುಕೊಳ್ಳುವ ಯೋಗವಿದೆ. ಈ ದಿನ ಬಂಗಾರ, ದೊಡ್ಡ ಮಟ್ಟದ ಹಣ ಇವುಗಳನ್ನು ಹಿಡಿದುಕೊಂಡು ಸಂಚರಿಸುವುದು ಸರಿಯಲ್ಲ. ಆಹಾರ ಶೈಲಿಯಿಂದ ಆರೋಗ್ಯ ಹಾಳಾಗಬಹುದು.

ವೃಶ್ಚಿಕ: ಬೇರೆಯವರ ಬಗ್ಗೆ ಅನುಕಂಪ ತೋರುವ ಬಗ್ಗೆಯೂ ಗಮನ ಹರಿಸುವುದನ್ನು ಮರೆಯದಿರಿ. ಮನೆಯ ಹೆಣ್ಣು ಮಗಳಿಗೆ ಮದುವೆಗೆ ಹುಡುಗ ಸಿಗುವ ಸಾಧ್ಯತೆ ಇದೆ. ಹೊಸ ಜನರ ಸಂಪರ್ಕವು ಉತ್ತಮ ಧನಲಾಭ ತರಲಿದೆ.


ಧನು: ಖರ್ಚುಗಳನ್ನು ಬಿಟ್ಟು ಕೆಲವು ಮನೆಗೆ ಸಂಬಂಧಿಸಿದ ಕೆಲಸಗಳನ್ನು ಮಾಡಿಸುವುದಕ್ಕಾಗಿ ಹಣ ಖರ್ಚು ಮಾಡಬೇಕಾಗಿ ಬರುವುದು. ವ್ಯವಹಾರದಲ್ಲಿ ಗೆಳೆಯನ ಮಾತುಗಳನ್ನು ಕೇಳಿದರೆ ಲಾಭವಾಗುವುದು.

ಮಕರ: ನೂತನ ಸಂಸ್ಥೆಯೊಂದರಲ್ಲಿ ಉತ್ತಮ ಉದ್ಯೋಗ ಪಡೆದುಕೊಳ್ಳಲು ಯೋಚಿಸುವಿರಿ. ಮಾರಕ ವಸ್ತುಗಳ ಜೊತೆಗಿನ ಕೆಲಸದಲ್ಲಿ ಎಚ್ಚರಿಕೆ ವಹಿಸಿ. ಭಾವನಾತ್ಮಕವಾಗಿ ಸ್ನೇಹಿತರು ಹಾಗೂ ಕುಟುಂಬದವರ ಸಹಕಾರ ಸಿಗಲಿದೆ.

ಕುಂಭ: ಹೊಸ ಉದ್ಯೋಗ ಒಪ್ಪಿಕೊಳ್ಳುವಾಗ ಅಥವಾ ಕರಾರಿಗೆ ಸಹಿ ಮಾಡುವಾಗ ವಕೀಲರನ್ನು ಅಥವಾ ಸಲಹೆಗಾರರನ್ನು ಭೇಟಿ ಮಾಡುವುದು ಒಳ್ಳೆಯದು. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವುದರಿಂದ ಶುಭವಾಗುವುದು.

ಮೀನ: ಕೊಟ್ಟ ಹಣ ಹಿಂದುರುಗುವುದು ಕಷ್ಟಸಾಧ್ಯ. ಯಾರಿಗೂ ಸಾಲ ಕೊಡದಿರಲು ನಿಶ್ಚಯಿಸುವುದು ಉತ್ತಮ. ಜೀವನದಲ್ಲಿನ ಸಮಸ್ಯೆಗಳು ಮತ್ತು ದುಃಖಗಳೆರಡೂ ಇರುವಿಕೆಯನ್ನು ತಿಳಿಸಲಿದೆ.

ಗುಂಡಣ್ಣ



ವಂಚಕರ ಜಾಲ ಪತ್ತೆ: 11 ಬಂಧನ

ಆನ್‌ಲೈನ್ ಹೂಡಿಕೆ ನೆಪದಲ್ಲಿ ವಂಚನೆ, ನೇಪಾಳದಿಂದ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ

ಮಂಗಳೂರು: ನೇಪಾಳದಲ್ಲಿ ಇದ್ದುಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ಭಾರತೀಯರನ್ನು ಗುರಿಯಾಗಿಸಿ ವಂಚಿಸುತ್ತಿದ್ದ ತಂಡದ 11 ಆರೋಪಿಗಳನ್ನು ಇಲ್ಲಿನ ಸೆನ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.



ಆರೋಪಿಗಳಿಂದ ಒಂದು ಲ್ಯಾಪ್‌ಟಾಪ್, ವಿವಿಧ ಕಂಪನಿಗಳ 21 ಮೊಬೈಲ್ ಫೋನ್‌ಗಳು, ವಿವಿಧ ಕಂಪನಿಗಳ 20 ಸಿಮ್ ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್- ಕ್ರೆಡಿಟ್ ಕಾರ್ಡ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಗುರುವಾರ ಇಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, 'ಒಟ್ಟು 16 ಭಾರತೀಯರು ಹಾಗೂ ಒಬ್ಬ ಚೀನಾ ಪ್ರಜೆ ಸೇರಿ 17 ಮಂದಿ ಸೇರಿಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ದೇಶದ ವಿವಿಧ ಭಾಗಗಳ ಜನರನ್ನು ವಂಚಿಸುತ್ತಿದ್ದರು. 11 ಆರೋಪಿಗಳನ್ನು ನಮ್ಮ ಸೆನ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದು, ಇನ್ನುಳಿದ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಕಾರ್ಯ ಮುಂದುವರಿದಿದೆ. ಚೀನಾದ ಆರೋಪಿಯನ್ನು ನೇಪಾಳದ ಪೊಲೀಸರು ಬಂಧಿಸಿದ್ದಾರೆ' ಎಂದರು.

'ಗುಜರಾತಿನ ಭಾವನಗರ ಜಿಲ್ಲೆಯ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಕೋಲ್ಕತ್ತದ ಸೌಮ್ಯದಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಸಿಂಗ್‌ಭುಮ್ ಜಿಲ್ಲೆ ಪುಪ್ಪ ಶಿವಕುಮಾರ್ ರಾವ್ (32), ಮಿಥುನ್ ಕುಮಾರ್ ಮಂಗರಾಜ್ (38), ಡಿಯೋಗರ್ ಜಿಲ್ಲೆಯ ರಾಜೇಶ್ ಮಂಡಲ್ (30), ಉತ್ತರ ಪ್ರದೇಶದ ಮಾವೋ ಜಿಲ್ಲೆಯ ಗೌರವ್ ಪಾಂಡೆ (24), ಸುಲ್ತಾನಪುರ ಜಿಲ್ಲೆಯ ಹರ್ಷ್ ಮಿಶ್ರಾ (22), ಲಖನೌ ಜಿಲ್ಲೆಯ ಮೊಹಮ್ಮದ್ ಆಕಿಬ್ ಅಲಿ (27), ಝಾನ್ಸಿ ಜಿಲ್ಲೆಯ ನೌಶಾದ್ ಅಲಿ (34), ಬಿಹಾರದ ನಳಂದ ಜಿಲ್ಲೆಯ ರಾಜೀವ್ ರಂಜನ್ ಕುಮಾರ್ (30), ರಾಜಸ್ಥಾನದ ಜೈಪುರದ ಓಂ ಪ್ರಕಾಶ್ ಯಾದವ್ (37) ಬಂಧಿತರು' ಎಂದು ತಿಳಿಸಿದರು.

'ಆರೋಪಿಗಳ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಪರಿಶೀಲಿಸಿದಾಗ, ವಂಚನೆಗೆ ಬಳಸಲಾದ ಒಟ್ಟು 624 ಬ್ಯಾಂಕ್ ಖಾತೆಗಳ ವಿವರ ಸಿಕ್ಕಿದೆ. ರಾಷ್ಟ್ರೀಯ ಸೈಬರ್ ಅಪರಾಧಗಳನ್ನು ವರದಿ ಮಾಡುವ ಪೋರ್ಟಲ್‌ನಲ್ಲಿ (ಎನ್‌ಸಿಆರ್‌ಪಿ) ಆ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ 4,580ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 1 ಬ್ಯಾಂಕ್ ಖಾತೆಯನ್ನು ₹167 ಕೋಟಿ ಹಣ ವರ್ಗಾವಣೆಗೆ ಬಳಸಲಾಗಿದೆ. ಈ ಬ್ಯಾಂಕ್ ಖಾತೆಗಳಲ್ಲಿ 10 ಖಾತೆಗಳನ್ನು ಇಲ್ಲಿನ ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಂಚಕರು ದುರ್ಬಳಕೆ ಮಾಡಿಕೊಂಡಿದ್ದು, ಸುಮಾರು ₹30.70 ಕೋಟಿ ಹಣವನ್ನೂ ಈ ಖಾತೆಗಳ ಮೂಲಕ ವರ್ಗಾವಣೆ ಮಾಡಿದ್ದಾರೆ. ಇನ್ನುಳಿದ 623 ಬ್ಯಾಂಕ್ ಖಾತೆಗಳ ಮೂಲಕ ನಡೆಸಿದ ಹಣ ವರ್ಗಾವಣೆಯ ವಿವರ ಕಲೆಹಾಕಬೇಕಿದೆ' ಎಂದರು.

ಮೂವರು ಯೂಟ್ಯೂಬರ್‌ಗಳ ಸೆರೆ

ಬೆಳಗಾವಿ: ಇಲ್ಲಿನ ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇಟ್ಟು, ಅವರ ಖಾಸಗಿತನದ ವಿಡಿಯೊಗಳನ್ನು ಚಿತ್ರೀಕರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಯೂಟ್ಯೂಬರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.



'ಗೋಕಾಕದ ಅಬ್ದುಲ್ ರಶೀದ್ ನಜರ್ ಅಹಮದ್ ಮಕಾನದಾರ (51), ಸಮೀರ್ ನಿಸಾರ್ ಅಹಮದ್ ಶೇಖ್ (32) ಮತ್ತು ಗೋಕಾಕ ತಾಲ್ಲೂಕು ಘಟಪ್ರಭಾದ ಮೊಹಮ್ಮದ್ ದಿಲಾವರ ನಜೀರ್‌ಅಹಮದ್ ಬಾಳೇಕುಂದ್ರಿ (45) ಬಂಧಿತರು. ಆರೋಪಿಗಳಿಂದ ವಿಡಿಯೊ ತುಣುಕುಗಳು, ಮೈಕ್ರೊ ಸೀಕ್ರೆಟ್ ಕ್ಯಾಮೆರಾ, ಲ್ಯಾಪ್‌ಟಾಪ್, ಪೆನ್‌ಡ್ರೈವ್, ಮೊಬೈಲ್, ಚೆಕ್ ಮತ್ತು ಸಿಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.


ನಡೆದಿದ್ದೇನು?: ನಗರದಲ್ಲಿ ವಾಸವಿರುವ ಮಹಿಳಾ ಅಧಿಕಾರಿಯೊಬ್ಬರು ಪ್ರತಿ ದಿನ ಕಚೇರಿಗೆ ಹೋಗುವ ಮುನ್ನ ಮನೆಗೆ ಬೀಗ ಹಾಕಿ, ಕೀಲಿಯನ್ನು ಪಕ್ಕದ ಕಿಟಕಿಯಲ್ಲೇ ಇಟ್ಟು ಹೋಗುತ್ತಿದ್ದರು. ಮನೆಗೆಲಸದ ವ್ಯಕ್ತಿಯಿಂದ ಈ ವಿಷಯ ಯೂಟ್ಯೂಬರ್‌ಗಳಿಗೆ ಗೊತ್ತಾಗಿತ್ತು.

ಹೊಂಚುಹಾಕಿದ ಮೂವರು ಯೂಟ್ಯೂಬರ್‌ಗಳು ಅಧಿಕಾರಿ ಮನೆ ಪ್ರವೇಶಿಸಿ, ಮನೆಯೊಳಗೆ 11 ಕಡೆ ರಹಸ್ಯ ಕ್ಯಾಮೆರಾಗಳನ್ನು ಇಟ್ಟಿದ್ದರು. ಮಹಿಳಾ ಅಧಿಕಾರಿ ತನ್ನ ಸ್ನೇಹಿತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡಿದ್ದರು. ಅವುಗಳನ್ನು ಅಧಿಕಾರಿಗೆ ತೋರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ, ವಿಡಿಯೊಗಳನ್ನು ಸುದ್ದಿವಾಹಿನಿಗೆ ಕೊಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಮಹಿಳಾ ಅಧಿಕಾರಿ ಇಲ್ಲಿನ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇನ್‌ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿದೆ. ತನಿಖೆ ಮುಂದುವರಿದಿದೆ.

ಉಡುಪಿ: ದ್ವೇಷದ ಪೋಸ್ಟ್– ಇಬ್ಬರ ಬಂಧನ

ಉಡುಪಿ: 'ಇನ್‌ಸ್ಟಾಗ್ರಾಂನಲ್ಲಿ ದ್ವೇಷ ಹರಡುವ ಮಾಹಿತಿಯನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಪುತ್ತೂರು ರಸ್ತೆಯ ನಿತೇಶ್ ಕೆ. (20), ಕಡಬ ತಾಲ್ಲೂಕಿನ ಸರಿಬಾಗಿಲು ಗ್ರಾಮದ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿಗಳಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.



ನಿತೇಶ್ ಕೆ.



ಹಿತೇಶ್ ಎ.

ಕಾರ್ಕಳದ ಹಿಂದೂ ವಿವಾಹಿತೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೂಡು ಕಟ್ಟುವ ಉತ್ಸಾಹ...

ಸಿ. ಶಿವಾನಂದ



ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಂಕಸಮುದ್ರ ಪಕ್ಷಿಧಾಮದ ನಡುಗಡ್ಡೆಯಲ್ಲಿ ಬಣ್ಣದ ಕೊಕ್ಕರೆಗಳು ಗೂಡು ಕಟ್ಟುವ ಕಾರ್ಯದಲ್ಲಿ ನಿರತರಾಗಿದ್ದವು

ಅಧಿಕಾರಿಗಳು ಕೋಟಿ ಒಡೆಯರು

'ಲೋಕಾ' ದಾಳಿ: ₹2.2 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ

ಪ್ರಜಾವಾಣಿ ವಾರ್ತೆ

ಮೈಸೂರು: ಜಿಲ್ಲೆಯ ತಿ.ನರಸೀಪುರದ ಪುರಸಭೆಯ ಜೆಇ ಕೆ.ಆರ್.ಚಂದ್ರಶೇಖರ್ ಹಾಗೂ ಸೆಸ್ಕ್ ಪ್ರಭಾರ ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರ ಮನೆ ಹಾಗೂ ಕಚೇರಿ ಸೇರಿ ಏಳು ಕಡೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.

ಚಂದ್ರಶೇಖರ್ ಅವರು ಮೈಸೂರಿನ ವಿಜಯನಗರದಲ್ಲಿ ₹82 ಲಕ್ಷ ಮೌಲ್ಯದ ಮನೆಯಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಜೊತೆಗೆ, ₹55 ಲಕ್ಷ ಮೌಲ್ಯದ ಎರಡು ನಿವೇಶನಗಳು ಪತ್ತೆಯಾಗಿದೆ. ₹2.02 ಕೋಟಿ ಮೌಲ್ಯದ ಚಿನ್ನಾಭರಣ, ₹62 ಲಕ್ಷ ನಗದು, ₹10.70 ಲಕ್ಷ ಮೌಲ್ಯದ ವಾಹನಗಳ ಸಹಿತ ಒಟ್ಟು ₹2.75 ಕೋಟಿ ಚರಾಸ್ತಿ ಪತ್ತೆಯಾಗಿದೆ. ಅವರು ಮೈಸೂರು ಮಹಾನಗರ ಪಾಲಿಕೆಯಿಂದ ನಿಯೋಜನೆ ಮೇರೆಗೆ ತಿ.ನರಸೀಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಜಕಾರ್ತಿ ಅವರು ಮೈಸೂರು ನಗರ ಹಾಗೂ ತುಮಕೂರಿನಲ್ಲಿ ₹1.03 ಕೋಟಿ ಮೌಲ್ಯದ ನಾಲ್ಕು ನಿವೇಶನಗಳ ಮಾಲೀಕರು. ರೈಲ್ವೆ ಬಡಾವಣೆಯಲ್ಲಿ ₹1.31 ಕೋಟಿ ಮೌಲ್ಯದ ಐಷಾರಾಮಿ ಮನೆ ಇದೆ.

ಅವರ ಬಳಿ ₹2.34 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹1.10 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಅದರಲ್ಲಿ, ₹1.45 ಲಕ್ಷ ನಗದು, ₹75.46 ಲಕ್ಷ ಮೌಲ್ಯದ ಚಿನ್ನಾಭರಣ ₹19.55 ಲಕ್ಷ ಮೌಲ್ಯದ ವಾಹನವೂ ಸೇರಿದ್ದು, ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಲೋಕಾಯುಕ್ತ ಎಸ್‌.ಪಿ. ಉದೇಶ್ ನೇತೃತ್ವದಲ್ಲಿ ಡಿಎಸ್‌ಪಿ ಶೈಲೇಂದ್ರ, ಇನ್‌ಸ್ಪೆಕ್ಟರ್‌ಗಳಾದ ವಿಜಯ್ ಕುಮಾರ್, ಉಮೇಶ್, ಶಾಂತಿನಾಥ್ ವನ್ನೂರ್, ಶಶಿಕುಮಾರ್ ಅವರ ತಂಡ ಕಾರ್ಯಾಚರಣೆ ನಡೆಸಿದೆ.





ಕೆ.ಆರ್.ಚಂದ್ರಶೇಖರ್ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ (ಎಡಚಿತ್ರ). ಅಲ್ತಾಫ್ ಹುಸೇನ್ ಜಕಾರ್ತಿ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ

ತುಂಗಭದ್ರಾ: 10 ಗೇಟ್‌ಗಳು ಅಂತಿಮ ಹಂತಕ್ಕೆ

ಪ್ರಜಾವಾಣಿ ವಾರ್ತೆ

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 10 ಗೇಟ್‌ಗಳಿಗೆ ಹೊಸದಾಗಿ ಕ್ರೆಸ್ಟ್ ಗೇಟ್ ಅಳವಡಿಸುವ ಕಾರ್ಯ ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಪೂರ್ಣ ಗೊಳ್ಳಲಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.

18ನೇ ಗೇಟ್ ಅಳವಡಿಸಿ 20 ದಿನಗಳು ಆಗಿವೆ. ಗೇಟ್ ಸಂಖ್ಯೆ 1, 4, 11, 17, 19, 20, 24, 27, 28 ಮತ್ತು 33ರ ಅಳವಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಳೆಯ ಗೇಟ್‌ಗಳನ್ನು ತೆರವುಗೊಳಿಸುವ ಪ್ರಕ್ರಿಯೆಯೂ ನಡೆದಿದೆ.

ಗದಗ ಮತ್ತು ಹೊಸಪೇಟೆ ತುಂಗಭದ್ರಾ ಅಣೆಕಟ್ಟೆ ಕಚೇರಿ ಬಳಿ ಗೇಟ್‌ಗಳ ರಚನೆ (ಫ್ಯಾಬ್ರಿಕೇಷನ್) ಕಾರ್ಯ ಭರದಿಂದ ಸಾಗಿದೆ. 21 ಗೇಟ್‌ಗಳ ರಚನೆ ಪೂರ್ಣಗೊಂಡಿದೆ. ಎರಡು ಗೇಟ್‌ಗಳ ರಚನೆ ಪ್ರಗತಿಯಲ್ಲಿದೆ. ಇನ್ನೂ ನಾಲ್ಕು ಗೇಟ್‌ಗಳ ರಚನೆಗೆ ಸಾಮಗ್ರಿಗಳು ಗದಗಕ್ಕೆ ಬಂದಿವೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

ಅಪಘಾತ: ಮೂವರು ಮಹಿಳೆಯರು ಸಾವು

ರೋಣ (ಗದಗ ಜಿಲ್ಲೆ): ಇಲ್ಲಿನ ಜಿಗಳೂರು ಕ್ರಾಸ್ ಬಳಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳಾ ಕೃಷಿ ಕಾರ್ಮಿಕರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಮರಿಯಂಬು ಹುನಗುಂದ (55), ಅನ್ನಪೂರ್ಣ ಚಂಗಳಿ (50) ಮತ್ತು ಸುಜಾತಾ ಹೊಸಮನಿ (30) ಮೃತರು. 15 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಗಜೇಂದ್ರಗಡ ಪಟ್ಟಣದಿಂದ ರೋಣದ ಜಮೀನುವೊಂದರಲ್ಲಿ ಕಡಲೆ ಕೀಳಲು ಕೃಷಿ ಕಾರ್ಮಿಕರನ್ನು ಕರೆತ-ರುತ್ತಿದ್ದ ಕ್ರೂಸರ್ ವಾಹನಕ್ಕೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಲ್ಯಾಂಡ್ ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ದುನಿಯಾ ವಿಜಯ್ ಮತ್ತು ರಚಿತಾ ರಾಮ್ ನಟನೆಯ 'ಲ್ಯಾಂಡ್ ಲಾರ್ಡ್' ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

'ಎಲ್ಲ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ಫೆ. 5ರಿಂದ ಆರು ತಿಂಗಳವರೆಗೆ ಟಿಕೆಟ್ ಮೇಲೆ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) ವಿಧಿಸಬಾರದು' ಎಂದು ಆದೇಶದಲ್ಲಿ ಆರ್ಥಿಕ ಇಲಾಖೆ ತಿಳಿಸಿದೆ.

ಉತ್ತಮ ಸಾಮಾಜಿಕ ಸಂದೇಶ ಹೊಂದಿರುವ 'ಲ್ಯಾಂಡ್ ಲಾರ್ಡ್' ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಮುಖ್ಯಮಂತ್ರಿಗೆ ದಲಿತ ಸಂಘಟನೆಗಳು ಮನವಿ ಮಾಡಿದ್ದವು.



ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದ್ದ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ 'ಲ್ಯಾಂಡ್ ಲಾರ್ಡ್'ನಂತಹ ಇನ್ನಷ್ಟು ಸಿನಿಮಾಗಳು ಮೂಡಿಬರಲು ಈ ನಿರ್ಧಾರ ಸ್ಫೂರ್ತಿಯಾಗಲಿದೆ ಎಂದು ನಂಬಿದ್ದೇನೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

'ದತ್ತಪೀಠ: ಹೊಸ ಆಚರಣೆ ನಡೆಸಿಲ್ಲ'

ಪ್ರಜಾವಾಣಿ ವಾರ್ತೆ

ಚಿಕ್ಕಮಗಳೂರು: 'ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಲಿಮಾ ತಯ್ಯಿಬಾ ಜಿಯಾರತ್(ದರ್ಶನ) ಸಂಪೂರ್ಣ ಶಾಂತಿಯುತವಾಗಿ ನಡೆಸಲಾಗಿದೆ. ಯಾವುದೇ ಹೊಸ ಧಾರ್ಮಿಕ ವಿಧಿ ಅಥವಾ ಆಚರಣೆ ನಡೆಸಿಲ್ಲ' ಎಂದು ಬಾಬಾಬುಡನ್ ವಂಶಸ್ಥ ಸೈಯ್ಯದ್ ಫಕ್ರುದ್ದೀನ್ ಶಾ ಖಾದ್ರಿ ಸ್ಪಷ್ಟಪಡಿಸಿದ್ದಾರೆ.



ಸೈಯ್ಯದ್ ಫಕ್ರುದ್ದೀನ್ ಶಾ ಖಾದ್ರಿ

ದೀರ್ಘಕಾಲದಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನಷ್ಟೇ ಜ.23ರಂದು ನಡೆಸಲಾಗಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳ್ಳಿ ಬಾಗಿಲಿನ ಬಳಿ ಇರುವ ಕಲಿಮಾ ತಯ್ಯಿಬಾ ಹೊಸದಾಗಿ ನಿರ್ಮಿಸಿರುವುದಲ್ಲ. ಅದು ಐತಿಹಾಸಿಕವಾಗಿ ಅಸ್ತಿತ್ವದಲ್ಲಿರುವ ಕುರುಹು. ಇದರ ದರ್ಶನ ಹಿಂದಿನ ದಿನಗಳಿಂದಲೂ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ.

'ಕಾನೂನಿಗೆ ಪೂರ್ಣ ಗೌರವ ಕೊಟ್ಟು ಈ ಆಚರಣೆ ಕೈಗೊಳ್ಳಲಾಗಿದೆ. ಮೊದಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಪೂರ್ವಜರ ಸಮಾಧಿಗಳಿಗೆ ಹೋಗುವ ಪ್ರವೇಶದ್ವಾರ ಮುಚ್ಚಿದ್ದರಿಂದ ಫಾತಿಹಾ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೂ ನೋವುಂಟಾಗಿದೆ' ಎಂದು ತಿಳಿಸಿದ್ದಾರೆ.

'ಬೇರೆ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ–ನಿಷೇಧ ಅಮಾನ್ಯ'

ನವದೆಹಲಿ (ಪಿಟಿಐ): ವೈದ್ಯಕೀಯ ವಿದ್ಯಾರ್ಥಿಯು ಒಂದು ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ವರ್ಗಾವಣೆ ಮಾಡಿಕೊಳ್ಳಲು ಪೂರ್ಣ ನಿಷೇಧ ಹೇರಿರುವುದು ಅಮಾನ್ಯ ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.



ಈ ಕುರಿತು ಅಗತ್ಯ ಷರತ್ತುಗಳನ್ನು ವಿಧಿಸಿ ವರ್ಗಾವಣೆಗೆ ಅವಕಾಶ ಕಲ್ಪಿಸುವ ಸೂಕ್ತ ನೀತಿ ಜಾರಿಗೊಳಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್‌ಎಂಸಿ) ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ನ್ಯಾಯಪೀಠ, '2023ರ ವೈದ್ಯಕೀಯ ಪದವಿ ಶಿಕ್ಷಣ ನಿಯಂತ್ರಣದ 18ನೇ ನಿಯಮವು ಸಂವಿಧಾನದ ವಿರುದ್ಧ ಹಾಗೂ ಅಸಮಂಜಸವಾಗಿದೆ' ಎಂದು ತಿಳಿಸಿದೆ.

ಶೇಕಡಾ 40ರಷ್ಟು ಅಂಧತ್ವ ಹೊಂದಿದ್ದ ವೈದ್ಯಕೀಯ ವಿದ್ಯಾರ್ಥಿಯು ಬಾರ್ಮೇರ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ನವದೆಹಲಿಯ ವೈದ್ಯಕೀಯ ಕಾಲೇಜಿಗೆ ವರ್ಗಾವಣೆ ಬಯಸಿ, ಅದಕ್ಕಾಗಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಈ ಆದೇಶ ನೀಡಿದೆ.

ಅರ್ಜಿದಾರರ ವಿಚಾರದಲ್ಲಿ ಮೂರು ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಎನ್‌ಎಂಸಿಗೆ ನಿರ್ದೇಶನ ನೀಡಿದೆ.

ಅಕ್ರಮ ಗಣಿ ಸ್ಫೋಟ ಕನಿಷ್ಠ 16 ಸಾವು

ಶಿಲ್ಲಾಂಗ್ (ಪಿಟಿಐ): ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕಿ ಐ ನೊಂಗ್ರಾಂಗ್ ಹೇಳಿದ್ದಾರೆ.

'ಬೆಳಿಗ್ಗೆ ಥಾಂಗ್ಸ್ಕು ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಫೋಟದ ವೇಳೆ ಗಣಿಯ ಒಳಗೆ ಇದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಅಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ. ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿವೆ' ಎಂದು ಅವರು ಹೇಳಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶಿಲ್ಲಾಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಎಸ್.ಪಿ ವಿಕಾಶ್ ಕುಮಾರ್ ತಿಳಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂದು ಇನ್ನೂ ತಿಳಿದು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪರಿಸರ ಹಾನಿ ಮತ್ತು ಸುರಕ್ಷತಾ ಅಪಾಯವನ್ನು ಉಲ್ಲೇಖಿಸಿ 2014ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಮೇಘಾಲಯದಲ್ಲಿ ಕಿರಿದಾದ ರಂಧ್ರದ ಕಲ್ಲಿದ್ದಲು ಗಣಿಗಾರಿಕೆ ಮತ್ತು ಇತರ ಅವೈಜ್ಞಾನಿಕ ಗಣಿಗಾರಿಕೆ ಪದ್ಧತಿಗಳ ಮೇಲೆ ನಿಷೇಧ ಹೇರಿತ್ತು. ಜೊತೆಗೆ ಅಂತಹ ವಿಧಾನಗಳ ಮೂಲಕ ಹೊರತೆಗೆಯಲಾದ ಕಲ್ಲಿದ್ದಲಿನ ಅಕ್ರಮ ಸಾಗಣೆಯನ್ನೂ ನಿರ್ಬಂಧಿಸಿತ್ತು.

ಕಿರಿದಾದ ರಂಧ್ರದ ಗಣಿಗಾರಿಕೆಯಲ್ಲಿ, ಕಾರ್ಮಿಕರು ಪ್ರವೇಶಿಸಿ ಕಲ್ಲಿದ್ದಲನ್ನು ಹೊರತೆಗೆಯಲು ಸಾಧ್ಯವಾಗುವಂತೆ ಸಾಮಾನ್ಯವಾಗಿ 3–4 ಅಡಿ ವ್ಯಾಸದ ಕಿರಿದಾದ ಸುರಂಗಗಳನ್ನು ಕೊರೆಯುತ್ತಾರೆ. ಈ ಮಾದರಿಯ ಗಣಿಗಾರಿಕ ಮೇಲೆ ಎನ್‌ಜಿಟಿ ಹೇರಿದ್ದ ನಿಷೇಧವನ್ನು ನಂತರ ಸುಪ್ರೀಂ ಕೋರ್ಟ್ ಕೂಡ ಎತ್ತಿಹಿಡಿದಿತ್ತು.

ಬಜೆಟ್: ಜನಪ್ರಿಯ ಯೋಜನೆ ಘೋಷಣೆ

ಪಶ್ಚಿಮ ಬಂಗಾಳ: ನಿರುದ್ಯೋಗ ಭತ್ಯೆ ನೀಡುವ ಹೊಸ ಯೋಜನೆ ಜಾರಿ

ಕೋಲ್ಕತ್ತ/ನವದೆಹಲಿ (ಪಿಟಿಐ): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಹೊತ್ತಿನಲ್ಲಿ ಟಿಎಂಸಿ ಸರ್ಕಾರವು ಗುರುವಾರ 2026–27ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದೆ. ನಿರುದ್ಯೋಗಿ ಯುವಕರಿಗಾಗಿ ಹೊಸ ಯೋಜನೆಯೂ ಸೇರಿ ಹಲವು ಜನಪ್ರಿಯ ಘೋಷಣೆಗಳನ್ನು ಸರ್ಕಾರ ಮಾಡಿದೆ.



ಮಮತಾ ಬ್ಯಾನರ್ಜಿ

₹4.06 ಲಕ್ಷ ಕೋಟಿ ಗಾತ್ರದ ಬಜೆಟ್ ಅನ್ನು ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ವಿಧಾನಸಭೆಯಲ್ಲಿ ಮಂಡಿಸಿದರು. 'ಲಕ್ಷ್ಮೀ ಭಂಡಾರ' ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ವರ್ಗದ ಮಹಿಳೆಯರಿಗೆ ತಿಂಗಳಿಗೆ ₹1,200 ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ ₹1,000 ನೀಡಲಾಗುತ್ತಿತ್ತು. ಈಗ ಈ ಮೊತ್ತದಲ್ಲಿ ₹2,500 ಏರಿಸಲಾಗಿದೆ.

'ನಿರುದ್ಯೋಗಿ ಯುವಕರಿಗಾಗಿ 'ಬಾಂಗ್ಲಾರ್ ಯುವ ಸಾಥಿ' ಯೋಜನೆಯನ್ನು ಸರ್ಕಾರ ಘೋಷಿಸಿದೆ. 21ರಿಂದ 40 ವರ್ಷದವರಿಗಾಗಿ ಈ ಯೋಜನೆ ರೂಪಿಸಲಾಗಿದ್ದು, ಅವರಿಗೆ ಉದ್ಯೋಗ ದೊರೆಯುವವರೆಗೂ ತಿಂಗಳಿಗೆ ₹1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಲಾಗಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರ ತಿಂಗಳ ಭತ್ಯೆಯಾಗಿ ₹1,000 ನೀಡಲಾಗುವುದು' ಎಂದು ಘೋಷಿಸಿದೆ.

ಭೂಮಿ ನೀಡಲು ಆಕ್ಷೇಪವಿಲ್ಲ: 'ಗಡಿ ಉದ್ದಕ್ಕೂ ಬೇಲಿ ನಿರ್ಮಿಸಲು ಭೂಮಿ ನೀಡಲು ಯಾವುದೇ ಆಕ್ಷೇಪವಿಲ್ಲ. ಆದರೆ, ಕೇಂದ್ರ ಸರ್ಕಾರವು ಹೇಳದೆ–ಕೇಳದೆ ಬಿಎಸ್‌ಎಫ್‌ನ ಕಾರ್ಯಾಚರಣೆ ವ್ಯಾಪ್ತಿಯನ್ನು 15 ಕಿ.ಮೀಯಿಂದ 50 ಕಿ.ಮೀಗೆ ವಿಸ್ತರಿಸಿದೆ. ಈ ರೀತಿಯ ನಿರ್ಧಾರ ಹಿಂಪಡೆಯಬೇಕು' ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಬಾಕಿ ತುಟ್ಟಿ ಭತ್ಯೆ ನೀಡಲು 'ಸುಪ್ರೀಂ' ಸೂಚನೆ: 'ತುಟ್ಟಿ ಭತ್ಯೆಯು ಸರ್ಕಾರಿ ನೌಕರರ ಹಕ್ಕು' ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, '2008ರಿಂದ 2019ರವರೆಗೆ ತುಟ್ಟಿ ಭತ್ಯೆ ನೀಡಿ' ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಸೂಚನೆ ನೀಡಿದೆ. 'ಈ ಅವಧಿಯಲ್ಲಿ ನೀಡದಿರುವ ಒಟ್ಟು ತುಟ್ಟಿ ಭತ್ಯೆ ಮೊತ್ತದ ಶೇ 25ರಷ್ಟು ಹಣವನ್ನು ಮಾರ್ಚ್ 6ರ ಒಳಗೆ ಎಲ್ಲ ನೌಕರರಿಗೂ ನೀಡಬೇಕು' ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್, ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ನಿರ್ದೇಶನ ನೀಡಿದೆ.

ಎಸ್‌ಐಆರ್ ವಿರುದ್ಧ ನಿರ್ಣಯ: ವಿವಾದ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಮಂಡಿಸಿತು. ಆದರೆ, ಎಸ್‌ಐಆರ್ ಪ್ರಕ್ರಿಯೆ ಕುರಿತು ಚರ್ಚಿಸಲು ಸ್ಪೀಕರ್ ಅನುಮತಿ ನೀಡಲಿಲ್ಲ. ಚರ್ಚೆ ನಡೆಯದಿರುವ ಬಗ್ಗೆ ಟಿಎಂಸಿ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ನಡೆಯಿತು.

'ಎಸ್‌ಐಆರ್ ಪ್ರಕ್ರಿಯೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಆದ್ದರಿಂದ ಚರ್ಚೆಗೆ ಅವಕಾಶ ನೀಡುವುದಿಲ್ಲ' ಎಂದು ಸ್ಪೀಕರ್ ಬಿಮಾನ್ ಬ್ಯಾನರ್ಜಿ ಹೇಳಿದರು. 'ವಿಧಾನಸಭೆ ವ್ಯವಹಾರಗಳ ಸಲಹಾ ಸಮಿತಿ ಕೊನೇ ಹಂತದಲ್ಲಿ ಚರ್ಚೆ ವಿಷಯವನ್ನು ಬದಲು ಮಾಡಿದೆ. ಎಸ್‌ಐಆರ್ ಕುರಿತ ಚರ್ಚೆಗೆ ಸಿದ್ಧವಾಗಿ ಬಂದಿದ್ದೆವು. ಇದನ್ನು ಬದಲು ಮಾಡಲಾಗಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದರು.

ಉಣ್ಣಿಕೃಷ್ಣನ್‌ಗೆ ಜಾಮೀನು

ಕೊಲ್ಲಂ (ಪಿಟಿಐ): ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಸ್ಥಳೀಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ತಂಡವು, (ಎಸ್‌ಐಟಿ) ಆರೋಪಿಯನ್ನು ಬಂಧಿಸಿದ 90 ದಿನಗಳ ಒಳಗಾಗಿ ನಿಯಮದಂತೆ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವುದರಿಂದ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿತು.

ಕೊಲ್ಲಂ ವಿಜಿಲೆನ್ಸ್ ಕೋರ್ಟ್ ನ್ಯಾಯಮೂರ್ತಿ ಮೋಹಿತ್ ಸಿ.ಎಸ್ ಅವರು, ಶ್ರೀಕೋವಿಲ್‌ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಉಣ್ಣಿಕೃಷ್ಣನ್‌ಗೆ ಜಾಮೀನು ನೀಡಿ ಆದೇಶಿಸಿದರು. ಬಳಿಕ ಉಣ್ಣಿಕೃಷ್ಣನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು.


ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪನದ ಕಳ್ಳತನದ ಪ್ರಕರಣದಲ್ಲಿ ಈ ಹಿಂದೆ ಉಣ್ಣಿ ಕೃಷ್ಣನ್‌ಗೆ ಜಾಮೀನು ನೀಡಲಾಗಿತ್ತು. ಆದರೆ ಶ್ರೀಕೋವಿಲ್ ಪ್ರಕರಣದಲ್ಲಿ ಅವರು ಬಂಧನಲ್ಲಿದ್ದರು.

ಛತ್ತೀಸಗಢ: 12 ನಕ್ಸಲರ ಶರಣಾಗತಿ

ಬಿಜಾಪುರ (ಛತ್ತೀಸಗಢ)(ಪಿಟಿಐ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ 12 ನಕ್ಸಲರು ಪೊಲೀಸರ ಮುಂದೆ ಗುರುವಾರ ಶರಣಾಗಿದ್ದಾರೆ. ಈ ನಕ್ಸಲರ ಸುಳಿವು ನೀಡಿದವರಿಗೆ ಒಟ್ಟಾರೆ ₹46 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಶರಣಾದವರ ಪೈಕಿ 8 ಮಹಿಳೆಯರು ಇದ್ದಾರೆ. ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಪ್ರಭಾವಿತಗೊಂಡು ಮುಖ್ಯವಾಹಿನಿಗೆ ಬಂದಿದ್ದಾರೆ' ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ಅವರು ತಿಳಿಸಿದ್ದಾರೆ.

ಷೇರುಪೇಟೆ ವಹಿವಾಟು



ಎನ್‌ಎಸ್‌ಇ ನಿಫ್ಟಿ	
ಹಿಂದಿನ ಅಂತ್ಯ:	25,776
ಇಂದಿನ ಅಂತ್ಯ:	25,642
ದಿನದ ಗರಿಷ್ಠ:	25,579
	133

ಮೊಟ್ಟೆ ಧಾರಣೆ (ಎನ್‌ಇಸಿಸಿ)

ಬೆಂಗಳೂರು		
	100 ಕ್ಕೆ	₹560
	12 ಕ್ಕೆ	₹80
ಮೈಸೂರು:	100 ಕ್ಕೆ	₹562

ಎನ್.ಆರ್.ಪುರ ರಬ್ಬರ್ (ಪ್ರತಿ ಕೆ.ಜಿಗೆ)

ಆರ್‌ಎಸ್‌ಎಸ್-4	₹201.50
ಆರ್‌ಎಸ್‌ಎಸ್-5	₹196.50
ಗುಡ್ ಲಾಟ್	₹184.50

ರಾಮನಗರ ರೇಷ್ಮೆಗೂಡು

ಮಿಶ್ರತಳಿ(ಸಿ.ಬಿ)	₹582-760
ದ್ವಿತಳಿ (ಬಿ.ವಿ)	₹501-933

ಮುದ್ರೆಮನೆ ಕಾಫಿ

ಎಪಿ	₹24100
ಎಸಿ	₹13000
ಆರ್‌ಪಿ	₹17750
ಆರ್‌ಸಿ	₹10125

ಮುಂಬೈ ಖಾದ್ಯ ತೈಲ (ಆವರಣದಲ್ಲಿ ಕಳೆದ ವಹಿವಾಟಿನ ದರ) (10 ಕೆ.ಜಿಗೆ)

ಶೇಂಗಾ (ರಿಫೈನ್ಡ್)	₹1740 (1740)
ಸೋಯಾ (ರಿಫೈನ್ಡ್)	₹1410 (1405)
ಸೂರ್ಯಕಾಂತಿ (ರಿಫೈನ್ಡ್)	₹1620 (1620)
ಪಾಮೋಲಿನ್	₹1330 (1330)

ವ್ಯಾಪಾರ ಒಪ್ಪಂದಕ್ಕೆ ಮಾರ್ಚ್‌ನಲ್ಲಿ ಸಹಿ

ಭಾರತ–ಅಮೆರಿಕ ಒಪ್ಪಂದದ ಕುರಿತಾಗಿ ಸಚಿವ ಗೋಯಲ್ ಮಾಹಿತಿ



ಪೀಯೂಷ್ ಗೋಯಲ್

ನವದೆಹಲಿ (ಪಿಟಿಐ): ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ ತಿಂಗಳ ಮಧ್ಯ ಭಾಗದಲ್ಲಿ ಭಾರತ ಮತ್ತು ಅಮೆರಿಕ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದರು.

ಈ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತವು ಅಮೆರಿಕದಿಂದ ಆಮದಾಗುವ ಕೆಲವು ಸರಕುಗಳ ಮೇಲಿನ ಸುಂಕವನ್ನು ಕಡಿಮೆ ಮಾಡಲಿದೆ.

ಭಾರತ ಮತ್ತು ಅಮೆರಿಕದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತಕ್ಕೆ ಸಂಬಂಧಿಸಿದ ಜಂಟಿ ಹೇಳಿಕೆಯನ್ನು ಅಂತಿಮಗೊಳಿಸುವ ಕೆಲಸ, ಅದಕ್ಕೆ ಸಹಿ ಹಾಕುವ ಕೆಲಸ 4-5 ದಿನಗಳಲ್ಲಿ ಆಗುವ ನಿರೀಕ್ಷೆ ಇದೆ. ಇದರ ಬಳಿಕ ಅಮೆರಿಕ ವಿಧಿಸುವ ಸುಂಕಗಳು ಶೇ 18ಕ್ಕೆ ಇಳಿಯುತ್ತವೆ ಎಂದು ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಉಭಯ ರಾಷ್ಟ್ರಗಳು ಒಪ್ಪಂದವನ್ನು ಅಂತಿಮಗೊಳಿಸಿವೆ. ಭಾರತದಿಂದ ಅಮೆರಿಕ ಪ್ರವೇಶಿಸುವ ಸರಕುಗಳ ಮೇಲೆ ಈಗ ಶೇ 50ರಷ್ಟು ಸುಂಕ ಇದೆ. ಈ ಪೈಕಿ ಶೇ 25ರಷ್ಟನ್ನು ಪ್ರತಿಸುಂಕದ ರೂಪದಲ್ಲಿ ಮತ್ತು ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವುದಕ್ಕೆ ಶೇ 25ರಷ್ಟು ಹೆಚ್ಚುವರಿ ಸುಂಕವನ್ನು ಅಮೆರಿಕ ವಿಧಿಸುತ್ತಿದೆ.

ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಹಂತವು ಈಗಾಗಲೇ ಸಿದ್ಧವಾಗಿದೆ. ಇದು ಮುಂದಿನ 4–5 ದಿನಗಳಲ್ಲಿ ಅಂತಿಮಗೊಂಡು ಮತ್ತು ಜಂಟಿ ಹೇಳಿಕೆಗೆ ಸಹಿ ಆಗಲಿದೆ. ಇದರ ಆಧಾರದ ಮೇಲೆ ಪಾಲುದಾರಿಕೆಯ ಮೊದಲ ಹಂತವು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಒಪ್ಪಂದದ ಅಧಿಕೃತ ಕಡತವನ್ನು ಸಿದ್ಧಪಡಿಸಲಾಗುತ್ತಿದೆ. ಇದಕ್ಕೆ ಒಂದು ಅಥವಾ ಒಂದೂವರೆ ತಿಂಗಳು ಸಮಯ ಬೇಕಾಗಬಹುದು. ಮಾರ್ಚ್ ಮಧ್ಯದ ವೇಳೆಗೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಜಂಟಿ ಹೇಳಿಕೆಗೆ ಸಹಿ ಹಾಕಿದ ಒಂದೆರಡು ದಿನದ ಬಳಿಕ, ಭಾರತದ ಸರಕುಗಳ ಮೇಲೆ ಸುಂಕವನ್ನು ಶೇ 18ಕ್ಕೆ ಇಳಿಸುವ ಕಾರ್ಯಕಾರಿ ಆದೇಶವನ್ನು ಅಮೆರಿಕ ಜಾರಿ ಮಾಡಲಿದೆ. ಈ ಒಪ್ಪಂದದ ಭಾಗವಾಗಿ ಹೂಡಿಕೆ ಮಾಡುವ ಭರವಸೆಯನ್ನು ನೀಡಿಲ್ಲ ಎಂದು ಗೋಯಲ್ ತಿಳಿಸಿದ್ದಾರೆ.

ಈ ಜಂಟಿ ಹೇಳಿಕೆಗೆ ಸಹಿ ಹಾಕುವ ಪ್ರಕ್ರಿಯೆ ವರ್ಚ್ಯುವಲ್ ವೇದಿಕೆಯ ಮೂಲಕ ನಡೆಯಲಿದೆ.

ಜಿಸಿಸಿ ದೇಶಗಳ ಜೊತೆ ಮಾತುಕತೆಗೆ ಒಪ್ಪಿಗೆ

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆ ಆರಂಭಿಸುವುದಕ್ಕೆ ಬೇಕಿರುವ ನಿಬಂಧನೆಗಳನ್ನು ಭಾರತ ಮತ್ತು ಕೊಲ್ಲಿ ಸಹಕಾರ ಮಂಡಳಿಯ (ಜಿಸಿಸಿ) ಸದಸ್ಯ ರಾಷ್ಟ್ರಗಳು ಅಂತಿಮಗೊಳಿಸಿವೆ.

ಈ ನಿಬಂಧನೆಗಳು ಪ್ರಸ್ತಾವಿತ ವ್ಯಾಪಾರ ಒಪ್ಪಂದದ ವ್ಯಾಪ್ತಿಯನ್ನು ವಿವರಿಸುತ್ತವೆ. ನಿಬಂಧನೆಗಳಿಗೆ ಸಹಿ ಹಾಕುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಪೀಯೂಷ್ ಗೋಯಲ್ ವಹಿಸಿದ್ದರು.

ಸೌದಿ ಅರೇಬಿಯಾ, ಯುಎಇ, ಕತಾರ್, ಕುವೈತ್, ಒಮಾನ್ ಮತ್ತು ಬಹರೇನ್ ಜಿಸಿಸಿ ಸದಸ್ಯ ರಾಷ್ಟ್ರಗಳಾಗಿವೆ.

ಚಿಟಿಕೆ ಸುದ್ದಿ

ಬೆಳ್ಳಿ ಬೆಲೆ ಶೇ 10ರಷ್ಟು ಇಳಿಕೆ



ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರವು ಶೇ 3ರಷ್ಟು ಮತ್ತು ಬೆಳ್ಳಿ ಬೆಲೆಯು ಶೇ 10.16ರಷ್ಟು ಕುಸಿದಿದೆ.

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹4,500 ಇಳಿಕೆಯಾಗಿ ₹1,60,600ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹30,300ರಷ್ಟು ಕಡಿಮೆಯಾಗಿ, ₹2.68 ಲಕ್ಷಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಚಿನ್ನ ಮತ್ತು ಬೆಳ್ಳಿಯ ಮಾರಾಟಕ್ಕೆ ಮುಂದಾಗಿದ್ದಾರೆ. ಇದು ಅಮೂಲ್ಯ ಲೋಹಗಳ ಬೆಲೆ ಇಳಿಕೆಗೆ ಕಾರಣ ಆಗಿದೆ ಎಂದು ತಿಳಿಸಿದೆ.

ಮುಂಬೈ ಧಾರಣೆ (ಶೇಂಗಾ)

05-02-2026	
ಜಾವಾ 70/80(ಹೊಸ)	11400-11500
ಜಾವಾ 80/90(ಹೊಸ)	10700-10800
ದಪ್ಪ ಮಧ್ಯಪ್ರದೇಶ (ಹೊಸ)	8400-8500
ದಪ್ಪ ಗುಜರಾತ್ (ಹೊಸ)	9700-9800
ಶೇಂಗಾ ಎಣ್ಣೆ (10 ಕೆಜಿಗೆ)	
ಕಚ್ಚಾ (ತೆರಿಗೆ ಬಿಟ್ಟು)	1750 (1750)
ಒಂದು ವಾರದ ಡೆಲಿವರಿ	1745 (1745)
ಪಾಮ್ ವಾರದ ಡೆಲಿವರಿ	1328 (1328)
ಸೂರ್ಯಕಾಂತಿ ಎಣ್ಣೆ ಕಚ್ಚಾ	1525 (1525)
ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)	
ಅಪರಂಜಿ ಚಿನ್ನ 10 ಗ್ರಾಂ	1,51,500 (1,56,000)
ಬೆಳ್ಳಿ ಕೆ.ಜಿಗೆ	2,55,000 (2,85,000)

ಆವರಣದಲ್ಲಿ ಹಿಂದಿನ ವಹಿವಾಟಿನ ಧಾರಣೆ

ಏರ್‌ಟೆಲ್ ಲಾಭ ಅರ್ಧದಷ್ಟು ಇಳಿಕೆ

ನವದೆಹಲಿ (ಪಿಟಿಐ): ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರ್ತಿ ಏರ್‌ಟೆಲ್ ಕಂಪನಿಯ ನಿವ್ವಳ ಲಾಭವು ಶೇ 55ರಷ್ಟು ಕಡಿಮೆ ಆಗಿ ₹6,630 ಕೋಟಿಗೆ ತಲುಪಿದೆ. ಸಂಪರ್ಕ ಜಾಲದ ನಿರ್ವಹಣಾ ವೆಚ್ಚ ಹೆಚ್ಚಳ, ಶಾಸನಾತ್ಮಕ ಶುಲ್ಕಗಳು, ನೌಕರರಿಗೆ ಸಂಬಂಧಿಸಿದ ವೆಚ್ಚಗಳು ಇದಕ್ಕೆ ಮುಖ್ಯ ಕಾರಣವಾಗಿವೆ.

ಕಂಪನಿಯ ಬಂಡವಾಳ ವೆಚ್ಚಗಳು ಈ ಅವಧಿಯಲ್ಲಿ ಶೇ 28ರಷ್ಟು ಹೆಚ್ಚಾಗಿ ₹11,787 ಕೋಟಿಗೆ ತಲುಪಿವೆ.

ದೂರಸಂಪರ್ಕ ವಲಯದಲ್ಲಿ ದೇಶದ ಎರಡನೆಯ ಅತಿದೊಡ್ಡ ಕಂಪನಿಯಾಗಿರುವ ಭಾರ್ತಿ ಏರ್‌ಟೆಲ್ ಈ ಅವಧಿಯಲ್ಲಿ ₹53,982 ಕೋಟಿ ಕಾರ್ಯಾಚರಣೆ ವರಮಾನ ಗಳಿಸಿದೆ. ಇದು ಹಿಂದಿನ ವರ್ಷ ಇದೇ ಅವಧಿಯಲ್ಲಿ ಕಂಪನಿ ಗಳಿಸಿದ್ದ ₹45,129 ಕೋಟಿಗೆ ಹೋಲಿಸಿದರೆ ಶೇ 19.6ರಷ್ಟು ಹೆಚ್ಚು.

ಕಂಪನಿಯು ಭಾರತದಲ್ಲಿ 41.38 ಕೋಟಿ ಗ್ರಾಹಕರನ್ನು, ಆಫ್ರಿಕಾದಲ್ಲಿ 17.93 ಕೋಟಿ ಗ್ರಾಹಕರನ್ನು ಹೊಂದಿದೆ. ಭಾರತದ ಪ್ರತಿ ಗ್ರಾಹಕನಿಂದ ಕಂಪನಿ ಪಡೆಯುವ ವರಮಾನದ ಮೊತ್ತವು ₹259ಕ್ಕೆ ಏರಿಕೆ ಆಗಿದೆ.

ಸಹಕಾರಿ ‘ಭಾರತ್ ಟ್ಯಾಕ್ಸಿ’ ಸೇವೆ ಶುರು

ಚಾಲಕನೇ ಮಾಲೀಕ • ಮೂರು ವರ್ಷದಲ್ಲಿ ದೇಶದೆಲ್ಲೆಡೆ ಸೇವೆ: ಶಾ

ನವದೆಹಲಿ (ಪಿಟಿಐ): ‘ಭಾರತ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. ಇದು ದೇಶದಲ್ಲಿ ಸಹಕಾರ ತತ್ವದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮೊದಲ ವೇದಿಕೆ ಆಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಭಾರತ್ ಟ್ಯಾಕ್ಸಿ ಸೇವೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಮತ್ತು ದ್ವಾರಕಾದಿಂದ ಕಾಮಾಕ್ಯದವರೆಗೆ ವಿಸ್ತರಿಸಲಾಗುವುದು ಎಂದು ವೇದಿಕೆಯನ್ನು ಉದ್ಘಾಟಿಸಿದ ಬಳಿಕ ಸಚಿವ ಶಾ ಅವರು ಹೇಳಿದ್ದಾರೆ.

ಭಾರತ್ ಟ್ಯಾಕ್ಸಿ ಜೊತೆ ಸೇರಿರುವ ಚಾಲಕರೊಂದಿಗೆ ಲಾಭವನ್ನು ಹಂಚಿಕೊಳ್ಳ-ಲಾಗುವುದು. ಚಾಲಕರು ಗಳಿಸುವ ಪ್ರತಿ ₹100 ಹಣದಲ್ಲಿ ₹80 ಚಾಲಕರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಉಳಿದ ₹20 ವೇದಿಕೆಯಲ್ಲಿ ಉಳಿಯಲಿದೆ. ಆ ₹20ಕ್ಕೂ ಚಾಲಕರೇ ಮಾಲೀಕರಾಗಿ ಇರುತ್ತಾರೆ ಎಂದಿದ್ದಾರೆ.

ಗ್ರಾಹಕರು, ಈ ವೇದಿಕೆಯ ಮೂಲಕ ಕಾರು, ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳ ಸೇವೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.



ಈ ವೇದಿಕೆಯು ಚಾಲಕರಿಗೆ ಸಾಮಾಜಿಕ ಭದ್ರತೆ, ಆರೋಗ್ಯ ವಿಮೆ, ಅಪಘಾತ ವಿಮೆ, ನಿವೃತ್ತಿ ಉಳಿತಾಯ ಯೋಜನೆಯ ಸವಲತ್ತು ನೀಡಲಿದೆ

ಅಮಿತ್ ಶಾ, ಕೇಂದ್ರ ಸಹಕಾರ ಸಚಿವ

ಈಗ ದೇಶದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮಾರುಕಟ್ಟೆಯಲ್ಲಿ ಊಬರ್, ಓಲಾ ಮತ್ತು ರ್‍ಯಾಪಿಡೊ ಪ್ರಾಬಲ್ಯ ಹೊಂದಿವೆ.

ಚಾಲಕರೇ ಮಾಲೀಕರಾಗುವ ಅವಕಾಶವನ್ನು ಈ ವೇದಿಕೆಯು ನೀಡಲಿದೆ. ಇಂತಹ ಅವಕಾಶವನ್ನು ಇತರೆ ಯಾವುದೇ ವೇದಿಕೆ ಒದಗಿ-ಸುತ್ತಿಲ್ಲ ಎಂದು ಶಾ ಅವರು ಹೇಳಿದ್ದಾರೆ.

ಅಮೂಲ್ ಸೇರಿದಂತೆ ದೇಶದ ಎಂಟು ಪ್ರಮುಖ ಸಹಕಾರ ಸಂಘಗಳ ನೆರವಿನೊಂದಿಗೆ ಕಳೆದ ಡಿಸೆಂಬರ್ 2ರಂದು ದೆಹಲಿ–ಎನ್‌ಸಿಆರ್ ಮತ್ತು ಗುಜರಾತ್‌ನಲ್ಲಿ ಪ್ರಾಯೋಗಿಕವಾಗಿ ಈ ಸೇವೆಯನ್ನು ಆರಂಭಿಸಲಾಯಿತು.

ಸಹಕಾರ ತತ್ವದ ಆಧಾರದಲ್ಲಿ ಆ್ಯಪ್ ಮೂಲಕ ಟ್ಯಾಕ್ಸಿ ಸೇವೆ ಒದಗಿಸುವ ಜಗತ್ತಿನ ಅತಿದೊಡ್ಡ ವೇದಿಕೆ ಇದಾಗಿದೆ. ಅಲ್ಲದೆ, ಚಾಲಕರ ಮಾಲೀಕತ್ವದ ವಿಶ್ವದ ಅತಿದೊಡ್ಡ ವೇದಿಕೆಯೂ ಹೌದು ಎಂದು ಸಹಕಾರ ಸಚಿವಾಲಯ ಹೇಳಿದೆ.

ಈ ಸೇವೆ ಆರಂಭಗೊಂಡಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಅಧಿಕ ಚಾಲಕರು ಈ ವೇದಿಕೆ ಸೇರಿದ್ದಾರೆ, 1 ಲಕ್ಷ ಹೆಚ್ಚು ಬಳಕೆದಾರರು ನೋಂದಣಿ ಆಗಿದ್ದಾರೆ.

ಮುಂಬರುವ ವರ್ಷಗಳಲ್ಲಿ ಸಹಕಾರ ಸಂಘಗಳು ಹೊಸ ವ್ಯವಹಾರಗಳಿಗೆ ಪ್ರವೇಶಿಸಲಿವೆ. ಈ ಚಾಲಕರನ್ನು ‘ಸಾರಥಿಗಳು’ ಎಂದು ಕರೆಯಲಾಗುತ್ತದೆ. ಈ ಚಾಲಕರಿಗೆ ಇಫ್ಕೊ-ಟೋಕಿಯೊ ಜನರಲ್ ಇನ್ಶೂರೆನ್ಸ್ ಕಂಪನಿಯು ವೈಯಕ್ತಿಕ ಅಪಘಾತ ಮತ್ತು ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಭಾರತ್ ಟ್ಯಾಕ್ಸಿ ಸೇವೆಯು ಸಾರ್ವಜನಿಕರಿಗೆ ಕೈಗೆಟಕುವ, ಸುರಕ್ಷಿತ ಸೇವೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.

ಸುದ್ದಿ 2 ನಿಮಿಷ

ಜೋಯಾಲುಕ್ಕಾಸ್ ಕೊಡುಗೆ

ಬೆಂಗಳೂರು: ವರ್ಷದ ಅತಿದೊಡ್ಡ ಆಭರಣ ಮಾರಾಟ ಮೇಳದ ಅಂಗವಾಗಿ ಜೋಯಾಲುಕ್ಕಾಸ್‌ನಿಂದ ಗ್ರಾಹಕರಿಗೆ ವಿಶೇಷ ಕೊಡುಗೆ ಪ್ರಕಟಿಸಲಾಗಿದೆ. ಈ ಕೊಡುಗೆ ಫೆಬ್ರುವರಿ 22ರವರೆಗೆ ಇರಲಿದೆ.

ಮಾರಾಟದ ಅಂಗವಾಗಿ ಆಭರಣಗಳ ಮಜೂರಿ ಮೇಲೆ ಶೇಕಡ 40ರಷ್ಟು ರಿಯಾಯಿತಿ ಇರಲಿದೆ. ಚಿನ್ನ, ವಜ್ರ ಮತ್ತು ಕತ್ತರಿಸದ ವಜ್ರಗಳು, ಅಮೂಲ್ಯ ಹರಳು, ಪ್ಲಾಟಿನಂ, ಬೆಳ್ಳಿ ಆಭರಣಗಳಿಗೆ ರಿಯಾಯಿತಿ ಅನ್ವಯವಾಗಲಿದೆ.

‘ಗ್ರಾಹಕರು ಹತ್ತಿರದ ನಮ್ಮ ಮಳಿಗೆಗೆ ಭೇಟಿ ನೀಡಿ ಕೊಡುಗೆ ಪಡೆದುಕೊಳ್ಳಬೇಕು’ ಎಂದು ಜೋಯಾಲುಕ್ಕಾಸ್ ಪ್ರಕಟಣೆ ತಿಳಿಸಿದೆ.

‘ಆಭರಣಗಳಿಗೆ ಉಚಿತ ಆಜೀವ ಪರ್ಯಂತ ನಿರ್ವಹಣೆ, ಒಂದು ವರ್ಷದ ಉಚಿತ ವಿಮೆ ಮತ್ತು ಪ್ರತಿ ಖರೀದಿಯ ಮೇಲೆ ಶೇಕಡ 100ರಷ್ಟು ಮರುಖರೀದಿ ಗ್ಯಾರಂಟಿ ಪ್ರಯೋಜನವನ್ನು ಗ್ರಾಹಕರು ಪಡೆಯುತ್ತಾರೆ’ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ಹೇಳಿದ್ದಾರೆ.



ಟಾಟಾ ಮೋಟರ್ಸ್‌ಗೆ ನಷ್ಟ

ನವದೆಹಲಿ (ಪಿಟಿಐ): ಟಾಟಾ ಮೋಟರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಕಂಪನಿಯು ಡಿಸೆಂಬರ್ ತ್ರೈಮಾಸಿಕದಲ್ಲಿ ₹3,483 ಕೋಟಿ ನಷ್ಟ ಕಂಡಿದೆ. ಕಂಪನಿಯ ಅಂಗಸಂಸ್ಥೆಯಾದ ಬ್ರಿಟನ್ನಿನ ಜಾಗ್ವಾರ್ ಲ್ಯಾಂಡ್ ರೋವರ್‌ನಲ್ಲಿ ವರದಿಯಾದ ಸೈಬರ್ ಪ್ರಕರಣವು ಈ ಪ್ರಮಾಣದ ನಷ್ಟಕ್ಕೆ ಪ್ರಮುಖ ಕಾರಣ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹5,485 ಕೋಟಿ ಲಾಭ ಗಳಿಸಿತ್ತು. ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ವರಮಾನ ₹70,108 ಕೋಟಿ ಆಗಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹94,472 ಕೋಟಿ ಆಗಿತ್ತು.

‘ಜಾಗ್ವಾರ್ ಲ್ಯಾಂಡ್ ರೋವರ್‌ನಲ್ಲಿನ ಸೈಬರ್ ಪ್ರಕರಣದ ಪರಿಣಾಮವು ಮುಂದುವರಿದಿದ್ದರಿಂದಾಗಿ ಈ ತ್ರೈಮಾಸಿಕವು ಬಹಳ ಸವಾಲಿನದ್ದಾಗಿತ್ತು. ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ತ್ರೈಮಾಸಿಕದಲ್ಲಿ ಭಾರತದಲ್ಲಿನ ವಹಿವಾಟುಗಳಲ್ಲಿ ಬಹಳ ಸುಧಾರಣೆ ಆಗಿದೆ’ ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಧೀಮನ್ ಗುಪ್ತ ಹೇಳಿದ್ದಾರೆ.

ಅಡಿಕೆ ಧಾರಣೆ

ಕುಮಟಾ	
ಹೊಸಚಾಲಿ	33669-46619
ಚಾಲಿ	39379-50200
ಚಿಪ್ಪು	21809-39689
ಕೋಕ	15210-35669
ಪುತ್ತೂರು	
ಕೋಕ	28000-36500
ಹೊಸತು	26000-46000
ಸಾಗರ	
ಬಿಳಿಗೋಟು	18666-33666
ಚಾಲಿ	20229-43700
ಕೋಕ	10199-34299
ಕೆಂಪುಗೋಟು	32899-40899
ರಾಶಿ	40899-56199
ಸಿಪ್ಪೆಗೋಟು	8349-23699
ಶಿವಮೊಗ್ಗ	
ಬೆಟ್ಟೆ	53100-66909
ಗೊರಬಲು	19005-43301
ರಾಶಿ	41209-57079
ಸರಕು	53159-88410
ಶಿರಸಿ	
ಬೆಟ್ಟೆ	38899-51289
ಬಿಳಿಗೋಟು	26699-42380
ಚಾಲಿ	43350-47599
ಕೆಂಪುಗೋಟು	21310-36809
ರಾಶಿ	50149-55198
ಯಲ್ಲಾಪುರ	
ಆಪಿ	61500-64179
ಬಿಳಿಗೋಟು	16900-36899
ಕೋಕ	11900-32299
ಹಳೆಚಾಲಿ	38819-50815
ಹೊಸಚಾಲಿ	38995-47399
ಕೆಂಪುಗೋಟು	16900-38169
ರಾಶಿ	50009-60009
ತಟ್ಟಿಬೆಟ್ಟೆ	38700-51510

ರೂಬಲ್ ಅವರಿಗೆ ‘ಗ್ಲೋಬಲ್ ಟೀಚರ್’ ಪ್ರಶಸ್ತಿ ಪ್ರದಾನ

ದುಬೈ (ಎಪಿ): ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದವರಿಗೆ ನೀಡುವ ‘ಗ್ಲೋಬಲ್ ಟೀಚರ್’ ಪ್ರಶಸ್ತಿಯನ್ನು ಭಾರತದ ಶಿಕ್ಷಕಿ ರೂಬಲ್ ನಾಗಿ ಅವರಿಗೆ ಗುರುವಾರ ಪ್ರದಾನ ಮಾಡಲಾಯಿತು.



ರೂಬಲ್ ನಾಗಿ

ಪ್ರಶಸ್ತಿಯು ಒಂದು ಮಿಲಿಯನ್ ಡಾಲರ್ (ಅಂದಾಜು ₹9 ಕೋಟಿ) ನಗದು ಒಳಗೊಂಡಿದೆ. ರೂಬಲ್ ನಾಗಿ ಪ್ರತಿ-ಷ್ಠಾನದಡಿ ಅವರು ಭಾರತದಾದ್ಯಂತ 800 ಕಲಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಕೊಳೆಗೇರಿಗಳ ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಅವುಗಳ ಮೂಲಕ ಸಾಹಿತ್ಯ, ವಿಜ್ಞಾನ, ಗಣಿತ ಹಾಗೂ ಇತಿಹಾಸದ ಪಾಠಗಳನ್ನು ಬೋಧಿಸುತ್ತಿದ್ದಾರೆ.

‘ಶಾಲೆಗೆ ಹೋಗದ ಮಕ್ಕಳಿಗೆ ರಚನಾತ್ಮಕ ಕಲಿಕೆ ಪ್ರಾರಂಭಿಸುವುದು ನನ್ನ ಗುರಿಯಾಗಿದೆ. ಉಚಿತ ವೃತ್ತಿ ತರಬೇತಿ ಕೇಂದ್ರ ಸ್ಥಾಪಿಸಲು ಈ ಪ್ರಶಸ್ತಿ ಮೊತ್ತವನ್ನು ಬಳಸುವ ಯೋಜನೆ ಇದೆ’ ಎಂದು ಅವರು ಹೇಳಿದ್ದಾರೆ.

ನಾಗಿ ಅವರು ‘ಗ್ಲೋಬಲ್ ಟೀಚರ್’ ಪ್ರಶಸ್ತಿ ಪಡೆಯುತ್ತಿರುವ 10ನೇ ವ್ಯಕ್ತಿಯಾಗಿದ್ದಾರೆ. 2015ರಲ್ಲಿ ಈ ಪ್ರಶಸ್ತಿಯನ್ನು ಆರಂಭಿಸಲಾಯಿತು.

ಗಂಗೆಯ ಅತಿಥಿಗಳು

ಪಿಟಿಐ ಚಿತ್ರ:



ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಬಳಿ ಗಂಗಾ ನದಿಯಲ್ಲಿ ಹಗ್ಗದ ಮೇಲೆ ಸಾಲಾಗಿ ಮೈನಾ ಹಕ್ಕಿಗಳು ಕುಳಿತುಕೊಂಡಿದ್ದವು

ಎಲ್‌ಐಸಿ ಲಾಭ ಹೆಚ್ಚಳ

ನವದೆಹಲಿ (ಪಿಟಿಐ): ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ₹12,958 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ನಿಗಮವು ₹11,056 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣ ಶೇ 17ರಷ್ಟು ಹೆಚ್ಚಳವಾಗಿದೆ ಎಂದು ನಿಗಮವು ಷೇರುಪೇಟೆಗೆ ತಿಳಿಸಿದೆ. ವಿಮಾ ಕಂತಿನ ಮೂಲಕ ಗಳಿಸಿದ ವರಮಾನವು ₹1.06 ಲಕ್ಷ ಕೋಟಿಯಿಂದ ₹1.25 ಲಕ್ಷ ಕೋಟಿಗೆ ಏರಿಕೆಯಾಗಿದೆ. ಒಟ್ಟು ವರಮಾನವು ₹2.01 ಲಕ್ಷ ಕೋಟಿಯಿಂದ ₹2.33 ಲಕ್ಷ ಕೋಟಿಗೆ ಹೆಚ್ಚಳವಾಗಿದೆ ಎಂದು ತಿಳಿಸಿದೆ.

‘ಐದು ತೇಜಸ್ ಜೆಟ್‌ಗಳ ಹಸ್ತಾಂತರಕ್ಕೆ ಸಿದ್ಧ’



ನವದೆಹಲಿ (ಪಿಟಿಐ): ಐದು ‘ತೇಜಸ್’ ಲಘು ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು ಸಿದ್ಧವಿರುವುದಾಗಿ ಸರ್ಕಾರಿ ಸ್ವಾಮ್ಯದ ವೈಮಾನಿಕ ಸಂಸ್ಥೆ ‘ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್’ (ಎಚ್‌ಎಎಲ್) ತಿಳಿಸಿದೆ.

ತೇಜಸ್ ಎಂಕೆ–1 ಸರಣಿಯ 83 ತೇಜಸ್ ಯುದ್ಧ ವಿಮಾನಗಳ ಖರೀದಿ ಸಂಬಂಧ 2021ರ ಫೆಬ್ರುವರಿ ತಿಂಗಳಲ್ಲಿ ಎಚ್‌ಎಎಲ್ ಹಾಗೂ ರಕ್ಷಣಾ ಇಲಾಖೆಯ ನಡುವೆ ₹48 ಸಾವಿರ ಕೋಟಿ ಒಪ್ಪಂದ ನಡೆದಿತ್ತು.

ಜೆಟ್‌ಗಳಿಗೆ ಅಗತ್ಯವಾದ ಜೆಟ್ ಎಂಜಿನ್‌ಗಳನ್ನು ಪೂರೈಸಲು ‘ಜಿಇ ಏರೋಸ್ಪೇಸ್’ ಸಂಸ್ಥೆ ವಿಳಂಬ ಮಾಡಿದ್ದರಿಂದ ಜೆಟ್‌ಗಳ ಹಸ್ತಾಂತರವು ತಡವಾಗಿತ್ತು.

‘ಒಪ್ಪಂದದಲ್ಲಿ ಸೂಚಿಸಲಾದ ಮಾನದಂಡಗಳಿಗೆ ಅನುಗುಣವಾಗಿಯೇ ತಯಾರಾದ ಐದು ಜೆಟ್‌ಗಳ ಪೂರೈಕೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ’ ಎಂದು ಎಚ್‌ಎಎಲ್ ವಕ್ತಾರರು ತಿಳಿಸಿದ್ದಾರೆ.

‘ಹೆಚ್ಚುವರಿಯಾಗಿ 9 ವಿಮಾನಗಳನ್ನು ಈಗಾಗಲೇ ವಿನ್ಯಾಸಗೊಳಿಸಲಾಗಿದೆ. ಜಿ.ಇ ಸಂಸ್ಥೆಯಿಂದ ಎಂಜಿನ್‌ಗಳು ಲಭ್ಯವಾಗುತ್ತಿದ್ದಂತೆಯೇ, ಅವುಗಳನ್ನು ಹಸ್ತಾಂತರ ಮಾಡಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ಎಂಜಿನ್ ಹೊಂದಿರುವ ತೇಜಸ್ ಯುದ್ಧ ವಿಮಾನವು ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿಯೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ದುರ್ನಡತೆ: ಪೊಲೀಸರ ವಿರುದ್ಧ ಕ್ರಮಕ್ಕೆ ಕಾಯ್ದೆ

ಒಂದನೇ ಪುಟದಿಂದ...

‘ಈಗ ಇಂತಹ ವರ್ಗಾವಣೆಗಳು ಮಂಡಳಿಯ ವ್ಯಾಪ್ತಿಯಲ್ಲಿರುವುದಿಲ್ಲ. ಸರ್ಕಾರವೇ ಆ ಕೆಲಸ ಮಾಡಬೇಕಾಗುತ್ತದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ಮತ್ತು ಆದೇಶ ಪಡೆಯುವಲ್ಲಿ ತಡವಾಗುವ ಸಾಧ್ಯತೆ ಇದೆ’ ಎಂದರು.

ಪೊಲೀಸ್ ಸಿಬ್ಬಂದಿ ಮಂಡಳಿಯು ಪೊಲೀಸ್ ಸಿಬ್ಬಂದಿ ಮತ್ತು ಡಿವೈಎಸ್‌ಪಿ ಶ್ರೇಣಿಯವರೆಗಿನ ಅಧಿಕಾರಿಗಳನ್ನು ವರ್ಗಾಯಿಸಲು ಇಲಾಖೆಯ ಇತರೆ ಎಲ್ಲಾ ವರ್ಗಾವಣೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದೆ. ಆದ್ದರಿಂದ ಪೊಲೀಸ್ ಸ್ಥಾಪನಾ ಮಂಡಳಿಗೆ ಅಧಿಕಾರ ನೀಡಲು ಮಸೂದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದರು.

ಔಷಧ ಅಕ್ರಮ ಮಾರಾಟ ಆರೋಪ: 200 ವೆಬ್‌ಸೈಟ್ ಜಪ್ತಿ

ನ್ಯೂಯಾರ್ಕ್ (ಪಿಟಿಐ): ಅಕ್ರಮವಾಗಿ ಆನ್‌ಲೈನ್ ಮೂಲಕ ಔಷಧ ಮಾರಾಟ ಮಾಡುತ್ತಿತ್ತು ಎನ್ನಲಾದ ಭಾರತದ ಸಂಸ್ಥೆಯ ಜೊತೆ ನಂಟು ಹೊಂದಿರುವ 200ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಅಮೆರಿಕದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಸಂಸ್ಥೆಯು ಆನ್‌ಲೈನ್ ಮೂಲಕ ಮಾರಾಟ ಮಾಡುತ್ತಿದ್ದ ಔಷಧಗಳನ್ನು ಸೇವಿಸಿದವರ ಪೈಕಿ 6 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ ಎಂಬ ಆರೋಪಗಳಿವೆ ಎಂದು ಅಮೆರಿಕದ ಡ್ರಗ್ ಜಾರಿ ಆಡಳಿತ(ಡಿಇಎ) ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಇಎ ಅಧಿಕಾರಿಗಳು ದೇಶಾದ್ಯಂತ ಕಾರ್ಯಾಚರಣೆಗಳನ್ನು ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ ಎಂದೂ ತಿಳಿಸಿದ್ದಾರೆ.

ಅಮೆರಿಕ: 300 ಪತ್ರಕರ್ತರ ವಜಾ

ವಾಷಿಂಗ್ಟನ್: ಅಮೆರಿಕದ ಪ್ರಮುಖ ದೈನಿಕ ವಾಷಿಂಗ್ಟನ್ ಪೋಸ್ಟ್ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 300ಕ್ಕೂ ಅಧಿಕ ಪತ್ರಕರ್ತರನ್ನು ಬುಧವಾರ ವಜಾಗೊಳಿಸಿದೆ.

ತಿರುವನಂತಪುರ ಸಂಸದ ಶಶಿ ತರೂರ್ ಅವರ ಮಗ, ಪತ್ರಕರ್ತ ಇಶಾನ್ ತರೂರ್ ಸೇರಿದಂತೆ ಕ್ರೀಡೆ, ಸ್ಥಳೀಯ ಹಾಗೂ ಅಂತರರಾಷ್ಟ್ರೀಯ ಸುದ್ದಿ ವರದಿ ಮಾಡುತ್ತಿದ್ದ ಪತ್ರಕರ್ತರು ಕೂಡ ಇದರಲ್ಲಿದ್ದಾರೆ.

ಕಂಪನಿಯ ನಿರ್ಧಾರದ ಕುರಿತು ತಿಳಿದಿರುವ ಇಬ್ಬರ ಪ್ರಕಾರ, ಒಟ್ಟು ಸಿಬ್ಬಂದಿಯ ಪೈಕಿ ಶೇಕಡ 30ರಷ್ಟು ಮಂದಿಯನ್ನು ವಜಾಗೊಳಿಸಲಾಗಿದೆ. ಸುದ್ದಿಸಂಸ್ಥೆಯಲ್ಲಿ ಒಟ್ಟು 800 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿಬ್ಬಂದಿ ಕಡಿತಕ್ಕೆ ಪತ್ರಿಕೆಯ ಮಾಲೀಕತ್ವ ಹೊಂದಿರುವ ನ್ಯಾಶ್ ಹೋಲ್ಡಿಂಗ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಸಹಿ ಹಾಕಿದ್ದಾರೆ.

‘ಸಂಸ್ಥೆಯು ದೀರ್ಘಕಾಲದಿಂದ ತೀವ್ರ ನಷ್ಟ ಅನುಭವಿಸುತ್ತಿದ್ದು, ಓದುಗರ ಅಗತ್ಯವನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಅನಿವಾರ್ಯವಾಗಿ ಸಿಬ್ಬಂದಿ ಕಡಿತ ಮಾಡಲಾಗುತ್ತಿದೆ’ ಎಂದು ಪತ್ರಿಕೆಯ ಕಾರ್ಯಕಾರಿ ಸಂಪಾದಕ ಮ್ಯಾಟ್ ಮುರ್ರೆ ಸಿಬ್ಬಂದಿಯ ಮುಂದೆ ತಮ್ಮ ಸಂಕಷ್ಟ ತೋಡಿಕೊಂಡರು.

‘ಎಲ್ಲ ವಿಭಾಗಗಳಲ್ಲಿ ಇದರಿಂದ ಪರಿಣಾಮ ಉಂಟಾಗಲಿದ್ದು, ಸಂಸ್ಥೆಯು ಮುಂದಿನ ದಿನಗಳಲ್ಲಿ ರಾಷ್ಟ್ರೀಯ, ರಾಜಕೀಯ, ಉದ್ಯಮ, ಆರೋಗ್ಯ ಹಾಗೂ ಇತರೆ ವಿಭಾಗಗಳ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ’ ಎಂದು ತಿಳಿಸಿದ್ದಾರೆ.

ಈರುಳ್ಳಿ ಧಾರಣೆ ಬೆಂಗಳೂರು (ಕ್ವಿಂಟಲ್‌ಗೆ)

ದೊಡ್ಡ	₹1500-2200
ಮಧ್ಯಮ	₹1000-1500
ಸಣ್ಣ	₹400-1000

ಕೊಬ್ಬರಿ ಧಾರಣೆ (ಕ್ವಿಂಟಲ್‌ಗೆ)

ಅರಸೀಕೆರೆ	₹20000-20000
ಮಂಗಳೂರು	₹10000-18500
ತುರುವೇಕೆರೆ	₹29000-30400
ವಿಜಯಪುರ	₹8500-8500

‘ವಿಶ್ವಗುರು’ ವಿಮರ್ಶಿಸುವುದಕ್ಕೆ ಕಾರ್ಯಕ್ರಮದ ಆಹ್ವಾನ ಹಿಂಪಡೆದ ಮುಂಬೈ ವಿ.ವಿ: ನಟ ನಾಸಿರುದ್ದೀನ್ ಶಾ ಆರೋಪ

‘ಪ್ರೀತಿಸುವುದನ್ನು ಕಲಿಸಿದ, ನಾನು ಬೆಳೆದ ದೇಶ ಇದಲ್ಲ’

ಪ್ರಜಾವಾಣಿ ವಾರ್ತೆ

ಮುಂಬೈ: ‘ಮುಂಬೈ ವಿಶ್ವವಿದ್ಯಾ-ಲಯದ ಉರ್ದು ವಿಭಾಗವು ಆಯೋಜಿಸಿದ್ದ ‘ಜಶ್ನ್–ಎ–ಉರ್ದು’ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದರು. ಆದರೆ, ಕೊನೇ ಗಳಿಕೆಯಲ್ಲಿ ಆಹ್ವಾನವನ್ನು ಹಿಂಪಡೆದರು’ ಎಂದು ನಟ ನಾಸಿರುದ್ದೀನ್ ಶಾ ಹೇಳಿದ್ದಾರೆ. ‘ಸ್ವಯಂ ಘೋಷಿತ ‘ವಿಶ್ವಗುರು’ವಿನ ಕುರಿತು ನಾನು ವಿಮರ್ಶೆ ಮಾಡುತ್ತೇನೆ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗಿದೆ’ ಎಂದು ತಿಳಿಸಿದರು.

ಈ ಬಗ್ಗೆ ಇಂಗ್ಲಿಷ್ ಪತ್ರಿಕೆಯೊಂದಲ್ಲಿ ಅವರು ಬರಹ ಬರೆದಿದ್ದಾರೆ. ನಾಸಿರುದ್ದೀನ್ ಶಾ ಅವರ ಆರೋಪದ ಕುರಿತು ವಿಶ್ವವಿದ್ಯಾಲಯವು ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.


‘ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲು ನಾನು ಕಾತರನಾಗಿದ್ದೆ. ಕಾರ್ಯಕ್ರಮದ ಹಿಂದಿನ ರಾತ್ರಿ ನನಗೆ ಕರೆ ಮಾಡಿ ‘ಕಾರ್ಯಕ್ರಮಕ್ಕೆ ಬರುವ ಅಗತ್ಯವಿಲ್ಲ’ ಎಂದರು. ನಾನು ಇದನ್ನು ಅವಮಾನ ಎಂದುಕೊಳ್ಳಲಿಲ್ಲ. ಆದರೆ, ಗಾಯದ ಮೇಲೆ ಬರೆ ಹಾಕಬೇಕು ಎಂದು ನಿರ್ಧರಿಸಿದ ಆಯೋಜಕರು, ‘ನಾನೇ ಆಹ್ವಾನ ಸ್ವೀಕರಿಸಲಿಲ್ಲ. ಬರುವುದಕ್ಕೆ ನಿರಾಕರಿಸಿದೆ’ ಎಂದು ಪ್ರೇಕ್ಷಕರಿಗೆ ಹೇಳಿದರು’ ಎಂದರು.

‘ನಾನು ದೇಶದ ವಿರುದ್ಧ ಮಾತನಾಡುತ್ತೇನೆ ಎಂಬಂಥ ಅಭಿಪ್ರಾಯವಿದ್ದರೆ, ಅದನ್ನು ನೇರವಾಗಿ ನನಗೇ ಹೇಳುವ ಧೈರ್ಯ ಇಲ್ಲದಿರುವುದಕ್ಕೆ ನನಗೇನೂ ಆಶ್ಚರ್ಯವಾಗುತ್ತಿಲ್ಲ. ಆದರೆ, ದೇಶದ ವಿರುದ್ಧ ನಾನು ಮಾತನಾಡಿದ್ದೇನೆ ಎಂದಿರುವ ವಿಶ್ವವಿದ್ಯಾಲಯದ ಅಧಿಕಾರಿಯು, ಈ ಬಗ್ಗೆ ನನ್ನ ಒಂದೇ ಒಂದು ಹೇಳಿಕೆಯನ್ನು ತೋರಿಸಲಿ’ ಎಂದು ತಮ್ಮ ಬರಹದಲ್ಲಿ ಅವರು ಸವಾಲು ಹಾಕಿದರು.

ತೇಲ್ತುಂಬ್ಡೆ ಅವರ ಗೋಷ್ಠಿ ರದ್ದು: ಲೇಖಕ ಆನಂದ್ ತೇಲ್ತುಂಬ್ಡೆ ಅವರ ಆತ್ಮಚರಿತ್ರೆ ‘ದಿ ಸೆಲ್ ಆ್ಯಂಡ್ ದಿ ಸೋಲ್: ಎ ಪ್ರಿಸನ್ ಮೆಮೊಯರ್’ ಕುರಿತು ‘ಕಾಲಾ ಘೋಢಾ ಕಲಾ ಉತ್ಸವ’ದಲ್ಲಿ ಗೋಷ್ಠಿ ಆಯೋಜಿಸಲಾಗಿತ್ತು. ಆದರೆ, ಮುಂಬೈ ಪೊಲೀಸರ ನಿರ್ದೇಶನದ ಮೇರೆಗೆ ಈ ಗೋಷ್ಠಿಯನ್ನು ಮಂಗಳವಾರ ರಾತ್ರಿ ರದ್ದು ಮಾಡಲಾಗಿತ್ತು. ಈ ಗೋಷ್ಠಿಯು ಫೆ.5ಕ್ಕೆ ನಡೆಯಬೇಕಿತ್ತು.

‘ಹೊಗಳು ಗೀತೆ’ ಹಾಡದಿದ್ದರೆ ದೇಶದ್ರೋಹವೇ?

ಜಾರ್ಜ್ ಆರ್ವೆಲ್ ಅವರ ‘1984’ ಕಾದಂಬರಿಯಲ್ಲಿ ಇರುವಂತೆ ತಮ್ಮ ರಾಜಕೀಯ ಶತ್ರುಗಳ ಕುರಿತು ನಿತ್ಯ ಎರಡು ನಿಮಿಷ ದ್ವೇಷ ಉಗುಳುವ ಚಟುವಟಿಕೆಯಂತೆ ನಮ್ಮ ದೇಶದಲ್ಲಿ 24 ಗಂಟೆಯೂ ದ್ವೇಷ ಉಗುಳಲಾಗುತ್ತಿದೆ. ‘ಅತ್ಯುನ್ನತ ನಾಯಕ’ನ ಹೊಗಳು ಗೀತೆಯನ್ನು ಹಾಡದಿದ್ದರೆ ಅದು ದೇಶದ್ರೋಹಕ್ಕೆ ಸಮ ಎಂದು ಇದೇ ಕಾದಂಬರಿಯಲ್ಲಿ ಬರುತ್ತದೆ. ಹೆಚ್ಚು ಕಮ್ಮಿ ಇದೇ ರೀತಿಯ ಪರಿಸ್ಥಿತಿ ಏನಾದರೂ ನಮ್ಮ ದೇಶದಲ್ಲಿ ಇದೆಯೇ? ಪ್ರೀತಿಸುವುದನ್ನು ಕಲಿಸಿದ ನಾನು ಬೆಳದ ದೇಶ ಇದಲ್ಲ



ನಾಸಿರುದ್ದೀನ್ ಶಾ, ನಟ

ಭಾರತ ಯುವಪಡೆಗೆ 'ಆರಕ್ಕೇರುವ' ಆಸೆ

19 ವರ್ಷದೊಳಗಿನವರ ವಿಶ್ವಕಪ್: 5 ಸಲದ ಚಾಂಪಿಯನ್ ತಂಡಕ್ಕೆ ಇಂಗ್ಲೆಂಡ್ ಸವಾಲು


ವೈಭವ್ ಸೂರ್ಯವಂಶಿ


ವಿಶ್ವಕಪ್ ಟ್ರೋಫಿಯೊಂದಿಗೆ ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ ಹಾಗೂ ಥಾಮಸ್ ರೀವ್

ಹರಾರೆ (ಪಿಟಿಐ): ಭಾರತದ ಕ್ರಿಕೆಟ್ ಕ್ಷೇತ್ರದ ಭವಿಷ್ಯದ ತಾರೆಗಳಾಗುವ ಕನಸು ಕಾಣುತ್ತಿರುವ ಚಿಗುರುಮೀಸೆಯ ಹುಡುಗರು ಈಗ ದಾಖಲೆಯ ಹೊಸ್ತಿಲಲ್ಲಿ ನಿಂತಿದ್ದಾರೆ.

ಶುಕ್ರವಾರ ನಡೆಯಲಿರುವ ಐಸಿಸಿ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಆಡಲಿರುವ ಭಾರತ ಯುವಪಡೆಯು ಆರನೇ ಬಾರಿ ಕಿರೀಟ ಧರಿಸುವತ್ತ ಚಿತ್ತ ನೆಟ್ಟಿದೆ. ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ತಂಡವು ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಆಡಲಿದೆ.

ಸೆಮಿಫೈನಲ್‌ನಲ್ಲಿ ಅಫ್ಗಾನಿಸ್ತಾನದ ಎದುರು 311 ರನ್‌ಗಳ ದೊಡ್ಡ ಗುರಿಯನ್ನು ನಿರಾಯಾಸವಾಗಿ ಮುಟ್ಟಿದ ಭಾರತ ತಂಡವು ಭರ್ತಿ ಆತ್ಮವಿಶ್ವಾಸದಲ್ಲಿದೆ.

ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಅಷ್ಟೇನೂ ರನ್ ಗಳಿಸದ ಆ್ಯರನ್ ಜಾರ್ಜ್ ಸೆಮಿ ಪಂದ್ಯದಲ್ಲಿ ಶತಕ ಹೊಡೆದರು. ನಾಯಕ ಆಯುಷ್ ಮ್ಹಾತ್ರೆ ಅರ್ಧಶತಕ ಗಳಿಸಿ ಲಯಕ್ಕೆ ಮರಳಿದರು. ವೈಭವ್ ಸೂರ್ಯವಂಶಿ ಯಥಾಪ್ರಕಾರ ತಮ್ಮ 'ಗದಾಪ್ರಹಾರ'ದ ಮೂಲಕ ರನ್ ಸೂರೆ ಮಾಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ವಿಹಾನ್ ಮಲ್ಹೋತ್ರಾ, ಅಭಿಗ್ಯಾನ್ ಕುಂಡು ಹಾಗೂ ವೇದಾಂತ್ ತ್ರಿವೇದಿ ಅವರೂ ಉತ್ತಮ ಲಯದಲ್ಲಿದ್ದಾರೆ. ಆದ್ದರಿಂದ ಬ್ಯಾಟಿಂಗ್ ವಿಭಾಗವು ಬಲಿಷ್ಠವಾಗಿದೆ.

ಬೌಲಿಂಗ್‌ನಲ್ಲಿ ಪ್ರತಿಭಾನ್ವಿತರಾದ ಅಂಬರೀಷ್, ಹೆನಿಲ್ ಪಟೇಲ್, ಖಿಲಾನ್ ಪಟೇಲ್ ಅವರು ತಮ್ಮ ನೈಜ ಸಾಮರ್ಥ್ಯವನ್ನು ಮೆರೆಯಬೇಕಾಗಿದೆ.

ವಿಕೆಟ್‌ಕೀಪರ್ ಥಾಮಸ್ ರೀವ್ ನಾಯಕತ್ವದ ಇಂಗ್ಲೆಂಡ್ ತಂಡವು ನಾಲ್ಕರ ಘಟ್ಟದಲ್ಲಿ ಆಸ್ಟ್ರೇಲಿಯಾ ಎದುರು ಗೆದ್ದಿತ್ತು. ಆ ಪಂದ್ಯದಲ್ಲಿ ಥಾಮಸ್ ಶತಕ ಗಳಿಸಿ ಗೆಲುವಿನ ರೂವಾರಿಯಾಗಿದ್ದರು. ಸೆಲೆಬ್ ಫಾಲ್ಕನರ್, ಬೆನ್ ಡಾಕಿನ್ಸ್ ಹಾಗೂ ಜೋಸೆಫ್ ಮೋರಿಸ್ ಅವರೂ ಉತ್ತಮ ಲಯದಲ್ಲಿದ್ದಾರೆ. ಬೆನ್ ಮೇಯ್ಸ್, ಸಬಾಸ್ಟಿಯನ್ ಮಾರ್ಗನ್, ಜೇಮ್ಸ್ ಮಿಂಟೊ, ಮ್ಯಾನಿ ಲಮ್ಸ್‌ಡೆನ್ ಅವರು ಇದುವರೆಗೆ ಉತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಇದೀಗ ಭಾರತದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ನಿಯಂತ್ರಿಸುವ ಸವಾಲು ಅವರ ಮುಂದಿದೆ.

2022ರಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಜಯಿಸಿತ್ತು. ಈ ಬಾರಿಯೂ ಆಯುಷ್ ಬಳಗವು ಜಯಭೇರಿ ಬಾರಿಸುವ ವಿಶ್ವಾಸದಲ್ಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 1
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ರಣಜಿ ಟ್ರೋಫಿ ಕ್ರಿಕೆಟ್ ಕ್ವಾರ್ಟರ್‌ಫೈನಲ್ ಇಂದಿನಿಂದ

ಕರ್ನಾಟಕ-ಮುಂಬೈ ಕದನ ಕುತೂಹಲ


ಕರ್ನಾಟಕ ತಂಡದ ಮಯಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಕೆ.ಎಲ್.ರಾಹುಲ್

ಮುಂಬೈ (ಪಿಟಿಐ): ದೇಶದೆಲ್ಲೆಡೆ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕಾವು ಏರುತ್ತಿದೆ. ಇದೇ ಹೊತ್ತಿನಲ್ಲಿ ಕರ್ನಾಟಕ ಮತ್ತು ಮುಂಬೈ ತಂಡದ ಘಟಾನುಘಟಿ ಆಟಗಾರರು ಶುಕ್ರವಾರದಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್‌ಫೈನಲ್‌ನಲ್ಲಿ ಹಣಾಹಣಿ ನಡೆಸಲು ಸಿದ್ಧಗೊಂಡಿದ್ದಾರೆ.

ಈ ಎರಡೂ ತಂಡಗಳು ಹಲವು ದಶಕಗಳಿಂದ ದೇಶಿ ಕ್ರಿಕೆಟ್ ಕಣದ ಬದ್ಧ ಪ್ರತಿಸ್ಪರ್ಧಿಗಳಾಗಿವೆ. ಮುಂಬೈ 42 ಹಾಗೂ ಕರ್ನಾಟಕ 8 ಸಲ ಚಾಂಪಿಯನ್ ಆಗಿವೆ. ಆದರೆ ಕರ್ನಾಟಕ ತಂಡವು ಒಂದು ದಶಕದಿಂದ ರಣಜಿ ಟ್ರೋಫಿ ಜಯಿಸಿಲ್ಲ. ಕೆಲವು ನಾಕೌಟ್‌ಗಳಲ್ಲಿ ಎಡವಿತ್ತು. ಆದರೆ ಮುಂಬೈ ತಂಡವು ಹಾಗಲ್ಲ. ನಾಕೌಟ್ ಹಂತಗಳಲ್ಲಿ ಬಹುತೇಕ ಬಾರಿ ಜಯ ಸಾಧಿಸಿದೆ. ಮುಂಬೈನ ಎಂಸಿಎ–ಬಿಕೆಸಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.


ಶಾರ್ದೂಲ್ ಠಾಕೂರ್

ದೇವದತ್ತ ಪಡಿಕ್ಕಲ್ ನಾಯಕತ್ವ ದಲ್ಲಿ ಕರ್ನಾಟಕವು ಆಡುತ್ತಿರುವ ಎರಡನೇ ಪಂದ್ಯ ಇದಾಗಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಂಜಾಬ್ ಎದುರು ಅಮೋಘ ಶತಕ ಹೊಡೆದು ಕರ್ನಾಟಕದ ಜಯ ಮತ್ತು ನಾಕೌಟ್ ಪ್ರವೇಶಕ್ಕೆ ಕಾರಣರಾದವರೂ ದೇವದತ್ತ ಅವರೇ. ನಿಕಟಪೂರ್ವ ನಾಯಕ ಮಯಂಕ್ ಅಗರವಾಲ್ ಕೂಡ ಆ ಪಂದ್ಯದಲ್ಲಿ ಅರ್ಧಶತಕ ಹೊಡೆದಿದ್ದರು.


ಕೆ.ಎಲ್. ರಾಹುಲ್, ಪ್ರಸಿದ್ಧ ಕೃಷ್ಣ ಮತ್ತು ಗಾಯದಿಂದ ಗುಣಮುಖರಾಗಿರುವ ಕರುಣ್ ನಾಯರ್ (614 ರನ್) ತಂಡದಲ್ಲಿರುವುದು ವಿಶ್ವಾಸ ಹೆಚ್ಚಿಸಿದೆ.

ಸ್ಪಿನ್– ಆಲ್‌ರೌಂಡರ್ ಶ್ರೇಯಸ್ ಗೋಪಾಲ್ ಮತ್ತು ಮಧ್ಯಮವೇಗಿ– ಆಲ್‌ರೌಂಡರ್ ವಿದ್ಯಾಧರ್ ಪಾಟೀಲ ಅವರಿಂದಾಗಿ ಮಧ್ಯಮ ಕ್ರಮಾಂಕದಲ್ಲಿ ತಂಡವು ಉತ್ತಮ ಬಲ ಹೊಂದಿದೆ.

ಮುಂಬೈ ಬಳಗದಲ್ಲಿಯೂ ಭಾರತ ತಂಡದ ಆಟಗಾರರಾದ ನಾಯಕ ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಇದ್ದಾರೆ. ಶಿವಂ ದುಬೆ, ಸೂರ್ಯಕುಮಾರ್ ಯಾದವ್ ಅವರು ಟಿ20 ವಿಶ್ವಕಪ್ ಆಡಲಿರುವ ಭಾರತ ತಂಡದಲ್ಲಿ ದ್ದಾರೆ. ಸರ್ಫರಾಜ್ ಖಾನ್ ಅವರು ಗಾಯದಿಂದಾಗಿ ಆಡುವುದು ಅನುಮಾನವೆನ್ನಲಾಗಿದೆ. ಸಿದ್ಧೇಶ್ ಲಾಡ್, ತನುಷ್ ಕೋಟ್ಯಾನ್, ಮುಷೀರ್ ಖಾನ್ ಹಾಗೂ ಶಮ್ಸ್ ಮುಲಾನಿ ಅವರು ಮುಂಬೈ ತಂಡದ ಪ್ರಮುಖ ಶಕ್ತಿಯಾಗಿದ್ದಾರೆ. ಎರಡೂ ತಂಡಗಳು ಮೇಲ್ನೋಟಕ್ಕೆ ಸಮಬಲ ಶಾಲಿಗಳಾಗಿ ಕಾಣುತ್ತಿರುವುದರಿಂದ ತುರುಸಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

ಪಂದ್ಯ ಆರಂಭ: ಬೆಳಿಗ್ಗೆ 9.30
ಇನ್ನುಳಿದ ಕ್ವಾರ್ಟರ್‌ಫೈನಲ್‌ಗಳು:
ಜಾರ್ಖಂಡ್– ಉತ್ತರಾಖಂಡ (ಜೆಮ್ಶೆಡ್‌ಪುರ)
ಮಧ್ಯಪ್ರದೇಶ-ಜಮ್ಮು ಕಾಶ್ಮೀರ (ಇಂದೋರ್)
ಬಂಗಾಳ-ಆಂಧ್ರ (ಕಲ್ಯಾಣಿ)

ವೇಟ್‌ಲಿಫ್ಟಿಂಗ್: ಗುರುರಾಜ್‌ಗೆ ಚಿನ್ನ



ಮೋದಿನಗರ (ಉತ್ತರ ಪ್ರದೇಶ), (ಪಿಟಿಐ): ಎರಡು ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ, ಕರ್ನಾಟಕದ ಗುರುರಾಜ ಪೂಜಾರಿ ಅವರು ರಾಷ್ಟ್ರೀಯ ಸೀನಿಯರ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಪುರುಷರ 60 ಕೆ.ಜಿ. ವಿಭಾಗದಲ್ಲಿ ಚಿನ್ನ ಗೆದ್ದರು.

ಕುಂದಾಪುರದ ಗುರುರಾಜ, ಈ ಚಾಂಪಿಯನ್‌ಷಿಪ್‌ನ ಎರಡನೇ ದಿನವಾದ ಗುರುವಾರ ಒಟ್ಟು 269 ಕೆ.ಜಿ. ತೂಕ ಎತ್ತಿ ಮೊದಲ ಸ್ಥಾನ ಪಡೆದರು. ಸ್ನ್ಯಾಚ್‌ನಲ್ಲಿ 119 ಕೆ.ಜಿ., ಕ್ಲೀನ್ ಮತ್ತು ಜರ್ಕ್‌ನಲ್ಲಿ 150 ಕೆ.ಜಿ. ಎತ್ತಿದರು.

2018ರ ಕಾಮನ್‌ವೆಲ್ತ್ ಕ್ರೀಡೆಗಳ 56 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದ ಪೂಜಾರಿ, 2022ರ ಆವೃತ್ತಿಯಲ್ಲಿ 61 ಕೆ.ಜಿ. ತೂಕ ಎತ್ತಿ ಕಂಚಿನ ಪದಕ ಗಳಿಸಿದ್ದರು. ಮಣಿಪುರದ ರಿಶಿಕಾಂತ ಸಿಂಗ್ ಸ್ನ್ಯಾಚ್‌ನಲ್ಲಿ 119 ಕೆ.ಜಿ. ಎತ್ತಿ ಹೋರಾಟ ನೀಡಿದರೂ, ಕ್ಲೀನ್ ಮತ್ತು ಜರ್ಕ್‌ನಲ್ಲಿ 147 ಕೆ.ಜಿ. ಎತ್ತಿ (ಒಟ್ಟು 266 ಕೆ.ಜಿ) ಎರಡನೇ ಸ್ಥಾನ ಪಡೆದರು. ಸರ್ವಿಸಸ್‌ನ ಎಸ್. ಗುರು ನಾಯ್ಡು (265 ಕೆ.ಜಿ) ಮೂರನೇ ಸ್ಥಾನ ಗಳಿಸಿದರು.

ಕೊಲಂಬೊಕ್ಕೆ ಹೋಗುತ್ತೇವೆ: ಸೂರ್ಯ



ಮುಂಬೈ (ಪಿಟಿಐ): 'ನಮ್ಮ ತಂಡದ ವಿರುದ್ಧ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದ್ದರೂ, ನಾವು ಟಿ20 ವಿಶ್ವಕಪ್ ಆಡಲು ಕೊಲಂಬೊಕ್ಕೆ ಪ್ರಯಾಣಿಸುತ್ತೇವೆ' ಎಂದು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಗುರುವಾರ ತಿಳಿಸಿದ್ದಾರೆ.

ಫೆಬ್ರುವರಿ 15ರಂದು (ಭಾನುವಾರ) ಈ ಬಹುನಿರೀಕ್ಷಿತ ಪಂದ್ಯ ನಿಗದಿಯಾಗಿದೆ. 'ಅವರ ನಿರ್ಧಾರ ನಮ್ಮ ನಿಯಂತ್ರಣ ದಲ್ಲಿಲ್ಲ. ನಾವು ಏಷ್ಯಾ ಕಪ್‌ನಲ್ಲಿ ಆಡಿದ್ದೇವೆ. ಮೂರು ಸಲ ಪಾಕಿಸ್ತಾನ ತಂಡವನ್ನು ಎದುರಿಸಿದ್ದೇವೆ' ಎಂದು ಟೂರ್ನಿ ಪೂರ್ವ ನಡೆದ ನಾಯಕರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಭದ್ರತೆಯ ಕಳವಳ ವ್ಯಕ್ತಪಡಿಸಿ ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಹೊರಗಿಟ್ಟ ಐಸಿಸಿ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಸೇರ್ಪಡೆ ಮಾಡಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ, ಬಾಂಗ್ಲಾ ಜೊತೆ ನಿಲ್ಲುವ ಸಂಕೇತವಾಗಿ ಭಾರತ ವಿರುದ್ಧ ಪಂದ್ಯ ಆಡುವುದಿಲ್ಲವೆಂದು ಕೂತಿದೆ.

'ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ಅವರ ವಿರುದ್ಧ ಆಡುವುದಿಲ್ಲವೆಂದು ಹೇಳಿಲ್ಲ. ಐಸಿಸಿ ವೇಳಾಪಟ್ಟಿ ರೂಪಿಸಿದೆ. ವಿಮಾನದ ಟಿಕೆಟ್ ಬುಕ್ ಆಗಿದೆ. ನಾವು ಅಲ್ಲಿಗೆ (ಕೊಲಂಬೊಕ್ಕೆ) ಹೋಗುತ್ತೇವೆ' ಎಂದಿದ್ದಾರೆ ಸೂರ್ಯ.


ಬಾಂಗ್ಲಾಕ್ಕೆ ಹುಸೇನ್ ಬೆಂಬಲ (ಲಂಡನ್ ವರದಿ): ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಗಿಡುವ ವಿಷಯದಲ್ಲಿ ಐಸಿಸಿ ನಿಭಾಯಿಸಿರುವ ರೀತಿಯನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಪ್ರಶ್ನಿಸಿದ್ದಾರೆ. 'ಒಂದು ವೇಳೆ ಭಾರತ ಅಲ್ಪ ಅವಧಿಯಲ್ಲೇ ಇನ್ನೊಂದು ದೇಶದಲ್ಲಿ ಆಡಲು ನಿರಾಕರಿಸಿದಲ್ಲಿ ಐಸಿಸಿ ಇಷ್ಟು ಕಟು ನಿರ್ಧಾರ ಕೈಗೊಳ್ಳುತ್ತಿತ್ತೇ?' ಎಂದು ಕೇಳಿದ್ದಾರೆ.

ಐಸಿಸಿ ನಿರ್ಧಾರ ಕೈಗೊಳ್ಳುವ ವಿಷಯದಲ್ಲಿ ನಿಷ್ಪಕ್ಷಪಾತವಾಗಿ ಇರಬೇಕು ಎಂದು ಅವರು ಹೇಳಿದ್ದಾರೆ. ಸ್ಕೈ ಸ್ಪೋರ್ಟ್ಸ್ ಕ್ರಿಕೆಟ್ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ 57 ವರ್ಷ ವಯಸ್ಸಿನ ನಾಸಿರ್, 'ನಿಯಮವನ್ನು ಎಲ್ಲರಿಗೂ ಒಂದೇ ರೀತಿ ಅನ್ವಯಿಸಬೇಕು' ಎಂದಿದ್ದಾರೆ.

ಸೂಕ್ತ ನಿಲುವು: ಭಾರತ ವಿರುದ್ಧ ಪಂದ್ಯಕ್ಕೆ ಬಹಿಷ್ಕಾರ ಹಾಕಿದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್, 'ನಾವು ಸ್ಪಷ್ಟವಾದ ನಿಲುವು ಕೈಗೊಂಡಿದ್ದೇವೆ. ಕ್ರೀಡಾಂಗಣದಲ್ಲಿ ರಾಜಕೀಯ ಇರಬಾರದು' ಎಂದಿದ್ದಾರೆ.

ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಝ್ರುಲ್ ಅವರು 'ಥಾಂಕ್ಯೂ ಪಾಕಿಸ್ತಾನ' ಎಂದು ಫೇಸ್‌ಬುಕ್‌ನಲ್ಲಿ ಶರೀಫ್ ಹೇಳಿಕೆ ಉದ್ಧರಿಸಿ ಪ್ರತಿಕ್ರಿಯೆ ಹಾಕಿದ್ದಾರೆ.

ಸರ್ಕಾರದ ನಿರ್ಧಾರ: ಸಲ್ಮಾನ್



ಕೊಲಂಬೊ (ಪಿಟಿಐ): 'ಭಾರತ ವಿರುದ್ಧ ಟಿ20 ವಿಶ್ವಕಪ್ ಪಂದ್ಯ ಬಹಿಷ್ಕರಿಸುವ ನಿರ್ಧಾರ ನಮ್ಮ ಸರ್ಕಾರದ್ದು. ನಮ್ಮ ನಿಯಂತ್ರಣದಲ್ಲೇನೂ ಇಲ್ಲ' ಎಂದು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಆಘಾ ಅವರು ತಮ್ಮ ದೇಶದ ಕ್ರಿಕೆಟ್ ಮಂಡಳಿಯ ನಿರ್ಧಾರಕ್ಕೆ ಧ್ವನಿಗೂಡಿಸಿದ್ದಾರೆ.

ಪಾಕಿಸ್ತಾನ ಸರ್ಕಾರ ಕಳೆದ ಭಾನುವಾರ ಫೆ.15ರ ಪಂದ್ಯ ಬಹಿಷ್ಕರಿಸುವ ನಿರ್ಧಾರ ತಳೆದಿತ್ತು. 'ಸರ್ಕಾರ ಏನು ಹೇಳುತ್ತದೆಯೊ ಅದನ್ನು ಪಾಲಿಸುತ್ತೇವೆ' ಎಂದು ಅವರು ನಾಯಕರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

'ನಾಕೌಟ್‌ನಲ್ಲಿ ಮತ್ತೆ ಎದುರಾಗುವ ಸಂದರ್ಭ ಬಂದರೆ ನಮ್ಮ ಸರ್ಕಾರ ಏನು ಹೇಳುತ್ತದೆಯೊ ಅದರಂತೆ ನಡೆಯುತ್ತೇವೆ' ಎಂದು ಸಲ್ಮಾನ್ ಹೇಳಿದ್ದಾರೆ.

ಹೋದ ವಿಶ್ವಕಪ್‌ನಲ್ಲಿ ಅಮೆರಿಕಕ್ಕೆ ಸೋತ ಬಗ್ಗೆ ಕೇಳಿದಾಗ, 'ಹೌದು ನಾವು ಸೋತಿದ್ದೆವು. ಆದರೆ ಅದು ಇತಿಹಾಸ. ಇದು ಹೊಸ ವಿಶ್ವಕಪ್. ನಮ್ಮ ತಂಡ ಹೊಸದು. ಹೊಸ ಸಂಯೋಜನೆ ಹೊಂದಿದೆ. ನಾವು ಆಡಲು ಕಾತರರಾಗಿದ್ದೇವೆ' ಎಂದಿದ್ದಾರೆ.

> **ಭಾರತ ವಿರುದ್ಧ ಪಂದ್ಯ ಬಹಿಷ್ಕರಿಸುವ ನಿರ್ಧಾರ ಸೂಕ್ತವಾದುದು. ಪ್ರಜ್ಞಾಪೂರ್ವಕವಾಗಿ ಕೈಗೊಂಡ ನಿರ್ಧಾರ. ನಾವು ಬಾಂಗ್ಲಾದೇಶದ ಬೆನ್ನಿಗಿದ್ದೇವೆ**
> **ಶಹಬಾಜ್ ಶರೀಫ್,** ಪಾಕ್ ಪ್ರಧಾನಿ

ಈಗ ಆರಾಮವೆನಿಸುತ್ತಿದೆ: ನಾಗಲ್



ಬೆಂಗಳೂರು: ಕೆಳ ಬೆನ್ನಿನ ನೋವಿನಿಂದ ಚೇತರಿಕೆಯಲ್ಲಿರುವ ಭಾರತದ ಅಗ್ರ ಸಿಂಗಲ್ಸ್ ಆಟಗಾರ ಸುಮಿತ್ ನಾಗಲ್ ಅವರು 'ದಿನದಿಂದ ದಿನಕ್ಕೆ ಆರಾಮ ಎನಿಸುತ್ತಿದೆ' ಎಂದು ಹೇಳಿದ್ದಾರೆ. ಶನಿವಾರ ಆರಂಭವಾಗುವ ಭಾರತ ಮತ್ತು ನೆದರ್ಲೆಂಡ್ಸ್ ನಡುವಣ ಡೇವಿಸ್ ಕಪ್ ಪಂದ್ಯಕ್ಕೆ ನಾಗಲ್ ಸಜ್ಜಾಗುತ್ತಿದ್ದಾರೆ.

ಹರಿಯಾಣದ ಆಟಗಾರ, 2025ರಲ್ಲಿ ಲಯ ಕಳೆದುಕೊಂಡು ಸಾಕಷ್ಟು ಒತ್ತಡ ಅನುಭವಿಸಿದ್ದರು. ಗಾಯದ ಸಮಸ್ಯೆಯನ್ನೂ ಎದುರಿಸಿದ್ದರು. ಪರಿಣಾಮ ವಿಶ್ವ ಕ್ರಮಾಂಕದಲ್ಲಿ 281ನೇ ಸ್ಥಾನಕ್ಕೆ ಕುಸಿದಿದ್ದರು.

ಮೂರು ವಾರಗಳ ಪುನಶ್ಚೇತನ ಅವಧಿಯು ಈ ಪಂದ್ಯಕ್ಕಿಳಿಯಲು ತಮಗೆ ಸಾಕಷ್ಟು ವಿಶ್ವಾಸ ಮೂಡಿಸಿದೆ ಎಂದು ಗುರುವಾರ ಅಭ್ಯಾಸ ನಡೆಸಿದ ನಂತರ ನಾಗಲ್ ತಿಳಿಸಿದರು.

'ಬ್ಯಾಂಕಾಕ್ ಟೂರ್ನಿಯಲ್ಲಿ ನೋವು ಕಾಣಿಸಿಕೊಂಡ ದಿನ ರಾತ್ರಿಯೇ ನಾನು ದೇಶಕ್ಕೆ ಮರಳಿದ್ದೆ. ತಕ್ಷಣ ಆರೈಕೆಯಲ್ಲಿ ತೊಡಗಿಕೊಂಡೆ. ಡೇವಿಸ್ ಕಪ್‌ಗೆ ಸಜ್ಜಾಗಲು ಏನೆಲ್ಲಾ ಮಾಡಬಹುದೊ ಅದನ್ನೆಲ್ಲಾ ಮಾಡಿದ್ದೇನೆ' ಎಂದು ತಿಳಿಸಿದರು.

ಜಗತ್ತು ಭಾರತದತ್ತ ವಾಲುತ್ತಿದೆ: ಮೋದಿ

ರಾಜ್ಯಸಭೆಯಲ್ಲಿ ಪ್ರಧಾನಿ ಉತ್ತರ
• ವಿರೋಧ ಪಕ್ಷದವರ ಸಭಾತ್ಯಾಗ

ನವದೆಹಲಿ (ಪಿಟಿಐ): 'ಭಾರತವು ಜಗತ್ತಿನ ದಕ್ಷಿಣ ಭಾಗದ ಗಟ್ಟಿ ಧ್ವನಿಯಾಗಿ ಹೊರಹೊಮ್ಮಿದೆ. ಇದರ ಪರಿಣಾಮ ವಿಶ್ವವು ಭಾರತದ ಕಡೆಗೆ ವಾಲುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.

ರಾಷ್ಟ್ರಪತಿ ಅವರ ಭಾಷಣದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು, 'ಜಗತ್ತು ದಕ್ಷಿಣದ ಬಗ್ಗೆ ಮಾತನಾಡುತ್ತಿದ್ದು, ಭಾರತವು ದಕ್ಷಿಣದ ಗಟ್ಟಿಧ್ವನಿಯಾಗಿ ಬೆಳೆದಿದೆ' ಎಂದು ಪ್ರತಿಪಾದಿಸಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಈ ವೇಳೆ ಘೋಷಣೆಗಳನ್ನು ಕೂಗಿದರು. ಅದರ ನಡುವೆಯೇ ಪ್ರಧಾನಿ ಉತ್ತರ ನೀಡಲು ಆರಂಭಿಸಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉದ್ದೇಶಿಸಿ, 'ನೀವು ಕುಳಿತಲ್ಲಿನಿಂದಲೇ ಘೋಷಣೆಗಳನ್ನು ಕೂಗಬಹುದು' ಎಂದು ಮೋದಿ ಹೇಳಿದರು. ಆದರೆ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದರು.

> **ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97 ನಿಮಿಷಗಳವರೆಗೆ ಮತ್ತೊಂದು ಚುನಾವಣಾ ರ‍್ಯಾಲಿಯ ಭಾಷಣ ಮಾಡಿದ್ದಾರೆ. ನಿಂದನೆ, ವ್ಯಂಗ್ಯೋಕ್ತಿ, ಸುಳ್ಳುಗಳೇ ರಾರಾಜಿಸಿವೆ**
> **ಜೈರಾಮ್ ರಮೇಶ್,** ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ)

ಕೋವಿಡ್ ಬಳಿಕ ಜಗತ್ತು ಹೊಸ ದಿಕ್ಕಿನತ್ತ ಸಾಗುತ್ತಿದೆ. ಅದನ್ನು ಸ್ವತಂತ್ರವಾಗಿ ವಿಶ್ಲೇಷಿಸಿದರೆ, ವಿಶ್ವವು ಭಾರತದ ಕಡೆಗೆ ವಾಲುತ್ತಿದೆ ಎಂದು ಹೇಳಬಹುದು ಎಂದರು.

ವಿವಿಧ ದೇಶಗಳ ಜತೆ ವ್ಯಾಪಾರ ಒಪ್ಪಂದಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದ ಅವರು, 'ಕೆಲ ದಿನಗಳಲ್ಲಿ ನಾವು ಒಂಬತ್ತು ಪ್ರಮುಖ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದ್ದೇವೆ. ಇದರಲ್ಲಿ ಐರೋಪ್ಯ ಒಕ್ಕೂಟದ (ಇ.ಯು) ಜತೆಗಿನ ಒಪ್ಪಂದವು ' ಅತಿದೊಡ್ಡ ಒಪ್ಪಂದವಾಗಿದೆ' ಎಂದು ಬಣ್ಣಿಸಿದರು.

ಭಾರತ– ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಇದರಿಂದ ಭಾರತೀಯ ಯುವ ಸಮುದಾಯಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದರು.

'ಇ.ಯು ಜತೆ ಭಾರತ ಒಪ್ಪಂದ ಮಾಡಿಕೊಂಡಾಗ ಜಗತ್ತಿನಲ್ಲಿ ಸ್ಥಿರತೆಯ ವಿಶ್ವಾಸ ಮೂಡಿತು. ಬಳಿಕ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ವಿಶ್ವಕ್ಕೆ ಹೆಚ್ಚಿನ ವಿಶ್ವಾಸ ಮೂಡಿದೆ' ಎಂದು ಅವರು ತಿಳಿಸಿದರು.

ವಿರೋಧ ಪಕ್ಷಗಳ ವಿರುದ್ಧ ಟೀಕೆ: 'ವಿರೋಧ ಪಕ್ಷದ ಸದಸ್ಯರು ಸುಸ್ತಾಗಿ ಸಭಾತ್ಯಾಗ ಮಾಡಿದ್ದಾರೆ. ಆದರೆ ಅವರು ಇದಕ್ಕೆ ಒಂದು ದಿನ ಉತ್ತರಿಸಬೇಕಾಗುತ್ತದೆ. ಯಾವುದೇ ದೇಶಗಳು ನಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮುಂದೆ ಬಾರದ ಹಂತಕ್ಕೆ ಅವರು ಭಾರತವನ್ನು ಹೇಗೆ ತಂದರು ಎಂಬುದನ್ನು ಹೇಳಬೇಕಾಗುತ್ತದೆ' ಎಂದರು.

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಂದ ಉಂಟಾದ ಅಡಚಣೆಗೆ ಬೇಸರ ವ್ಯಕ್ತಪಡಿಸಿದ ಅವರು, ಇದು ರಾಷ್ಟ್ರಪತಿ ಮತ್ತು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ಪ್ರಧಾನಿ ಹೇಳಿದ್ದು...


ನರೇಂದ್ರ ಮೋದಿ

- ವಿರೋಧ ಪಕ್ಷವಾದ ಕಾಂಗ್ರೆಸ್‌ಗೆ ಸತತ ಚುನಾವಣಾ ಸೋಲುಗಳನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. 'ಮೊಹಬತ್ ಕಿ ದುಕಾನ್' ಬಗ್ಗೆ ಮಾತನಾಡುವ ಅವರು, ಮೋದಿಯನ್ನು ಅಂತ್ಯಗೊಳಿಸುವುದಾಗಿ ಕೂಗಿದ್ದಾರೆ. ಇದು ಚುನಾವಣಾ ಸೋಲುಗಳಿಂದ ಅವರು ಎಷ್ಟು ಹತಾಶರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ
- ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟೂ ಅವರನ್ನು ರಾಹುಲ್ ಗಾಂಧಿಯವರು ದ್ರೋಹಿ ಎಂದು ಕರೆದಿದ್ದಾರೆ. ಇದು ಇಡೀ ಸಿಖ್ ಸಮುದಾಯಕ್ಕೆ ಮಾಡಿದ ಅವಮಾನ
- ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರನ್ನು ರಕ್ಷಿಸುತ್ತಿದೆ. ಈ ಮೂಲಕ ದೇಶದ ಯುವ ಜನರ ಉದ್ಯೋಗದ ಹಕ್ಕುಗಳು ಮತ್ತು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದೆ
- ಪ್ರಧಾನಿ ಹುದ್ದೆಯನ್ನು ಕಾಂಗ್ರೆಸ್‌ನ ಮೊದಲ ಕುಟುಂಬವು ತನ್ನ ಆಸ್ತಿ ಎಂದು ಭಾವಿಸಿತ್ತು. ಆದರೆ ಬಡ ವ್ಯಕ್ತಿಯೊಬ್ಬರು ಈ ಹುದ್ದೆ ಅಲಂಕರಿಸಿರುವುದು ಮತ್ತು ಉಳಿದಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ
- ಕೋಟ್ಯಂತರ ತಾಯಂದಿರು, ಸಹೋದರಿಯರು ಮತ್ತು ಬಡಜನರ ಆಶೀರ್ವಾದ ಇರುವ ತನಕ ಕಾಂಗ್ರೆಸ್‌ನವರು ನನ್ನನ್ನು ಅಂತ್ಯಗೊಳಿಸಲು ಆಗುವುದಿಲ್ಲ
- 11 ವರ್ಷಗಳಲ್ಲಿ ನನ್ನ ನೇತೃತ್ವದ ಸರ್ಕಾರ ಸಾಕಷ್ಟು ಸಾಧನೆಗಳನ್ನು ಮಾಡಿದೆ. ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿ ದೇಶ ಬೆಳೆಯುತ್ತಿದೆ. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ದೇಶದ ಗುರಿಯನ್ನು ಸಾಧಿಸಲಿದೆ

'ಟಿಟಿಡಿ: ವ್ಯವಸ್ಥೆ ಸುಧಾರಿಸಲು ಏಕವ್ಯಕ್ತಿ ಸಮಿತಿ ರಚನೆ'

ಅಮರಾವತಿ (ಪಿಟಿಐ): 'ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿದ್ದು, ದೇವರ ವಿಷಯದಲ್ಲಿ ಮಾಡಿದ ಅತಿ ದೊಡ್ಡ ಪಾಪದ ಕೆಲಸವಾಗಿದೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ವರದಿ ಆಧರಿಸಿ ತಿರುಪತಿ ತಿರುಮಲ ದೇವಸ್ಥಾನದ (ಟಿಟಿಡಿ) ಆಡಳಿತ ವ್ಯವಸ್ಥೆ ಸರಿಪಡಿಸಲು ಏಕವ್ಯಕ್ತಿ ಸಮಿತಿ ರಚಿಸಲಾಗುವುದು' ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

'ವೈಎಸ್‌ಆರ್‌ಸಿಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 2022ರಲ್ಲಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ನೀಡಿದ ವರದಿ ಪ್ರಕಾರ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದನ್ನು ಖಚಿತಪಡಿಸಿದೆ' ಎಂದು ಅವರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ.

' ಈ ಬಗ್ಗೆ ಎಸ್‌ಐಟಿಯು ವರದಿ ಸಲ್ಲಿಸಿದ್ದು, ಕೆಲವರ ವಿರುದ್ಧ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು. ವ್ಯವಸ್ಥೆಯಲ್ಲಿನ ದೋಷ ಸರಿಪಡಿಸಲು ಏಕವ್ಯಕ್ತಿ ಸಮಿತಿ ರಚಿಸಲಾಗುವುದು'ಎಂದಿದ್ದಾರೆ.

ಪ್ರಧಾನಿ ಉತ್ತರವಿಲ್ಲದೇ ವಂದನಾ ನಿರ್ಣಯ ಅಂಗೀಕಾರ

ಒಂದನೇ ಪುಟದಿಂದ...

ವಿರೋಧ ಪಕ್ಷ ಪ್ರತಿಭಟನೆ ನಡೆಸಿದ್ದರಿಂದ ವಂದನಾ ನಿರ್ಣಯದ ಚರ್ಚೆಗೆ 2004ರ ಜೂನ್‌ನಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಉತ್ತರ ನೀಡಿರಲಿಲ್ಲ. ಸಿಂಗ್ ಅವರು ಸದನದಲ್ಲಿ ಹಾಜರಿದ್ದರು ಮತ್ತು ತಮ್ಮ ಭಾಷಣವಿಲ್ಲದೆಯೇ ನಿರ್ಣಯದ ಮೇಲೆ ಮತ ಚಲಾಯಿಸುವಂತೆ ಮನವಿ ಮಾಡಿದ್ದರು.

ಭಾರತದ ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ.ನರವಣೆ ಅವರ 'ಅಪ್ರಕಟಿತ ಆತ್ಮಚರಿತ್ರೆ' ಪುಸ್ತಕದಲ್ಲಿನ ವಿಚಾರವನ್ನು ಉಲ್ಲೇಖಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ ಬಳಿಕ ಲೋಕಸಭೆಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ.

ಗುರುವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು. ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು. ಬಳಿಕ ಸದನ ಸೇರಿದಾಗ ಓಂ ಬಿರ್ಲಾ ಅವರು ವಂದನಾ ನಿರ್ಣಯ ಮಂಡಿಸಿದರು. ಆಗ ಸದನದಲ್ಲಿ ಮೋದಿ, ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇರಲಿಲ್ಲ.

ಈ ವೇಳೆ, ವಿಪಕ್ಷಗಳ ಹಲವು ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು. ಮೊದಲು ವಿರೋಧ ಪಕ್ಷಗಳು ಸಲ್ಲಿಸಿದ ತಿದ್ದುಪಡಿಗಳನ್ನು ಓಂ ಬಿರ್ಲಾ ಮತಕ್ಕೆ ಹಾಕಿದರು. ಧ್ವನಿ ಮತದ ಮೂಲಕ ಈ ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು.

ನಂತರ, ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ಸಲ್ಲಿಸುವ ನಿರ್ಣಯವನ್ನು ಸಭಾಧ್ಯಕ್ಷರು ಓದಿದರು. ವಿರೋಧ ಪಕ್ಷಗಳ ಸದಸ್ಯರ ಘೋಷಣೆಗಳ ನಡುವೆಯೇ ಇದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಓಂ ಬಿರ್ಲಾ ಮುಂದೂಡಿದರು.

ಕಲಾಪ ಪುನರಾರಂಭಗೊಂಡಾಗ ವಿಪಕ್ಷ ಸದಸ್ಯರು ಮತ್ತೆ ಗದ್ದಲ ಎಬ್ಬಿಸಿದರು. ಕಲಾಪ 3 ಗಂಟೆಗೆ ಮುಂದೂಡಿಕೆಯಾಯಿತು. ಮಧ್ಯಾಹ್ನ 3 ಗಂಟೆಗೆ ಸದನಕ್ಕೆ ಮರಳಿದ ಬಿರ್ಲಾ, ಮೋದಿ ಅನುಪಸ್ಥಿತಿ ಮತ್ತು ಚರ್ಚೆಗೆ ಅವರು ಏಕೆ ಉತ್ತರಿಸಲಿಲ್ಲ ಎಂಬ ಬಗ್ಗೆ ವಿವರಣೆ ನೀಡಿದರು.

'ವಿಪಕ್ಷ ಸದಸ್ಯರ ವರ್ತನೆ ಕಪ್ಪು ಚುಕ್ಕೆ'

'ಸದನದ ನಾಯಕರು ಲೋಕಸಭೆಯಲ್ಲಿ ಮಾತನಾಡಿರುವುದು ಸೂಕ್ತವಲ್ಲ. ಆದರೆ, ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗುವ ಮಾಹಿತಿ ಇದ್ದ ಕಾರಣಕ್ಕೆ ಸದನಕ್ಕೆ ಬಾರದಂತೆ ಮೋದಿ ಅವರಿಗೆ ಕೋರಿದ್ದೆ. ನನ್ನ ವಿನಂತಿಗೆ ಮನ್ನಣೆ ನೀಡಿದ್ದಕ್ಕೆ ಅವರಿಗೆ ಕೃತಜ್ಞನಾಗಿದ್ದೇನೆ' ಎಂದು ಓಂ ಬಿರ್ಲಾ ಹೇಳಿದರು.

ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧದ ಪುಸ್ತಕಗಳನ್ನು ಹಿಡಿದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿರುವ ಮಾತುಗಳ ಬಗ್ಗೆ ದೂರು ನೀಡಲು ಕಾಂಗ್ರೆಸ್ ಸಂಸದರು ತಮ್ಮ ಕಚೇರಿಗೆ ಪ್ರವೇಶಿಸಿದ್ದನ್ನು ಉಲ್ಲೇಖಿಸಿದ ಅವರು, 'ಕಾಂಗ್ರೆಸ್‌ನ ಕೆಲವು ಸಂಸದರ ನಡವಳಿಕೆ ಸ್ವೀಕಾರಾರ್ಹವಲ್ಲ. ಅವರ ನಡವಳಿಕೆ ಕಪ್ಪು ಚುಕ್ಕೆ' ಎಂದು ಹೇಳಿದರು.

ಕೆಲವು ಸಂಸದರು ಮೇಜಿನ ಮೇಲೆ ಬಡಿದು ಕೋಪದಿಂದ ಮಾತನಾಡುತ್ತಾ, ದುಬೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡದಿದ್ದರೆ, ಪ್ರಧಾನಿ ಸದನದಲ್ಲಿ ಕಠಿಣ ಸಮಯವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಸಿದರು ಎಂದರು.

ಸ್ಪೀಕರ್ ಹಿಂದೆ ಅಡಗಿ ಕೂತ ಮೋದಿ: ಪ್ರಿಯಾಂಕಾ

'ಪ್ರಧಾನಿ ಮೋದಿ ಅವರಿಗೆ ಸದನಕ್ಕೆ ಬರುವ ಧೈರ್ಯವಿಲ್ಲದ ಕಾರಣ ಸ್ಪೀಕರ್ ಹಿಂದೆ ಅಡಗಿಕೊಂಡಿದ್ದಾರೆ' ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, 'ಲೋಕಸಭಾಧ್ಯಕ್ಷರ ಹೇಳಿಕೆ ಸಂಪೂರ್ಣ ಸುಳ್ಳು. ಪ್ರಧಾನಿ ಅವರಿಗೆ ಸದನಕ್ಕೆ ಬರುವ ಧೈರ್ಯವಿಲ್ಲದ ಕಾರಣ ಸರ್ಕಾರವು ಸಭಾಧ್ಯಕ್ಷರ ಮೂಲಕ ಇಂತಹ ಹೇಳಿಕೆಗಳನ್ನು ಕೊಡಿಸುತ್ತಿದೆ' ಎಂದರು.

ಈ ಸಲವೂ ಬೆಂಗಳೂರಿಗೇ ಕಪ್

ಆರ್‌ಸಿಬಿ ವನಿತೆಯರಿಗೆ 2ನೇ ಬಾರಿ ಡಬ್ಲ್ಯುಪಿಎಲ್ ಕಿರೀಟ ● ಡೆಲ್ಲಿ 4ನೇ ಸಲ ರನ್ನರ್ಸ್ ಅಪ್



ಟ್ರೋಫಿಯೊಂದಿಗೆ ಆರ್‌ಸಿಬಿ ತಂಡದ ಆಟಗಾರ್ತಿಯರ ಸಂಭ್ರಮ ಚಿತ್ರಗಳು: ಎಎಫ್‌ಪಿ/ಪಿಟಿಐ

ಡಬ್ಲ್ಯುಪಿಎಲ್‌ನಲ್ಲಿ ಗರಿಷ್ಠ ಚೇಸಿಂಗ್

ಗುರಿ	ತಂಡ	ವಿರುದ್ಧ	ತಾಣ	ವರ್ಷ
204	ಆರ್‌ಸಿಬಿ	ಡೆಲ್ಲಿ	ವಡೋದರ	2026
202	ಆರ್‌ಸಿಬಿ	ಗುಜರಾತ್	ವಡೋದರ	2025
193	ಮುಂಬೈ	ಗುಜರಾತ್	ನವಿ ಮುಂಬೈ	2026

ಟೂರ್ನಿಯಲ್ಲಿ ಅತಿ ಹೆಚ್ಚು ರನ್

ಆಟಗಾರ್ತಿ	ತಂಡ	ಪಂದ್ಯ	ರನ್	ಅರ್ಧಶತಕ	ಶತಕ	ಗರಿಷ್ಠ
ಸ್ಮೃತಿ ಮಂದಾನ	ಆರ್‌ಸಿಬಿ	9	377	3	-	96
ಹರ್ಮನ್‌ಪ್ರೀತ್ ಕೌರ್	ಮುಂಬೈ	8	342	3	-	82*
ಶಿವರ್ ಬ್ರಂಟ್	ಮುಂಬೈ	7	321	3	1	100*
ಲಿಝೆಲ್ ಲೀ	ಡೆಲ್ಲಿ	10	320	2	-	86
ಲಾರಾ ವೋಲ್ವಾರ್ಟ್	ಡೆಲ್ಲಿ	10	317	1	-	77

ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್

ಆಟಗಾರ್ತಿ	ತಂಡ	ಪಂದ್ಯ	ವಿಕೆಟ್	3 ವಿಕೆಟ್	ಬೆಸ್ಟ್
ಸೋಫಿ ಡಿವೈನ್	ಗುಜರಾತ್	9	17	2	37ಕ್ಕೆ4
ನಂದನಿ ಶರ್ಮಾ	ಡೆಲ್ಲಿ	10	17	1	33ಕ್ಕೆ5
ನದೀನ್ ಡಿ ಕ್ಲರ್ಕ್	ಆರ್‌ಸಿಬಿ	9	16	2	22ಕ್ಕೆ4
ಅಮೇಲಿಯಾ ಕೆರ್	ಮುಂಬೈ	7	14	2	24ಕ್ಕೆ3
ಶ್ರೀಚರಣಿ	ಡೆಲ್ಲಿ	10	14	2	31ಕ್ಕೆ4

ವಡೋದರ (ಪಿಟಿಐ): ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರ ಬಳಗವು ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿತು. ಆದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ನಾಲ್ಕನೇ ಬಾರಿಯೂ ಪ್ರಶಸ್ತಿ ಸುತ್ತಿನಲ್ಲಿ ನಿರಾಸೆ ಅನುಭವಿಸಿತು.

ಕೋತಂಬಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂದಾನ (87; 41ಎ) ಮತ್ತು ಜಾರ್ಜಿಯಾ ವೋಲ್ (79; 54ಎ) ಅವರ ಅಬ್ಬರದಿಂದ ಆರ್‌ಸಿಬಿ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಎರಡು ಬಾರಿ ಚಾಂಪಿಯನ್ ಆಗಿದೆ. ಆರ್‌ಸಿಬಿ ಆ ದಾಖಲೆಯನ್ನು ಸರಿಗಟ್ಟಿದೆ. ಆದರೆ ಡೆಲ್ಲಿ ತಂಡಕ್ಕೆ ಈ ಬಾರಿಯೂ ಅದೃಷ್ಟ ಒಲಿಯಲಿಲ್ಲ!

ಒಟ್ಟಾರೆ ಆರ್‌ಸಿಬಿ ಫ್ರ್ಯಾಂಚೈಸಿಯು ಸತತ ಮೂರು ವರ್ಷಗಳಿಂದ ಪ್ರಶಸ್ತಿ ಜಯಿಸಿದಂತಾಗಿದೆ. 2024ರಲ್ಲಿ ಆರ್‌ಸಿಬಿ ಮಹಿಳೆಯರು ಮತ್ತು 2025ರಲ್ಲಿ ಪುರುಷರ ತಂಡವು ಐಪಿಎಲ್‌ನಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಬಾರಿ ಮತ್ತೆ ವನಿತೆಯರು ದಾಖಲೆ ಬರೆದರು. ಹೋದ ವರ್ಷ ಭಾರತ ತಂಡವು ಏಕದಿನ ವಿಶ್ವಕಪ್ ಜಯಿಸಿದ್ದ ಸಂದರ್ಭದಲ್ಲಿ ಸ್ಮೃತಿ ಮಂದಾನ ಉಪನಾಯಕಿಯಾಗಿದ್ದರು.

ಡೆಲ್ಲಿ ತಂಡವು ಈ ಸಲ ತನ್ನ ಸಾಮರ್ಥ್ಯವನ್ನು ಪೂರ್ಣ ಪಣಕ್ಕಿಟ್ಟು ಹೋರಾಡಿತು. ಅದರಲ್ಲೂ ತಂಡದ ನಾಯಕಿ ಜೆಮಿಮಾ (57; 37ಎಸೆತ), ಶಿನೆಲ್ ಹೆನ್ರಿ (35; 15ಎಸೆತ), ಲಿಝೆಲ್ ಲೀ (37; 30ಎ) ಮತ್ತು ಲಾರಾ ವೋಲ್ವಾರ್ಟ್ (ಔಟಾಗದೇ 44; 25ಎ) ಅವರ ಬ್ಯಾಟಿಂಗ್ ಅಮೋಘವಾಗಿತ್ತು. ಅದರಿಂದಾಗಿ ಡೆಲ್ಲಿ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 203 ರನ್ ಗಳಿಸಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಆರ್‌ಸಿಬಿ ತಂಡದ ಬೌಲರ್‌ಗಳು ಆರಂಭದ ಮೂರು ಓವರ್‌ಗಳಲ್ಲಿ ಬಿಗಿಹಿಡಿತ ಸಾಧಿಸಿದ್ದರು. ಆದರೆ ನಂತರ ಡೆಲ್ಲಿ ಬ್ಯಾಟರ್‌ಗಳು ವಿಜೃಂಭಿಸಿದರು.

ಆದರೆ ಆರ್‌ಸಿಬಿಯು ದೊಡ್ಡ ಗುರಿಗೆ ಎದೆಗುಂದಲಿಲ್ಲ. ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಗ್ರೇಸ್ ಹ್ಯಾರಿಸ್ ಅವರನ್ನು ಶಿನೆಲ್ ಹೆನ್ರಿ ಅವರು ಕ್ಲೀನ್‌ಬೌಲ್ಡ್ ಮಾಡಿದರು. ಈ ಹಂತದಲ್ಲಿ ಜೆಮಿಮಾ ಬಳಗಕ್ಕೆ ಇನಿಂಗ್ಸ್ ಮೇಲೆ ಹಿಡಿತ ಸಾಧಿಸುವ ಅವಕಾಶ ಇತ್ತು. ಆದರೆ ಕ್ರೀಸ್‌ಗೆ ಬಂದ ಜಾರ್ಜಿಯಾ ವೋಲ್ ಅವರು ಸ್ಮೃತಿ ಜೊತೆಗೂಡಿ ಡೆಲ್ಲಿ ತಂಡದ ಯೋಜನೆಗಳನ್ನು ನುಚ್ಚುನೂರು ಮಾಡಿದರು. ಸ್ಮೃತಿ ಅವರಂತೂ 3 ಸಿಕ್ಸರ್ ಹಾಗೂ ಒಂದು ಡಜನ್ ಬೌಂಡರಿ ಗಳಿಸಿದರು. ಜಾರ್ಜಿಯಾ 14 ಬಾರಿ ಚೆಂಡನ್ನು ಬೌಂಡರಿಗೆರೆ ದಾಟಿಸಿದರು.

ಡೆಲ್ಲಿ ಫೀಲ್ಡರ್‌ಗಳ ಲೋಪಗಳು, ಕ್ಯಾಚ್‌ಗಳನ್ನು ಪಡೆಯುವ ಅವಕಾಶಗಳನ್ನು ವ್ಯರ್ಥಗೊಳಿಸಿದ್ದು ದುಬಾರಿಯಾದವು. ಒತ್ತಡ ನಿಭಾಯಿಸುವಲ್ಲಿ ನಾಯಕಿ ಜೆಮಿಮಾ ಎಡವಿದರು. ಫೀಲ್ಡಿಂಗ್ ನಿಯೋಜನೆಯಲ್ಲಿಯೂ ನಿಖರತೆ ಇರಲಿಲ್ಲ. ಇದರಿಂದಾಗಿ ಬೌಲರ್‌ಗಳು ದಂಡನೆಗೊಳಗಾಗುವುದು ತಪ್ಪಲಿಲ್ಲ.


87 ರನ್
ಸ್ಮೃತಿ ಮಂದಾನ ಅವರು ಈ ಪಂದ್ಯದಲ್ಲಿ 87 ರನ್ ಬಾರಿಸಿದರು. ಇದು, ಡಬ್ಲ್ಯುಪಿಎಲ್ ಫೈನಲ್‌ನಲ್ಲಿ ಬ್ಯಾಟರ್‌ವೊಬ್ಬರು ಗಳಿಸಿದ ಗರಿಷ್ಠ ಮೊತ್ತವೆನಿಸಿತು. ಇದೇ ಪಂದ್ಯದಲ್ಲಿ 79 ರನ್ ಗಳಿಸಿದ ಜಾರ್ಜಿಯಾ ವೋಲ್ ಎರಡನೇ ಸ್ಥಾನದಲ್ಲಿದ್ದಾರೆ



ಜಾರ್ಜಿಯಾ ವೋಲ್

₹6 ಕೋಟಿ
ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ಲಭಿಸಿದ ಬಹುಮಾನ ಮೊತ್ತ

₹3 ಕೋಟಿ
ರನ್ನರ್ಸ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊರೆತ ನಗದು ಬಹುಮಾನ




ಸ್ಮೃತಿ ಮಂದಾನ

ಸ್ಕೋರ್ ಕಾರ್ಡ್

ಡೆಲ್ಲಿ ಕ್ಯಾಪಿಟಲ್ಸ್: 20 ಓವರುಗಳಲ್ಲಿ 4ಕ್ಕೆ 203
ಲಿಝೆಲ್ ಲೀ ಸಿ ಗ್ರೇಸ್ ಬಿ ಡಿ ಕ್ಲರ್ಕ್ 37 (30ಎ, 4x3, 6x3)
ಶಫಾಲಿ ಸಿ ರಿಚಾ ಬಿ ಅರುಂಧತಿ 20 (13ಎ, 4x3)
ಲಾರಾ ವೋಲ್ವಾರ್ಟ್ ರನೌಟ್ (ಅರುಂಧತಿ/ರಿಚಾ) 44 (25ಎ, 4x3, 6x2)
ಜೆಮಿಮಾ ಸಿ ಡಿ ಕ್ಲರ್ಕ್ ಬಿ ಸಯಾಲಿ 57 (37ಎ, 4x8)
ಶಿನೆಲ್ ಹೆನ್ರಿ ಔಟಾಗದೇ 35 (15ಎ, 4x4, 6x2)
ಇತರೆ: 10 (ವೈಡ್ 10)
ವಿಕೆಟ್ ಪತನ: 1–49 (ಶಫಾಲಿ ವರ್ಮಾ, 5.5), 2–72 (ಲಿಝೆಲ್ ಲೀ, 7.3), 3–148 (ಜೆಮಿಮಾ ರಾಡ್ರಿಗಸ್, 15.6), 4–203 (ಲಾರಾ ವೋಲ್ವಾರ್ಟ್, 19.6)
ಬೌಲಿಂಗ್: ಲಾರೆನ್ ಬೆಲ್ 4–0–19–0; ಸಯಾಲಿ ಸತ್ಘರೆ 4–0–46–1; ಅರುಂಧತಿ ರೆಡ್ಡಿ 4–0–40–1; ಶ್ರೇಯಾಂಕಾ ಪಾಟೀಲ 2–0–32–0; ನದೀನ್ ಡಿ ಕ್ಲರ್ಕ್4–0–48–1; ರಾಧಾ ಯಾದವ್ 2–0–18–0

ಆರ್‌ಸಿಬಿ: 4 ವಿಕೆಟ್‌ಗೆ 204 (19.4 ಓವರುಗಳಲ್ಲಿ)
ಗ್ರೇಸ್ ಹ್ಯಾರಿಸ್ ಬಿ ಶಿನೆಲ್ 9 (7ಎ, 4x2)
ಸ್ಮೃತಿ ಮಂದಾನ ಬಿ ಶಿನೆಲ್ 87 (41ಎ, 4x12, 6x3)
ಜಾರ್ಜಿಯಾ ಸಿ ಶಫಾಲಿ ಬಿ ಮಿನು ಮಣಿ 79 (54ಎ, 4x14)
ರಿಚಾ ಸಿ ಮಿನು ಮಣಿ ಬಿ ನಂದನಿ 6 (6ಎ, 4x1)
ನದೀನ್ ಡಿ ಕ್ಲರ್ಕ್ ಔಟಾಗದೇ 7 (5ಎ, 4x1)
ರಾಧಾ ಯಾದವ್ ಔಟಾಗದೇ 12 (5ಎ, 4x2)
ಇತರೆ: 4 (ಬೈ 2, ವೈಡ್ 2)
ವಿಕೆಟ್ ಪತನ: 1–9 (ಗ್ರೇಸ್ ಹ್ಯಾರಿಸ್, 1.1), 2–174 (ಜಾರ್ಜಿಯಾ ವೋಲ್, 16.3), 3–181 (ರಿಚಾ ಘೋಷ್, 17.4), 4–191 (ಸ್ಮೃತಿ ಮಂದಾನ, 18.4)
ಬೌಲಿಂಗ್: ಮರೈಝನ್ ಕಾಪ್ 4–0–38–0; ಶಿನೆಲ್ ಹೆನ್ರಿ 4–0–34–2; ನಂದನಿ ಶರ್ಮಾ 4–0–41–1; ಶ್ರೀಚರಣಿ 3.4–0–46–0; ಶಫಾಲಿ ವರ್ಮಾ 1–0–9–0; ಮಿನು ಮಣಿ 2–0–19–1; ಸ್ನೇಹ ರಾಣಾ 1–0–15–0
ಫಲಿತಾಂಶ: ಆರ್‌ಸಿಬಿಗೆ 6 ವಿಕೆಟ್ ಜಯ
ಪಂದ್ಯದ ಆಟಗಾರ್ತಿ: ಸ್ಮೃತಿ ಮಂದಾನ
ಸರಣಿಯ ಆಟಗಾರ್ತಿ: ಸೋಫಿ ಡಿವೈನ್



ಭಾರತ್ ಟ್ಯಾಕ್ಸಿ ಸರ್ವಿಸ್ ಉದ್ಘಾಟನೆ !

ಸುರುಚಿ– ರಾಣಾ ಜೋಡಿಗೆ ಬೆಳ್ಳಿ

ನವದೆಹಲಿ (ಪಿಟಿಐ): ಹಾಲಿ ವಿಶ್ವ ಚಾಂಪಿಯನ್ ಸಾಮ್ರಾಟ್ ರಾಣಾ ಮತ್ತು ವಿಶ್ವಕಪ್ ವಿಜೇತೆ ಸುರುಚಿ ಸಿಂಗ್ ಅವರಿದ್ದ ಭಾರತದ ಮಿಶ್ರ ಡಬಲ್ಸ್ ತಂಡವು ಏಷ್ಯನ್ ಶೂಟಿಂಗ್ ಚಾಂಪಿಯನ್‌ಷಿಪ್‌ನ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಗುರುವಾರ ಬೆಳ್ಳಿ ಪದಕಕ್ಕೆ 'ಗುರಿಯಿಡುವಲ್ಲಿ' ಯಶಸ್ವಿಯಾಯಿತು.

ಎಡಗೈ ಶೂಟರ್ ರಶ್ಮಿಕಾ ಸೆಹಲ್ ಮತ್ತು ವಂಶಿಕಾ ಚೌಧರಿ ಅವರು ಮಹಿಳೆಯರ ಜೂನಿಯರ್ ವಿಭಾಗದಲ್ಲಿ, ಯೂತ್ ವಿಭಾಗದಲ್ಲಿ ಪ್ರಿಯಾಂಶಿ ಪೂರ್ವ ಮತ್ತು ಚಹೆಕ್ ಕೊಹ್ಲಾ ಅವರು ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನು ಪಡೆದರು.

ಭಾರತ ಎರಡನೇ ದಿನದ ಕೊನೆಗೆ ಒಟ್ಟು 10 ಚಿನ್ನ, ಐದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಪಡೆದುಕೊಂಡಿದ್ದು ಎರಡನೇ ಸ್ಥಾನದಲ್ಲಿರುವ ಉಜ್ಬೇಕಿಸ್ತಾನಕ್ಕಿಂತ ಬಹಳ ಮುಂದಿದೆ. ಉಜ್ಬೇಕಿಸ್ತಾನ ಮೂರು ಚಿನ್ನದ ಪದಕಗಳನ್ನು ಜಯಿಸಿದೆ.

ಎರಡನೇ ದಿನ ಉಜ್ಬೇಕಿಸ್ತಾನದ ಏಕೈಕ ಚಿನ್ನ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಬಂದಿತು. ನಿಗಿನಾ ಸೈದುಕುಲೋವಾ– ಮುಕಮ್ಮದ್ ಕಮಲೋವ್ ಅವರು 481.3 ಸ್ಕೋರ್ ದಾಖಲಿಸಿ, ಸಾಮ್ರಾಟ್– ಸುರುಚಿ ಜೋಡಿಯನ್ನು (479.6) ಹಿಂದೆಹಾಕಿದರು.

ಬಿಲ್ಲಿ ಜೀನ್ ಕಿಂಗ್ ಕಪ್ ಆತಿಥ್ಯ ಭಾರತಕ್ಕೆ

ನವದೆಹಲಿ (ಪಿಟಿಐ): 2026ರ ಬಿಲ್ಲಿ ಜೀನ್ ಕಿಂಗ್ ಕಪ್ ಏಷ್ಯಾ–ಒಷಾನಿಯಾ ವಲಯದ ಟೂರ್ನಿಯ ಆತಿಥ್ಯವನ್ನು ಭಾರತಕ್ಕೆ ವಹಿಸಲಾಗಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಗುರುವಾರ ತಿಳಿಸಿದೆ.

ಬಿಲ್ಲಿ ಜೀನ್ ಕಿಂಗ್ ಕಪ್, ಮಹಿಳಾ ಟೆನಿಸ್‌ನ ವಿಶ್ವಕಪ್ ಎನಿಸಿದೆ. ನವೀಕೃತಗೊಂಡಿರುವ ಡೆಲ್ಲಿ ಲಾನ್ ಟೆನಿಸ್ ಸಂಸ್ಥೆಯ ಅಂಕಣಗಳಲ್ಲಿ ಏಪ್ರಿಲ್ 7 ರಿಂದ11 ರವರೆಗೆ ಈ ಸ್ಪರ್ಧೆ ನಡೆಯಲಿದೆ ಎಂದು ಎಐಟಿಎ ಮಹಾ ಪ್ರಧಾನ ಕಾರ್ಯದರ್ಶಿ ಅನಿಲ್ ಧುಪರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟೂರ್ನಿಯು ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದ್ದು ಮೊದಲ ಎರಡು ಸ್ಥಾನ ಗಳಿಸುವ ತಂಡಗಳು ಪ್ಲೇ ಆಫ್‌ಗೆ ಬಡ್ತಿ ಪಡೆಯಲಿವೆ.

ಬ್ಯಾಡ್ಮಿಂಟನ್: ಭಾರತ ತಂಡಗಳಿಗೆ ಸೋಲು

ಕಿಂಗ್ಡಾವೊ (ಚೀನಾ), (ಪಿಟಿಐ): ಹಾಲಿ ಚಾಂಪಿಯನ್ ಭಾರತ ಮಹಿಳಾ ತಂಡವು ಏಷ್ಯಾ ಟೀಮ್ ಬ್ಯಾಡ್ಮಿಂಟನ್ ಟೂರ್ನಿಯ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಗುರುವಾರ ಥಾಯ್ಲೆಂಡ್ ಎದುರು 2–3ರಿಂದ ಸೋಲನುಭವಿಸಿತು. ಪುರುಷರ ತಂಡವೂ ಇದೇ ಅಂತರದಲ್ಲಿ ಜಪಾನ್‌ಗೆ ಮಣಿಯಿತು.

ವಿಶ್ವ ಕ್ರಮಾಂಕದಲ್ಲಿ 42ನೇ ಸ್ಥಾನದಲ್ಲಿರುವ ತನ್ವಿ, 21–14, 17–21, 21–18ರಿಂದ ಬುಸಾನನ್ ಒಂಗ್ ಬಮ್ರುಂಗ್‌ಫನ್ ಅವರನ್ನು ಮಣಿಸಿದರು. ಡಬಲ್ಸ್‌ನಲ್ಲಿ ಟ್ರೀಸಾ ಜೋಳಿ– ಗಾಯತ್ರಿ ಗೋಪಿಚಂದ್ ಜೋಡಿ 21–14, 20–22, 21–11ರಿಂದ ಟೀಡಾಪ್ರೊನ್ ಕ್ಲೀಬ್ಲೀಸನ್ ಹಾಗೂ ನತ್ತಮೊನ್ ಲೈಸುವಾನ್ ಅವರನ್ನು ಮಣಿಸಿತು.

ಆದರೆ, ಸಿಂಗಲ್ಸ್‌ನ ಮತ್ತೊಂದು ಪಂದ್ಯದಲ್ಲಿ ರಕ್ಷಿತಾ ರಾಮರಾಜ್, ಡಬಲ್ಸ್‌ನ ಎರಡನೇ ಪಂದ್ಯದಲ್ಲಿ ತನಿಷಾ ಕ್ರಾಸ್ಟೊ–ಶ್ರುತಿ ಮಿಶ್ರಾ ಅವರು ಸೋತರು.

ನಿರ್ಣಾಯಕವಾಗಿದ್ದ ಸಿಂಗಲ್ಸ್ ಮೂರನೇ ಪಂದ್ಯದಲ್ಲಿ ಮಾಳವಿಕಾ ಬನ್ಸೋಡ್ 18–21, 14–21ರಿಂದ ನೇರ ಆಟಗಳಲ್ಲಿ ಪೊರ್ನಪಿಚಾ ಚೊಕೀವಾಂಗ್ ವಿರುದ್ಧ ಸೋತರು.

ಪುರುಷರ ತಂಡಕ್ಕೆ ಸೋಲು: ಜಪಾನ್ ವಿರುದ್ಧದ ಗುಂಪು ಹಂತದ ಎರಡನೇ ಪಂದ್ಯದಲ್ಲಿ ಕನ್ನಡಿಗ ಆಯುಷ್ ಶೆಟ್ಟಿ ಅವರು 21–18, 15–21, 21–11ರಿಂದ ಕೆಂಟಾ ನಿಷಿಮೊಟೊ ಅವರನ್ನು ಮಣಿಸಿದರು. ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್ ಶೆಟ್ಟಿ ಅವರು 21–18, 15–21, 21–12ರಿಂದ ಟಕುರೊ ಹೊಕಿ– ಯುಗೊ ಕೊಬಾಯಶಿ ಅವರನ್ನು ಮಣಿಸಿದರು.

ಆದರೆ, ಸಿಂಗಲ್ಸ್‌ನ ಎರಡನೇ ಪಂದ್ಯದಲ್ಲಿ ಎಚ್.ಎಸ್.ಪ್ರಣಯ್ ಅವರು 17–21, 11–21ರಲ್ಲಿ ಯುಷಿ ತನಾಕಾ ವಿರುದ್ಧ ಸೋತರು. ಡಬಲ್ಸ್‌ನ ಇನ್ನೊಂದು ಪಂದ್ಯದಲ್ಲಿ ಹರಿಹರನ್ ಅಂಶಕರುಣನ್– ಪೃಥ್ವಿ ಕೃಷ್ಣ ಮೂರ್ತಿ ಅವರು ಪರಾಭವಗೊಂಡರು. ತರುಣ್ ಮನ್ನೆಪಲ್ಲಿ ಅವರೂ ಸೋತರು.